ಗುರುವಾರ, ಸೆಪ್ಟೆಂಬರ್ 14, 2023 | ₹ 7.00

www.prajavani.net

prajavani.net prajavani prajavani prajavani

ಪ್ರಜಾವಾಣಿ @75

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ



ಸೆಲ್ಫಿ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹಾಗೂ ಆ್ಯಪಲ್ ಸಂಸ್ಥೆಯ ಸಿಇಒ ಟಿಮ್ ಕುಕ್ ಸೆಲ್ಫಿ ಸಂಭ್ರಮದಲ್ಲಿ

ಮೋಸದಿಂದ ಶುದ್ಧ ಕ್ರಯಪತ್ರಕ್ಕೆ ಸಹಿ – ಆರೋಪ ● ಬಿಜೆಪಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ ಎಚ್ಚರಿಕೆ

‘ಸುಧಾಕರ್ ಕೈಬಿಡುವವರೆಗೂ ಹೋರಾಟ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ಪರಿಶಿಷ್ಟ ಕುಟುಂಬದ ಜಮೀನು ಕಬಳಿಸಿ, ಅವರ ಮೇಲೆ ದೌರ್ಜನ್ಯ ನಡೆಸಿರುವ ಸಚಿವ ಡಿ. ಸುಧಾಕರ್ ಅವರನ್ನು ಸಂಪುಟದಿಂದ ಕೈಬಿಡುವವರೆಗೂ ವಿರಮಿಸುವುದಿಲ್ಲ. ಬಿಜೆಪಿ ಎರಡು ದಿನಗಳಲ್ಲಿ ರಾಜ್ಯದಾದ್ಯಂತ ಹೋರಾಟ ಆರಂಭಿಸಲಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ಬುಧವಾರ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಕಾರಜೋಳ, ‘ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ. ಮಂತ್ರಿಗಳೇ ದಲಿತರ ಆಸ್ತಿ ಕಬಳಿಸುತ್ತಿದ್ದಾರೆ. ಸುಧಾಕರ್ ಪರಿಶಿಷ್ಟ ಕುಟುಂಬದ ಜಮೀನು ಕಬಳಿಸಿರುವುದಕ್ಕೆ ನೇರವಾದ ಸಾಕ್ಷ್ಯಗಳಿವೆ. ತಕ್ಷಣವೇ ಅವರನ್ನು ಸಂಪುಟದಿಂದ ಕೈಬಿಡಬೇಕು. ಇಲ್ಲವೇ, ಅವರಾಗಿಯೇ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

‘ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಸಚಿವರು ರಾಜೀನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕಿತ್ತು. ವಿಷಯ ಗಮನಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿಯವರೇ ಸಚಿವರನ್ನು ಸಂಪುಟದಿಂದ ಕೈಬಿಡಬೇಕಿತ್ತು. ವರದಿ ತರಿಸಿಕೊಂಡು ಪರಿಶೀಲಿಸುತ್ತೇನೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಉಡಾಫೆಯ ಧೋರಣೆ ಪ್ರದರ್ಶಿಸುತ್ತಿದ್ದಾರೆ’ ಎಂದರು.

ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ‘ಈ ಪ್ರಕರಣದಲ್ಲಿ ಪರಿಶಿಷ್ಟರ ಜಮೀನು ಕಬಳಿಸಲು ದೊಡ್ಡ ಸಂಚು ನಡೆಸಲಾಗಿತ್ತು. ಮಾಜಿ ಶಾಸಕರಾಗಿದ್ದ ಅವಧಿಯಲ್ಲೇ ಖರೀದಿ ಒಪ್ಪಂದ ಮಾಡಿಕೊಂಡಿದ್ದ ಸುಧಾಕರ್, ಭೂಮಾಲೀಕರು ಮಾರಾಟಕ್ಕೆ ನಿರಾಕರಿಸಿದಾಗ ಒಪ್ಪಂದ ರದ್ದುಗೊಳಿಸುವುದಾಗಿ ಹೇಳಿದ್ದರು. ಅದೇ ನೆಪದಲ್ಲಿ ಉಪ ನೋಂದಣಿ ಕಚೇರಿಗೆ ಕರೆದೊಯ್ದು ಮೋಸದಿಂದ ಶುದ್ಧ ಕ್ರಯಪತ್ರಕ್ಕೆ ಸಹಿ ಮಾಡಿಸಿಕೊಂಡಿದ್ದರು’ ಎಂದು ಆರೋಪಿಸಿದರು.

‘ಖಾತೆ ಬದಲಾವಣೆಗೆ ಪ್ರಯತ್ನಿಸಿದಾಗ ಭೂಮಾಲೀಕರಿಗೆ ಗೊತ್ತಾಗಿತ್ತು. ಅವರು ತಕರಾರು ಅರ್ಜಿ ಸಲ್ಲಿಸಿದ್ದರು. ಸುಧಾಕರ್ ಸಚಿವರಾದ ಬಳಿಕ ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿ ಮೂಲಕ ತಹಶೀಲ್ದಾರ್ ಮೇಲೆ ಒತ್ತಡ ಹೇರಿ ಖಾತೆ ಬದಲಾವಣೆ ಮಾಡಿಸಲಾಗಿದೆ. ಜಮೀನು ಸ್ವಾಧೀನಕ್ಕೆ ಪಡೆಯಲು ಪ್ರಯತ್ನಿಸಿ, ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಲಾಗಿದೆ’ ಎಂದು ದಾಖಲೆಗಳನ್ನು ಪ್ರದರ್ಶಿಸಿದರು.

ಕೇವಲ ಕ್ರಯಪತ್ರವನ್ನು ಆಧಾರವಾಗಿಟ್ಟು ಸುಧಾಕರ್ ಅವರ ಕುಟುಂಬದ ಸದಸ್ಯರೇ ಆಡಳಿತ ನಡೆಸುವ ಸಹಕಾರ ಸೊಸೈಟಿಯಿಂದ ₹ 25 ಕೋಟಿ ಸಾಲ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಸುಧಾಕರ್ ಹೆಜ್ಜೆ ಹೆಜ್ಜೆಗೂ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿದರು.

ನ್ಯಾಯ ಕೇಳಿದವರಿಗೆ ಒದೆಯುವ ಬೆದರಿಕೆ


ಡಿ.ಸುಧಾಕರ್

ಚಿತ್ರದುರ್ಗ: ‘ನ್ಯಾಯ ದೊರಕಿಸಿಕೊಡಿ’ ಎಂದು ಅಂಗಲಾಚಿದ ವ್ಯಕ್ತಿಯೊಬ್ಬರಿಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರು ಜಾಡಿಸಿ ಒದೆಯುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾದ ಮತ್ತೊಂದು ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಸಚಿವರು ಕಾರಲ್ಲಿ ಕುಳಿತು ಹೊರಡಲು ಅಣಿಯಾಗುತ್ತಿರುವಾಗ ಬರುವ ವ್ಯಕ್ತಿಯೊಬ್ಬರು, ಸಮಸ್ಯೆ ತೋಡಿಕೊಂಡು ನ್ಯಾಯಕ್ಕಾಗಿ ಅಂಗಲಾಚಿದ್ದು ವಿಡಿಯೊದಲ್ಲಿದೆ. ಇದು ಕೆಲ ವರ್ಷಗಳ ಹಿಂದಿನ ವಿಡಿಯೊ ಎನ್ನಲಾಗಿದ್ದು, ಭೂಕಬಳಿಕೆ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾದ ಬಳಿಕ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದೆ.

‘ತೊಂದರೆಯಲ್ಲಿದ್ದೇನೆ, ದಯಮಾಡಿ ಅವರನ್ನು ಕರೆಸಿ ನ್ಯಾಯ ದೊರಕಿಸಿ ಕೊಡಿ..’ ಎಂದು ವ್ಯಕ್ತಿಯೊಬ್ಬರು ಸುಧಾಕರ್ ಅವರನ್ನು ಕೇಳಿಕೊಳ್ಳುತ್ತಾರೆ. ಆಗ ಸಿಟ್ಟಿಗೆದ್ದ ಸುಧಾಕರ್, ‘ಇಲ್ಲಿದ್ದರೆ ಜಾಡಿಸಿ ಒದೆಯುತ್ತೇನೆ. ಮೊದಲು ಹೊರಡು..’ ಎನ್ನುತ್ತಲೇ ಬೆದರಿಸುವ ದಾಟಿಯಲ್ಲೇ ಕಾರು ಇಳಿಯುವುದು ವಿಡಿಯೊದಲ್ಲಿದೆ.

ಸುದ್ದಿ 2 ನಿಮಿಷ

ದೇವರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

ಬೆಳ್ತಂಗಡಿ (ದಕ್ಷಿಣ ಕನ್ನಡ): ಭತ್ತ ಹಾಗೂ ಇತರ ಸಸ್ಯಗಳ ನೂರಾರು ತಳಿಗಳನ್ನು ಸಂಗ್ರಹಿಸಿ, ಬೆಳೆಸಿರುವ ತಾಲ್ಲೂಕಿನ ಮಿತ್ತಬಾಗಿಲು ಗ್ರಾಮದ ರೈತ ಅಮೈ ಬಿ.ಕೆ. ದೇವರಾವ್ ಅವರಿಗೆ ‘ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ’ 2020- 21 ಒಲಿದು ಬಂದಿದ್ದು, ಸೆಪ್ಟೆಂಬರ್ 12ರಂದು ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ದೇಶದ 10, ಕರ್ನಾಟಕದ ಇಬ್ಬರಿಗೆ ಈ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ₹1.50 ಲಕ್ಷ ನಗದು ಬಹುಮಾನ, ಪ್ರಶಸ್ತಿ ಪತ್ರ ಹಾಗೂ ಫಲಕ ಹೊಂದಿದೆ.



‘ರಾಷ್ಟ್ರಪತಿ ಅವರಿಂದ 150ಕ್ಕೂ ಅಧಿಕ ದೇಶಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಪ್ರಶಸ್ತಿ ಸ್ವೀಕರಿಸುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ತಳಿಗಳ ಸಂಗ್ರಹ ಹಾಗೂ ಅವುಗಳನ್ನು ಬೆಳೆಸುವ ಕೆಲಸ ಮಾಡುವ ಗುರಿ ಹೊಂದಿದ್ದೇನೆ’ ಎಂದು ಬಿ.ಕೆ.ದೇವರಾವ್ ಪ್ರತಿಕ್ರಿಯಿಸಿದ್ದಾರೆ.


15ರಂದು ಶಾಲೆ, ಕಚೇರಿಗಳಲ್ಲಿ ‘ಸಂವಿಧಾನ ಪೀಠಿಕೆ ಓದು’

ಬೆಂಗಳೂರು: ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಇದೇ 15ರಂದು ಎಲ್ಲ ಶಾಲೆ ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಓದುವಿಕೆ ಹಮ್ಮಿಕೊಳ್ಳಲಾಗಿದೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂವಿಧಾನದ ಉದ್ದೇಶವನ್ನು ಮಕ್ಕಳಿಗೆ ಅರ್ಥ ಮಾಡಿಸಬೇಕೆಂಬ ಕಾರಣಕ್ಕೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು. ‘ನಾವೇ ಒಪ್ಪಿ ನಾವೇ ಸಂವಿಧಾನವನ್ನು ಜಾರಿಗೆ ತಂದಿದ್ದೇವೆ. ಅದರಲ್ಲಿರುವ ಅಂಶಗಳು ಮುಂದಿನ ಪೀಳಿಗೆಗೂ ಅರ್ಥ ಆಗಬೇಕು. ಜಾತಿ, ಧರ್ಮಗಳ ನಡುವೆ ಸಂಘರ್ಷ ತಪ್ಪಿಸಿ ಎಲ್ಲರೂ ಸೋದರತೆಯಿಂದ ಬಾಳಲು ಸಂವಿಧಾನದ ಆಶಯ ಪೂರಕವಾಗಿದೆ’ ಎಂದರು.

‘ಮೂಲಭೂತ ಹಕ್ಕುಗಳು ಎಲ್ಲರಿಗೂ ಗೊತ್ತಿವೆ. ಆದರೆ, ಆ ಕರ್ತವ್ಯಗಳನ್ನು ಯಾರೂ ಪಾಲಿಸುತ್ತಿಲ್ಲ. ಹೀಗಾಗಿ, ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಸಂವಿಧಾನ ಪೀಠಿಕೆ ಓದುವಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಎರಡು ಕೋಟಿ ಜನರು ಹೆಸರು ನೋಂದಾಯಿಸಿದ್ದಾರೆ. ಇದು ಆಂದೋಲನ ಆಗಬೇಕು ಎನ್ನುವುದು ನಮ್ಮ ಆಶಯ’ ಎಂದೂ ಹೇಳಿದರು. ‘ಮುಖ್ಯಮಂತ್ರಿ ಕಚೇರಿಯಲ್ಲೂ ಇದನ್ನು ಓದಬೇಕು. ಸಂವಿಧಾನದಲ್ಲಿ ಎಲ್ಲರೂ ಸಮಾನರೇ. ಯಾರು ಕಡಿಮೆ ಅಲ್ಲ. ಯಾರೂ ಹೆಚ್ಚು ಅಲ್ಲ’ ಎಂದೂ ಹೇಳಿದರು.

195 ತಾಲ್ಲೂಕುಗಳು ಬರ ಪೀಡಿತ: ಕೃಷ್ಣ ಬೈರೇಗೌಡ



ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಇರುವ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡುವಂತೆ ಮುಖ್ಯಮಂತ್ರಿಯವರಿಗೆ ಶಿಫಾರಸು ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಈ ಕುರಿತ ಸಚಿವ ಸಂಪುಟ ಉಪಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಷಯ ಹೇಳಿದರು.

ಕಳೆದ ಒಂದು ವಾರದಿಂದ ರಾಜ್ಯದಾದ್ಯಂತ ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಶೀಲನೆ ನಡೆಸಲಾಗಿದೆ. ಕೇಂದ್ರದ ಮಾರ್ಗಸೂಚಿಯಂತೆ 161 ತಾಲ್ಲೂಕುಗಳು ಬರ ಘೋಷಣೆಗೆ ಅರ್ಹವಾಗಿವೆ. ಇದಲ್ಲದೇ 34 ತಾಲ್ಲೂಕುಗಳಲ್ಲೂ ಪರಿಸ್ಥಿತಿ ಚಿಂತಾಜನಕವಾಗಿದ್ದು, ಕೇಂದ್ರದ ಮಾರ್ಗಸೂಚಿ ಅನ್ವಯಿಸದಿದ್ದರೂ ಈ ತಾಲ್ಲೂಕುಗಳನ್ನು ಸಹ ಪಟ್ಟಿಗೆ ಸೇರಿಸಲಾಗಿದೆ. ಈ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕಳೆದ ವಾರ ನಡೆದ ನಾಲ್ಕನೇ ಸಂಪುಟ ಉಪಸಮಿತಿ ಸಭೆಯಲ್ಲಿ 62 ತಾಲ್ಲೂಕುಗಳು ಕೇಂದ್ರ ಮಾರ್ಗಸೂಚಿಯಂತೆ ಬರ ಘೋಷಣೆಗೆ ಅರ್ಹ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಆದರೂ ಈ ವರ್ಷ ರಾಜ್ಯದಾದ್ಯಂತ ತೀವ್ರ ಮಳೆ ಕೊರತೆ ಇದ್ದ ಕಾರಣಕ್ಕೆ 134 ತಾಲ್ಲೂಕುಗಳಲ್ಲಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಶೀಲನೆಗೆ ಸೂಚಿಸಲಾಗಿತ್ತು ಎಂದು ಕೃಷ್ಣಬೈರೇಗೌಡ ಹೇಳಿದರು.

195 ತಾಲ್ಲೂಕುಗಳಲ್ಲದೇ ಇನ್ನೂ 40 ತಾಲ್ಲೂಕುಗಳಲ್ಲಿ ಭಾಗಶಃ ಬರದ ಸ್ಥಿತಿ ಇದೆ. ಆದರೆ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಕೇಂದ್ರದ ಮಾರ್ಗಸೂಚಿ ಅಡ್ಡಿಯಾಗಿದೆ. ಆದ್ದರಿಂದ 15 ದಿನಗಳ ನಂತರ ಉಪಗ್ರಹ ಚಿತ್ರಗಳನ್ನು ಆಧರಿಸಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆಗೆ ಸೂಚಿಸಲಾಗುವುದು. ಈ ಸಂದರ್ಭದಲ್ಲಿ ಸಮೀಕ್ಷೆಗೆ ಒಳಪಟ್ಟ ತಾಲ್ಲೂಕುಗಳು ಬರ ಮಾರ್ಗಸೂಚಿಗೆ ಅನ್ವಯಿಸಿದರೆ ಎರಡನೇ ಹಂತದಲ್ಲಿ ಬರ ಘೋಷಣೆ ಮಾಡಲಾಗುವುದು ಎಂದೂ ತಿಳಿಸಿದರು.

ನಿಪಾ: ಗಡಿಯಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯಕ್ಕೆ ಹೊಂದಿಕೊಂಡಿರುವ ಕೇರಳ ಗಡಿ ಪ್ರದೇಶದಲ್ಲಿ ನಿಪಾ ವೈರಾಣುವಿನ ಶಂಕೆ ವ್ಯಕ್ತವಾಗಿರುವುದರಿಂದ ರೋಗ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ದಕ್ಷಿಣ ಕನ್ನಡದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳು ಶಂಕಿತ ನಿಪಾ ಪ್ರಕರಣಗಳನ್ನು ದಾಖಲಿಸಿಕೊಂಡು, ಜಿಲ್ಲಾ ಕಣ್ಗಾವಲು ಘಟಕಕ್ಕೆ ಮಾಹಿತಿ ಒದಗಿಸಬೇಕು. ಕ್ಷಿಪ್ರ ಪ್ರತಿಕ್ರಿಯೆ ತಂಡ ಸಭೆಗಳನ್ನು ನಡೆಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಮತ್ತು ಎಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಪ್ರಕರಣಗಳ ನಿರ್ವಹಣೆಗೆ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಕಾಯ್ದಿರಿಸಬೇಕು. ಅಗತ್ಯ ಔಷಧಗಳ ಶೇಖರಣೆ, ನಿಪಾ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಗೆ ಸಂಬಂಧಿಸಿದಂತೆ ಕ್ಷೇತ್ರ ಸಿಬ್ಬಂದಿಗೆ ತರಬೇತಿ ನೀಡುವ ವ್ಯವಸ್ಥೆ ಜಾರಿಮಾಡಬೇಕು ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳಲ್ಲಿ ವರದಿಯಾಗುವ ನಿಪಾ ಶಂಕಿತ ಪ್ರಕರಣಗಳ ಮಾದರಿಯನ್ನು ಪುಣೆಯ ಎನ್ಐವಿ ಪ್ರಯೋಗಾಲಯಕ್ಕೆ ಕಳುಹಿಸಲು ವ್ಯವಸ್ಥೆ ಮಾಡಬೇಕು. ಸಾರ್ವಜನಿಕರಿಗೆ ರೋಗದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಈವರೆಗೆ ನಿಪಾ ಮರಣ ಪ್ರಕರಣ ವರದಿಯಾಗಿಲ್ಲ. ಆದರೂ ಬಾವಲಿ ಹಾಗೂ ಪ್ರಾಣಿಗಳಿಂದ ಬರುವ ಈ ರೋಗದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

‘ಇದು ಬಾವಲಿಗಳು, ಹಕ್ಕಿಗಳು, ಪ್ರಾಣಿಗಳ ಮೂಲಕವೂ ಹರಡುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಕ್ಕಿಗಳು ಕಚ್ಚಿರುವ ಹಣ್ಣುಗಳನ್ನು ತಿನ್ನಬಾರದು. ಸೋಂಕು ಪತ್ತೆಯಾದ ಪ್ರದೇಶದಲ್ಲಿ ಬಾವಲಿಗಳ ಮೂಲಕ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಅಲ್ಲಿನ ಮರಗಳಿಂದ ಇಳಿಸಿದ ಸೇಂದಿ ಸೇವಿಸುವುದೂ ಅಪಾಯಕಾರಿ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನವೀನಚಂದ್ರ ಕುಲಾಲ್ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಿಂದ ಕೆಲಸಕ್ಕಾಗಿ ಕೇರಳಕ್ಕೆ ಹೆಚ್ಚಿನ ಮಂದಿ ನಿತ್ಯವೂ ತೆರಳುವುದರಿಂದ, ಅವರ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. ಮೈಸೂರು, ಚಾಮರಾಜನಗರ ಜಿಲ್ಲೆಯ ಗಡಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೇರಳ: ಸೋಂಕು ನಿಗ್ರಹಕ್ಕೆ ಕ್ರಮ– ಶಾಲೆ ಬಂದ್

ನವದೆಹಲಿ (ರಾಯಿಟರ್ಸ್): ಕೇರಳದ ಕೋಯಿಕ್ಕೋಡ್‌ನಲ್ಲಿ ವರದಿಯಾದ ಇಬ್ಬರ ಸಾವಿಗೆ ನಿಪಾ ವೈರಸ್ ಸೋಂಕು ಕಾರಣ ಎಂಬುದು ದೃಢವಾದ ಬಳಿಕ ಸೋಂಕು ತಡೆಗಟ್ಟುವ ಕ್ರಮವಾಗಿ ರಾಜ್ಯದ ಕೆಲ ಶಾಲೆ, ಕಚೇರಿಗಳು ಮತ್ತು ಸಾರ್ವಜನಿಕ ಸಾರಿಗೆಯನ್ನು ಬುಧವಾರ ಬಂದ್ ಮಾಡಲಾಗಿತ್ತು.

‘ಕೇರಳದಲ್ಲಿ ಪತ್ತೆಯಾಗಿರುವುದು ನಿಪಾ ವೈರಸ್‌ನ ಬಾಂಗ್ಲಾದೇಶಿ ಉಪತಳಿ. ಇದು ಮಾನವರಿಂದ ಮಾನವರಿಗೆ ಹರಡುತ್ತದೆ. ಈ ಸೋಂಕಿಗೆ ಒಳಗಾದವರ ಸಾವಿನ ಪ್ರಮಾಣ ಹೆಚ್ಚೇ ಇರುತ್ತದೆ. ಆದರೆ ಇದರ ಸೋಂಕು ಪ್ರಸರಣ ದರ ಕಡಿಮೆ ಇರುತ್ತದೆ’ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

‘ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಪತ್ತೆ ಮಾಡಿ, ಸೋಂಕಿನ ಲಕ್ಷಣಗಳು ಕಂಡಬಂದವರನ್ನು ಪ್ರತ್ಯೇಕ ವಾಸದಲ್ಲಿ ಇರಿಸುವ ಕಡೆಗೆ ನಾವು ಈಗ ಗಮನಹರಿಸಿದ್ದೇವೆ. ವೈದ್ಯಕೀಯ ಬಿಕ್ಕಟ್ಟನ್ನು ತಡೆಯುವ ಸಲುವಾಗಿ ರಾಜ್ಯದ ಕೆಲ ಭಾಗಗಳಲ್ಲಿ ಸಾರ್ವಜನಿಕರ ಓಡಾಟವನ್ನು ನಿರ್ಬಂಧಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

ಕೋಯಿಕ್ಕೋಡ್ ಜಿಲ್ಲೆಯ ಸುಮಾರು ಏಳು ಗ್ರಾಮಗಳನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಕಠಿಣ ಪ್ರತ್ಯೇಕತಾವಾಸದಂಥ ಕ್ರಮ ಕೈಗೊಳ್ಳಲಾಗಿದೆ. ಮೃತಪಟ್ಟವರಲ್ಲಿ ಒಬ್ಬರು ಕೃಷಿಕರು. ಅವರ ಸಂಪರ್ಕಕ್ಕೆ ಬಂದವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಸಂತ್ರಸ್ತರ ಮಗಳು ಮತ್ತು ಸೋದರ ಸಂಬಂಧಿಗೆ ಸೋಂಕು ದೃಢಪಟ್ಟಿದೆ. ಸದ್ಯ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಕುಟುಂಬದ ಇತರ ಸದಸ್ಯರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ.

ಸೋಂಕಿಗೊಳಗಾಗಿರುವ ಒಂಬತ್ತು ವರ್ಷದ ಬಾಲಕ, ಮತ್ತೊಬ್ಬ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ 130 ಜನರನ್ನು ವೈರಸ್ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಲಾಶಯದ ನೀರಿನ ಮಟ್ಟ (ಸಮುದ್ರ ಮಟ್ಟದಿಂದ)

ಜಲಾಶಯ	ಗರಿಷ್ಠ ಮಟ್ಟ (ಅಡಿಗಳಲ್ಲಿ)	ಇಂದಿನ ಮಟ್ಟ	ಒಳಹರಿವು (ಕ್ಯೂಸೆಕ್‌ಗಳಲ್ಲಿ)	ಹೊರಹರಿವು (ಕ್ಯೂಸೆಕ್‌ಗಳಲ್ಲಿ)
ಕೆ ಆರ್ ಎಸ್*	124.80	97.68	2,986	4,742
ಹಾರಂಗಿ	2,859	2,858.52	1,067	800
ಕಬಿನಿ	2284.00	2276.08	4,605	3,490
ಹೇಮಾವತಿ	2,922	2,898.82	1,069	6,110
ಲಿಂಗನಮಕ್ಕಿ	1,819	1,786.80	2,898	4,995.85
ಸೂಪಾ (ಮೀ)	564	545.63	3,037	3,729
ಮಾಣಿ	595	579.80	701	-
ತುಂಗಭದ್ರಾ	1,633	1,622.23	1,899	9,958
ಮಲಪ್ರಭಾ	2079.50	2,065.72	0	194
ಘಟಪ್ರಭಾ	2175	2163.16	1,033	181
ಭದ್ರಾ	186	161.4	431	2,491
ಆಲಮಟ್ಟಿ (ಮೀ)	519.60	519.00	13,093	3,684
ನಾರಾಯಣಪುರ (ಮೀ)	492.25	490.37	2,726	7,005

* ನೆಲಮಟ್ಟದಿಂದ



ಹಸಿರು ಸೇನೆ ಹಾವೇರಿಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಆಗ್ರಹಿಸಿ, ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು

ನೀಟ್: ಮಾಪ್‌ಅಪ್ ಸುತ್ತು ಇಂದಿನಿಂದ

ಪ್ರಜಾವಾಣಿ ವಾರ್ತೆ

ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸುಗಳಿಗೆ ಸೆ.14ರಿಂದ 20ರವರೆಗೆ ಆನ್‌ಲೈನ್‌ನಲ್ಲಿ ಮಾಪ್‌ಅಪ್ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ.

ಸೀಟುಹಂಚಿಕೆಯನಂತರಉಳಿದಿರುವ1,213ಸೀಟುಗಳಿಗೆ ಮಾತ್ರ ಈ ಪ್ರಕ್ರಿಯೆ ನಡೆಯಲಿದೆ. 12 ಸರ್ಕಾರಿ, 446 ಖಾಸಗಿ ಹಾಗೂ 755 ಆಡಳಿತ ಮಂಡಳಿ/ಎನ್‌ಆರ್‌ಐ ಕೋಟಾದ ಸೀಟುಗಳು. ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ಜಾಲತಾಣ ನೋಡಬಹುದು. ಎರಡು ಸುತ್ತುಗಳಲ್ಲಿ ಸೀಟು ಪಡೆದವರು ಮಾಪ್‌ಅಪ್ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸುವಂತಿಲ್ಲ. ಹಾಗೆಯೇ, ಪ್ರಾಧಿಕಾರದ ಮೂಲಕ ದಂತ ವೈದ್ಯಕೀಯ ಸೀಟು ಪಡೆದವರು ಮಾಪ್‌ಅಪ್‌ನಲ್ಲಿ ವೈದ್ಯಕೀಯ ಪದವಿ ಸೀಟುಗಳಿಗಾಗಿ ಭಾಗವಹಿಸಬಹುದು. ಮಾಪ್‌ಅಪ್‌ನಲ್ಲಿ ಭಾಗವಹಿಸುವವರು ₹ 1 ಲಕ್ಷ ಮುಂಜಾಗ್ರತಾ ಶುಲ್ಕ ಪಾವತಿಸಬೇಕು. ಸೀಟು ಪಡೆದುಕೊಂಡ ಅಭ್ಯರ್ಥಿಗಳು ನಿಗದಿತ ಕಾಲೇಜಿನಲ್ಲಿ ಪ್ರವೇಶ ಪಡೆಯದಿದ್ದರೆ ಶುಲ್ಕ ಹಿಂದಿರುಗಿಸುವುದಿಲ್ಲ. ಅಂಥವರು ಉಳಿದ ಶುಲ್ಕವನ್ನೂ ಭರಿಸಬೇಕಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಮಾಹಿತಿ ನೀಡಿದ್ದಾರೆ.

12 ಆರ್‌ಟಿಒ ಕಚೇರಿಗಳಲ್ಲಿ ಲೋಕಾಯುಕ್ತ ಶೋಧ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಭ್ರಷ್ಟಾಚಾರ, ದುರಾಡಳಿತ ಮತ್ತು ಮಧ್ಯವರ್ತಿಗಳ ಹಾವಳಿ ಕುರಿತ ದೂರುಗಳನ್ನು ಆಧರಿಸಿ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ 12 ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್‌ಟಿಒ) ಕಚೇರಿಗಳ ಮೇಲೆ ಬುಧವಾರ ಏಕಕಾಲಕ್ಕೆ ದಾಳಿಮಾಡಿದ ಲೋಕಾಯುಕ್ತ ಪೊಲೀಸರು, ಶೋಧ ನಡೆಸಿದ್ದಾರೆ.

ಬೆಂಗಳೂರು ನಗರದ ಒಂಬತ್ತು ಆರ್‌ಟಿಒ ಕಚೇರಿಗಳಲ್ಲೂ ಶೋಧ ನಡೆದಿದೆ. ನೆಲಮಂಗಲ, ದೇವನಹಳ್ಳಿ ಮತ್ತು ಆನೇಕಲ್ ಆರ್‌ಟಿಒ ಕಚೇರಿಗಳ ಮೇಲೂ ದಾಳಿಮಾಡಿ, ಶೋಧ ನಡೆಸಲಾಗಿದೆ. ಲೋಕಾಯುಕ್ತದ ನ್ಯಾಯಾಂಗ ವಿಭಾಗದಲ್ಲಿನ ನ್ಯಾಯಾಧೀಶರು, ಪೊಲೀಸ್ ವಿಭಾಗದಲ್ಲಿನ ಎಸ್‌ಪಿ, ಡಿವೈಎಸ್‌ಪಿ, ಪೊಲೀಸ್ ಇನ್‌ಸ್ಪೆಕ್ಟರ್‌ಗಳು ಸೇರಿದಂತೆ 120 ಮಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ತಡರಾತ್ರಿಯವರೆಗೂ ಕಾರ್ಯಾಚರಣೆ ಮುಂದುವರಿದಿತ್ತು.


ಬೆಂಗಳೂರಿನ ರಾಜಾಜಿನಗರ ಆರ್‌ಟಿಒ ಕಚೇರಿಯಲ್ಲಿ ಶೋಧ ಕಾರ್ಯ ನಡೆಸುತ್ತಿರುವುದು –ಪ್ರಜಾವಾಣಿ ಚಿತ್ರ

ದುರಾಡಳಿತ, ಅಕ್ರಮ, ಅವ್ಯವಹಾರದ ಕುರಿತು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಈ ವಿಚಾರಣೆಯ ಭಾಗವಾಗಿ ಆರ್‌ಟಿಒ ಕಚೇರಿಗಳಲ್ಲಿ ಶೋಧ ನಡೆಸುವಂತೆ ಲೋಕಾಯುಕ್ತರು ಆದೇಶ ಹೊರಡಿಸಿದ್ದರು. ಜಯನಗರ ಮತ್ತು ರಾಜಾಜಿನಗರ ಆರ್‌ಟಿಒ ಕಚೇರಿಗಳಿಗೆ ಬಿ.ಎಸ್. ಪಾಟೀಲ ಖುದ್ದಾಗಿ ಭೇಟಿ ನೀಡಿ ಕಾರ್ಯಾಚರಣೆ ಪರಿಶೀಲಿಸಿದರು. ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ಯಲಹಂಕ ಮತ್ತು ಯಶವಂತಪುರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಭೇಟಿನೀಡಿ, ಕಾರ್ಯಾಚರಣೆಯ ಮಾಹಿತಿ ಪಡೆದರು. ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಠಾಕೂರ್ ಕೂಡ ಕೆಲವು ಕಚೇರಿಗಳಿಗೆ ಭೇಟಿನೀಡಿ ಪರಿಶೀಲಿಸಿದರು.

ಮಧ್ಯವರ್ತಿಗಳ ಮೊಬೈಲ್ ವಶ: ದಾಳಿ ನಡೆಸಿದಾಗ ಬಹುತೇಕ ಆರ್‌ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳಿದ್ದರು. ಪೊಲೀಸರ ವಶಕ್ಕೆ ಸಿಕ್ಕ ಹಲವು ಮಧ್ಯವರ್ತಿಗಳ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತದ ಮೂಲಗಳು ತಿಳಿಸಿವೆ.

ವಿಲೇವಾರಿಗೆ ಬಾಕಿ ಇರುವ ಅರ್ಜಿಗಳು, ದೀರ್ಘ ಕಾಲದಿಂದ ವಿಲೇವಾರಿಯಾಗದೇ ಉಳಿದಿರುವ ಕಡತಗಳ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಲಂಚಕ್ಕೆ ಬೇಡಿಕೆ, ಸೇವೆ ಒದಗಿಸಲು ಸತಾಯಿಸುವುದು ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿಯ ದುರ್ನಡತೆ ಕುರಿತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. ‘12 ತಂಡಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು. ಎಲ್ಲ ತಂಡಗಳೂ ಆಯಾ ಆರ್‌ಟಿಒ ಕಚೇರಿಯಲ್ಲಿ ಪತ್ತೆಯಾಗಿರುವ ಲೋಪಗಳ ಕುರಿತು ವರದಿ ಸಲ್ಲಿಸಲಿವೆ. ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಲೋಕಾಯುಕ್ತ ಬಿ.ಎಸ್. ಪಾಟೀಲ ತಿಳಿಸಿದರು.

ಮಧ್ಯವರ್ತಿ ಕಚೇರಿಗೆ ಬೀಗಮುದ್ರೆ

ಯಶವಂತಪುರ ಆರ್‌ಟಿಒ ಕಚೇರಿ ಸಮೀಪದಲ್ಲಿರುವ ಮಧ್ಯವರ್ತಿಯೊಬ್ಬರ ಕಚೇರಿಯಲ್ಲಿ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿರುವ ಮಾಹಿತಿ ಲೋಕಾಯುಕ್ತ ಪೊಲೀಸರಿಗೆ ಲಭ್ಯವಾಗಿತ್ತು. ಅಲ್ಲಿ ಶೋಧಕ್ಕೆ ತೆರಳಿದಾಗ ಮಧ್ಯವರ್ತಿ ಕಚೇರಿಯ ಬಾಗಿಲಿಗೆ ಬೀಗ ಹಾಕಿ ತೆರಳಿದ್ದರು. ಬೀಗಕ್ಕೆ ಮೊಹರು ಮಾಡಲಾಗಿದ್ದು, ಗುರುವಾರ ಮಧ್ಯವರ್ತಿಯ ಸಮ್ಮುಖದಲ್ಲೇ ತೆರೆದು ಶೋಧ ನಡೆಸಲಾಗುವುದು ಎಂದು ಲೋಕಾಯುಕ್ತದ ಮೂಲಗಳು ತಿಳಿಸಿವೆ.

ಶಾಲಾ ನಿರ್ವಹಣಾ ನಿಧಿ: ₹45 ಸಾವಿರ ನಿಗದಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಸರ್ಕಾರಿ ಶಾಲೆಗಳ ನಿರ್ವಹಣೆಗೆ ನೀಡುತ್ತಿರುವ ವಾರ್ಷಿಕ ಅನುದಾನವನ್ನು ಹೆಚ್ಚಿಸಲಾಗಿದ್ದು, ವಿದ್ಯಾರ್ಥಿಗಳ ಸಂಖ್ಯೆಯ ಆಧಾರದ ಮೇಲೆ ಮೊತ್ತವನ್ನು ಗರಿಷ್ಠ ₹ 45 ಸಾವಿರದವರೆಗೆ ನಿಗದಿ ಮಾಡಲಾಗಿದೆ.

ವಿದ್ಯುತ್, ನೀರು, ಶೌಚಾಲಯಗಳ ಸ್ವಚ್ಛತೆ ಮತ್ತಿತರ ಮೂಲ ಸೌಕರ್ಯಗಳ ನಿರ್ವಹಣೆಗೆ ಸರ್ಕಾರಿ ಶಾಲೆಗಳಿಗೆ ಗರಿಷ್ಠ ₹ 5 ಸಾವಿರವರೆಗೆ ನೀಡಲಾಗುತ್ತಿತ್ತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೀಡುತ್ತಿರುವ ಈ ಅನುದಾನ ಸಾಲದು. ಅಗತ್ಯಕ್ಕೆ ತಕ್ಕಂತೆ ಹೆಚ್ಚಳ ಮಾಡಬೇಕು. ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ನೀರು ಪೂರೈಕೆ ಮಾಡಬೇಕು ಎಂದುಶಿಕ್ಷಕರ ಸಂಘಟನೆಗಳು ಮನವಿ ಮಾಡಿದ್ದವು.

ಮನವಿಗೆ ಸ್ಪಂದಿಸಿದ ಇಲಾಖೆ ಶಾಲೆಗಳ ನಿರ್ವಹಣೆಗೆ ಪ್ರಸಕ್ತ ವರ್ಷ ₹ 120.33 ಕೋಟಿ ನೀಡಿದೆ.

ಗಂಗಾ ಕಲ್ಯಾಣ ಯೋಜನೆ: 1,948 ಅರ್ಜಿ ಇತ್ಯರ್ಥಕ್ಕೆ ಸಿ.ಎಂ ಸೂಚನೆ

‘ಎರಡು ತಿಂಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇರುವ ಎಲ್ಲ 1,948 ಅರ್ಜಿಗಳನ್ನು 2 ತಿಂಗಳಲ್ಲಿ ಇತ್ಯರ್ಥಪಡಿಸಬೇಕು’ ಎಂದು ಇಂಧನ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಕೂಡಾ ಮುಖ್ಯಮಂತ್ರಿ ಸಭೆ ನಡೆಸಿದರು.

ವಿದ್ಯುದೀಕರಣಕ್ಕೆ ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ, ‘ವಿದ್ಯುತ್ ಸಂಪರ್ಕ ಒದಗಿಸಲು ಎಸ್ಕಾಂಗಳು ಅನಗತ್ಯ ವಿಳಂಬ ಮಾಡಬಾರದು. ಶುಲ್ಕ ಪಾವತಿಸಿಲ್ಲ ಎಂದು ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳಬಾರದು. ಟ್ರಾನ್ಸ್‌ಫಾರ್ಮರ್‌ಗಳಿಲ್ಲ, ಕಂಬಗಳಿಲ್ಲ ಎಂಬ ನೆಪಗಳನ್ನೂ ಹೇಳಬಾರದು’ ಎಂದೂ ಅಧಿಕಾರಿಗಳಿಗೆ ಸೂಚಿಸಿದರು.

‘ಅನಗತ್ಯವಾಗಿ ವಿಳಂಬ ಮಾಡುವುದು ಅಪರಾಧ’ ಎಂದು ಎಚ್ಚರಿಕೆ ನೀಡಿದ ಅವರು, ಜೆಸ್ಕಾಂ ಮತ್ತು ಹೆಸ್ಕಾಂಗಳಲ್ಲಿ ಬಾಕಿ ಅರ್ಜಿಗಳ ಸಂಖ್ಯೆ ಹೆಚ್ಚಿರುವುದನ್ನು ಪರಿಶೀಲಿಸಿದ ಮುಖ್ಯಮಂತ್ರಿ, ಅಭಿಯಾನ ಕೈಗೆತ್ತಿಕೊಂಡು ವಿದ್ಯುದೀಕರಣ ಕೈಗೊಳ್ಳಲು ಸೂಚಿಸಿದರು.

ಅರ್ಜಿ ಇಟ್ಟುಕೊಂಡು ಏನು ಮಾಡುತ್ತೀರಿ?: ‘ವಿದ್ಯುತ್ ಉಪಕೇಂದ್ರ ಆರಂಭಿಸಲು ಮತ್ತು ಟ್ರಾನ್ಸ್ ಫಾರ್ಮರ್ ಲೈನ್‌ಗೆ ಭೂಮಿ ನೀಡುವಂತೆ ಎಷ್ಟು ಅರ್ಜಿಗಳು ಬಂದಿವೆ’ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

ಅದಕ್ಕೆ ಅಧಿಕಾರಿಯೊಬ್ಬರ ಉತ್ತರದಿಂದ ಅಸಮಾಧಾನಗೊಂಡ ಮುಖ್ಯಮಂತ್ರಿ, ‘ಅರ್ಜಿಗಳನ್ನೆಲ್ಲ ಜೇಬಿನಲ್ಲಿ ಇಟ್ಟುಕೊಂಡು ಏನು ಮಾಡುತ್ತೀರಿ? ಮೊದಲು ಎಲ್ಲ ಅರ್ಜಿಗಳನ್ನು ಇತ್ಯರ್ಥಪಡಿಸಿ’ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ, 2,443 ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಲ್ಲಿ ಕೇವಲ 981 ಹಾಸ್ಟೆಲುಗಳಿಗೆ ಮಾತ್ರ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದ್ದು, ಉಳಿದ 1,462 ಹಾಸ್ಟೆಲುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ತಿಂಗಳು ಹಾಸ್ಟೆಲುಗಳಿಗೆ ದಿಢೀರ್ ಭೇಟಿ ನೀಡಬೇಕು. ಹಾಸ್ಟೆಲುಗಳ ತ್ಯಾಜ್ಯ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು. ಹಾಸ್ಟೆಲು ಗಳ ಕಟ್ಟಡ ನಿರ್ಮಾಣಕ್ಕಾಗಿ 120 ನಿವೇಶನಗಳನ್ನು ಒದಗಿಸಲು ತಕ್ಷಣ ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಮುಖ್ಯಮಂತ್ರಿ ಸಲಹೆ

- ನಗರ ಸ್ಥಳೀಯ ಸಂಸ್ಥೆಗಳಿಗೆ ನೀರು ಪೂರೈಸಲು ಎಲ್ಲ ಜಿಲ್ಲೆಗಳಿಗೆ ₹ 27 ಕೋಟಿ ಬಿಡುಗಡೆ ಮಾಡಲಾಗಿದೆ. ಅಗತ್ಯವಿರುವೆಡೆ ಕೊಳವೆ ಬಾವಿ ಕೊರೆಯಲು, ದುರಸ್ತಿಗೆ ಕ್ರಮಕೈಗೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳ 1,200 ವಾರ್ಡುಗಳಲ್ಲಿ ಮೂರು ದಿನಕ್ಕಿಂತ ಹೆಚ್ಚು ಅವಧಿಯಲ್ಲಿ ನೀರು ಪೂರೈಸಲಾಗುತ್ತಿದೆ.
- ಚರಂಡಿ ನೀರಿನ ಪೈಪ್‌ಲೈನ್, ಕುಡಿಯುವ ನೀರಿನ ಪೈಪ್‌ಲೈನ್‌ನೊಂದಿಗೆ ಸೇರುವ ಕಡೆಗಳಲ್ಲಿ ಪೈಪ್‌ಲೈನ್ ಸ್ಥಳಾಂತರಿಸಬೇಕು. ಕಾಂಕ್ರೀಟ್ ರಸ್ತೆ ನಿರ್ಮಾಣ, ಒಳಚರಂಡಿ ಪೈಪ್ ಲೈನ್ ಮತ್ತು ನೀರಿನ ಲೈನ್ ಹಾಕುವ ಮೊದಲು ಅನುಮತಿ ಕಡ್ಡಾಯ.
- ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹ ಕೆಲವೆಡೆ ಶೇ 5ಕ್ಕಿಂತ ಕಡಿಮೆಯಿದ್ದು, ಸುಧಾರಿಸಲು ಕ್ರಮ ವಹಿಸಬೇಕು.
- ಆಸ್ತಿ ಮತ್ತು ವಾಣಿಜ್ಯ ಮುಗ್ಗಟ್ಟುಗಳ ತೆರಿಗೆ ಪಾವತಿಸದವರಿಗೆ ನೋಟಿಸ್ ನೀಡಿ.
- ಹಲವು ಜಿಲ್ಲೆಗಳಲ್ಲಿ ಲಿಂಗಾನುಪಾತ ಕಡಿಮೆಯಾಗುತ್ತಿದ್ದು, ಮೂರು ತಿಂಗಳಿಗೊಮ್ಮೆ ಸ್ಕ್ಯಾನಿಂಗ್ ಕೇಂದ್ರಗಳ ತಪಾಸಣೆ ನಡೆಸಲು ಸೂಚಿಸಿದರು.
- ಗರ್ಭಿಣಿಯರ ದತ್ತಾಂಶದ ಮೇಲೆ ನಿಗಾ ವಹಿಸಬೇಕು
- ಹೆಣ್ಣುಮಕ್ಕಳು, ಮಹಿಳೆಯರಲ್ಲಿ ಅನಿಮಿಯಾ ಮತ್ತು ಅಪೌಷ್ಟಿಕತೆಯ ಕುರಿತು ನಿಗಾ ವಹಿಸಬೇಕು. ಆಸ್ಪತ್ರೆಗಳಲ್ಲಿಯೇ ಹೆರಿಗೆಯಾಗುವುದನ್ನು ಖಾತರಿಪಡಿಸಬೇಕು

‘ಭ್ರಷ್ಟಾಚಾರ ಕಡಿಮೆ ಮಾಡಿ’


‘ಭ್ರಷ್ಟಾಚಾರ ಕಡಿಮೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇದರಿಂದ ಸಮಾಜದಲ್ಲಿ ಬದಲಾವಣೆಯನ್ನೂ ಮಾಡಬಹುದು, ಜನರ ಋಣ ತೀರಿಸಿದಂತೆಯೂ ಆಗುತ್ತದೆ. ಇಷ್ಟು ಹಣ ಖರ್ಚು ಮಾಡಿಯೂ ಸಮಾಜದಲ್ಲಿ ಬದಲಾವಣೆಯಾಗದಿದ್ದರೆ ಹೇಗೆ’ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

ಲಂಚ ಪ್ರಕರಣ: ಕೆಎಎಸ್ ಅಧಿಕಾರಿ, ನೌಕರನಿಗೆ 4 ವರ್ಷ ಜೈಲು ಶಿಕ್ಷೆ

ಪ್ರಜಾವಾಣಿ ವಾರ್ತೆ

ತುಮಕೂರು: ಜಮೀನು ವಿವಾದ ಸಂಬಂಧ ಆದೇಶ ನೀಡಲು ಉಪ ವಿಭಾಗಾಧಿಕಾರಿಯಾಗಿದ್ದಾಗ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೆಎಎಸ್ ಅಧಿಕಾರಿ ತಬಸುಮ್ ಜಹೇರಾ ಹಾಗೂ ನೌಕರ ಶಬ್ಬೀರ್ ಅಹಮ್ಮದ್‌ಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.

2017, ಮೇ 23ರಂದು ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ಬುಧವಾರ ತೀರ್ಮಾನ ಪ್ರಕಟಿಸಿದ ನ್ಯಾಯಾಲಯ, ಕೆಎಎಸ್ ಅಧಿಕಾರಿ ಮತ್ತು ನೌಕರ ದೋಷಿಗಳೆಂದು ಸಾರಿದೆ. ಈ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ತುಮಕೂರು ಕಾರಾಗೃಹಕ್ಕೆ ಒಪ್ಪಿಸಿದ್ದಾರೆ.


ತಬಸುಮ್ ಜಹೇರಾ

ಪ್ರಸ್ತುತ ತಬಸುಮ್ ಜಹೇರಾ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ ಶಬ್ಬೀರ್ ಅಹಮ್ಮದ್ ತುಮಕೂರು ತಾಲ್ಲೂಕು ಬೆಳ್ಳಾವಿ ನಾಡಕಚೇರಿಯಲ್ಲಿ ಉಪತಹಶೀಲ್ದಾರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.


ಹಿನ್ನೆಲೆ: ‘ತಂದೆಗೆ ಸೇರಿದ್ದ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ್ದು, ಮತ್ತೆ ತಮ್ಮ ತಂದೆ ಹೆಸರಿಗೆ ದಾಖಲೆ ವರ್ಗಾವಣೆ ಮಾಡಿಕೊಡುವಂತೆ ಕೋರಿ ಕುಣಿಗಲ್ ತಾಲ್ಲೂಕಿನ ಅವರಗೆರೆಯ ವಿ.ಟಿ.ಜಯರಾಮ್ ಎಂಬುವರು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಕಚೇರಿ ನೌಕರ ಶಬ್ಬೀರ್ ಅಹಮ್ಮದ್ ಜತೆ ಮಾತುಕತೆ ನಡೆಸುವಂತೆ ತಬಸುಮ್ ಜಹೇರಾ ಸೂಚಿಸಿದ್ದರು. ಅದರಂತೆ ಶಬ್ಬೀರ್ ಸಂಪರ್ಕಿಸಿದಾಗ ₹ 35,000 ಲಂಚಕ್ಕೆ ಬೇಡಿಕೆಇಟ್ಟಿದ್ದರು.ಅದರಲ್ಲಿ₹15,000 ಶಬ್ಬೀರ್ ಇಟ್ಟುಕೊಂಡು, ₹20,000 ಹಣ ತಬಸುಮ್‌ಗೆ ಜಯರಾಮ್ ಮೂಲಕವೇ ಕೊಡಿಸಿದ್ದರು’.

ಹಣ ಕೊಟ್ಟರೂ ಕೆಲಸ ಮಾಡಿ ಕೊಡದಿರುವ ಬಗ್ಗೆ ಕಚೇರಿಗೆ ಬಂದು ವಿಚಾರಿಸಿದರು. ಪದೇ ಪದೇ ಕಚೇರಿಗೆ ಅಲೆದಾಟ ನಡೆಸಿದರೂ ಕೆಲಸ ಮಾಡಿಕೊಟ್ಟಿರಲಿಲ್ಲ. ಶಬ್ಬೀರ್ ಮತ್ತೆ ₹25,000ಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಮಯದಲ್ಲಿ ತಬಸುಮ್ ಅವರನ್ನು ಭೇಟಿ ಮಾಡಿಸಿದ್ದು, ಅವರೂ ಕೂಡ ಇದೇ ಮಾತು ಹೇಳಿದ್ದರು. ಇಬ್ಬರ ನಡುವಿನ ಮಾತುಕತೆ, ಮೊಬೈಲ್ ಸಂಭಾಷಣೆ ವಿವರ ದಾಖಲಿಸಿಕೊಂಡು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಮಾಹಿತಿ ಆಧಾರದ ಮೇಲೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಲಿಂಗೇಗೌಡ, ಇಬ್ಬರಿಗೂ ತಲಾ ನಾಲ್ಕು ವರ್ಷ ಶಿಕ್ಷೆ, ₹20,000 ದಂಡ ವಿಧಿಸಿ ಆದೇಶಿಸಿದ್ದಾರೆ. ಲೋಕಾಯುಕ್ತರ ಪರವಾಗಿ ಆರ್. ಪಿ.ಪ್ರಕಾಶ್ ವಾದ ಮಂಡಿಸಿದರು.

ಗುರುವಾರ, ಸೆಪ್ಟೆಂಬರ್ 14, 2023 | ಬೆಂಗಳೂರು | ₹ 7.00 | ಸಂಪುಟ 76 | ಸಂಚಿಕೆ 256 | ಪುಟ 16
www.prajavani.net
prajavani.net prajavani prajavani prajavani

ಪ್ರಜಾವಾಣಿ @75

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ


ಸ್ಪರ್ಧಾವಾಣಿ
ಎಸ್‌ಬಿಐನಲ್ಲಿ ಉದ್ಯೋಗ ತರಬೇತಿ

ಅನುಭವ ಮಂಟಪ — ಮೋದಿ ಸರ್ಕಾರಕ್ಕೆ ಹಲವು ಪ್ರಶ್ನೆಗಳು
ಭಾರತದಲ್ಲಿ 150 ಆನೆ ಕಾರಿಡಾರ್; ಪಶ್ಚಿಮ ಬಂಗಾಳದಲ್ಲಿಯೇ ಅಧಿಕ 13
ಭೋಪಾಲ್: 'ಇಂಡಿಯಾ' ಮೊದಲ ರ‍್ಯಾಲಿ 13

ಸೆನ್ಸೆಕ್ಸ್	ನಿಫ್ಟಿ	ಚಿನ್ನ (Std. 10g)	ಶುದ್ಧ ಬೆಳ್ಳಿ (kg)	₹/$
67,467	20,070	₹60,550 (ಬೆಂಗಳೂರು)	₹73,000 (ಬೆಂಗಳೂರು)	83.01

ಕರ್ನಲ್, ಮೇಜರ್ ಸೇರಿ ಏಳು ಮಂದಿ ಹತ

ಶ್ರೀನಗರ (ಪಿಟಿಐ): ಭದ್ರತಾ ಪಡೆ ಸಿಬ್ಬಂದಿ ಮತ್ತು ಉಗ್ರರ ನಡುವೆ ನಡೆದ ಎರಡು ಪ್ರತ್ಯೇಕ ಗುಂಡಿನ ಕಾಳಗಗಳಲ್ಲಿ ಸೇನಾ ಕರ್ನಲ್, ಮೇಜರ್, ಪೊಲೀಸ್ ಅಧಿಕಾರಿ, ಪೊಲೀಸ್ ವಿಶೇಷಾಧಿಕಾರಿ ಮತ್ತೊಬ್ಬ ಯೋಧ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ನಡೆದಿದೆ.

ದಾಳಿಯಲ್ಲಿ ಇಬ್ಬರು ಉಗ್ರರೂ ಮೃತಪಟ್ಟಿದ್ದು, ಈಚಿನ ದಿನಗಳಲ್ಲಿ ಇಲ್ಲಿ ನಡೆದ ಅತ್ಯಂತ ಭೀಕರ ರಕ್ತಪಾತಗಳಲ್ಲಿ ಈ ಹತ್ಯೆಗಳೂ ಸೇರಿವೆ. ಅನಂತ್‌ನಾಗ್ ಜಿಲ್ಲೆಯ ಗಡೋಲೆ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಮಂಗಳವಾರ ರಾತ್ರಿ ಕಾರ್ಯಾಚರಣೆ ಆರಂಭಿಸಿದ್ದವು. ಸೇನಾ ಪಡೆಯನ್ನು ಮುನ್ನಡೆಸಿದ್ದ ಕರ್ನಲ್ ಮನ್‌ಪ್ರೀತ್ ಸಿಂಗ್ ಅವರು ಮೊದಲಿಗೆ ಉಗ್ರರ ಮೇಲೆ ದಾಳಿ ನಡೆಸಿದರು. ಉಗ್ರರು ಪ್ರತಿದಾಳಿ ನಡೆಸಿದ ವೇಳೆ ಕರ್ನಲ್ ಸಿಂಗ್, ಮೇಜರ್ ಆಶಿಶ್ ಮತ್ತು ಡಿವೈಎಸ್‌ಪಿ ಹುಮಾಯುನ್ ಭಟ್ ಅವರು ಗಂಭೀರವಾಗಿ ಗಾಯಗೊಂಡರು.

9ನೇ ಪುಟ ನೋಡಿ

ಬಿಜೆಪಿ–ಜೆಡಿಎಸ್ ಮೈತ್ರಿ : 'ಮೋದಿ–ಶಾ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ'

ಬಿಎಸ್‌ವೈ ಯೂಟರ್ನ್

ಪ್ರಜಾವಾಣಿ ವಾರ್ತೆ


ಯಡಿಯೂರಪ್ಪ

ನವದೆಹಲಿ: 'ಕರ್ನಾಟಕದಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸಲಾಗುವುದು. ಆ ಪಕ್ಷಕ್ಕೆ ನಾಲ್ಕು ಸೀಟುಗಳನ್ನು ಬಿಟ್ಟುಕೊಡಲು ತೀರ್ಮಾನ ಆಗಿದೆ' ಎಂಬ ಹೇಳಿಕೆ ನೀಡಿದ್ದ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಬುಧವಾರ ಯೂಟರ್ನ್ ಹೊಡೆದಿದ್ದಾರೆ.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಪಾಲ್ಗೊಳ್ಳಲು ಬಂದಿರುವ ಅವರು ಸುದ್ದಿಗಾರರ ಜತೆಗೆ ಮಾತನಾಡಿ, 'ಬಿಜೆಪಿ–ಜೆಡಿಎಸ್ ಮೈತ್ರಿ ಸಂಬಂಧ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು ಎಂಬ ಹೇಳಿಕೆಯನ್ನು ಕಳೆದ ವಾರ ಕೊಟ್ಟಿದ್ದೆ. ಆದರೆ, ಅದು ವಾಸ್ತವಿಕ ಸಂಗತಿ ಅಲ್ಲ' ಎಂದು ಸ್ಪಷ್ಟಪಡಿಸಿದರು.

7ನೇ ಪುಟ ನೋಡಿ

ವರಿಷ್ಠರ ಸೂಚನೆಯಿಂದ ಹೇಳಿಕೆ ಬದಲು?

ಬಿಜೆಪಿ–ಜೆಡಿಎಸ್ ಮೈತ್ರಿ ಅಂತಿಮಗೊಂಡಿದೆ ಎಂಬರ್ಥದ ಹೇಳಿಕೆಗಳನ್ನು ನೀಡದಂತೆ ವರಿಷ್ಠರು ತಾಕೀತು ಮಾಡಿರುವುದು ಯಡಿಯೂರಪ್ಪ ಯೂಟರ್ನ್ ಹೊಡೆಯಲು ಕಾರಣ ಎಂಬ ಚರ್ಚೆ ಪಕ್ಷದ ವಲಯದಲ್ಲಿ ಆರಂಭವಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ವರಿಷ್ಠರು ಉತ್ಸುಕ ರಾಗಿದ್ದಾರೆ. ಮೈತ್ರಿ ಮಾತುಕತೆಗಳು ಅಂತಿಮ ಘಟ್ಟಕ್ಕೆ ತಲುಪುವ ಮುನ್ನವೇ ಬಹಿರಂಗವಾಗಿರುವುದು ಪಕ್ಷದ ವರಿಷ್ಠರ ಕಸಿವಿಸಿಗೆ ಕಾರಣವಾಗಿದೆ. ಜತೆಗೆ, ದೆಹಲಿಯಲ್ಲೇ ಮೈತ್ರಿ ಘೋಷಣೆ ಮಾಡುವ ಆಲೋಚನೆಯಲ್ಲಿ ಉಭಯ ಪಕ್ಷಗಳ ಉನ್ನತ ನಾಯಕರು ಇದ್ದರು. ರಾಜ್ಯದ ಕೆಲವು ನಾಯಕರು ಗಡಿಬಿಡಿ ಮಾಡಿ 'ಮೈತ್ರಿ' ಹೇಳಿಕೆಗಳನ್ನು ನೀಡಿದ್ದು ಬಿಜೆಪಿ ಹೈಕಮಾಂಡ್‌ನ ಅಸಮಾಧಾನಕ್ಕೆ ಕಾರಣವಾಗಿದೆ. ಇಂತಹ ಹೇಳಿಕೆಗಳನ್ನು ನೀಡದಂತೆ ಯಡಿಯೂರಪ್ಪ ಹಾಗೂ ರಾಜ್ಯದ ನಾಯಕರಿಗೆ ತಾಕೀತು ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜನಹಿತಕ್ಕಾಗಿ ಮೈತ್ರಿ: ಕುಮಾರಸ್ವಾಮಿ



ಹಾಸನ: 'ಜನರ ಹಿತಕ್ಕಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳನ್ನು ಗೆಲ್ಲುವುದೇ ನಮ್ಮ ಗುರಿ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಹೇಳಿದರು. 'ನನ್ನ ಹೆಣ ಕೂಡ ಬಿಜೆಪಿ ಕಡೆ ಹೋಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ 2008ರಲ್ಲಿ ಸಿದ್ದರಾಮಯ್ಯ, ಮಹದೇವಪ್ಪ, ಸತೀಶ್ ಜಾರಕಿಹೊಳಿಯವರು ಯಾವ ಪಕ್ಷದ ಮೂಲಕ ಸಚಿವರಾಗಲು ಹೊರಟಿದ್ದರು ಎಂಬುದನ್ನು ಮರೆತಿದ್ದಾರೆಯೇ' ಎಂದು ಪ್ರಶ್ನಿಸಿದರು.



ಕುಸ್ತಿ ಪ್ರೇಮ ಬಸವೇಶ್ವರ ಜಾತ್ರೆ ಪ್ರಯುಕ್ತ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಶಿರಗಾಂವ ಗ್ರಾಮದಲ್ಲಿ ಬುಧವಾರ ಅಂತರರಾಷ್ಟ್ರೀಯ ಮಟ್ಟದ ಜಂಗಿ ನಿಕಾಲಿ ಕುಸ್ತಿ ಪಂದ್ಯಗಳನ್ನು ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು –ಪ್ರಜಾವಾಣಿ ಚಿತ್ರ: ಸುಧಾಕರ ತಳವಾರ

ಕಾವೇರಿ: ತಜ್ಞರ ಸಲಹೆಯಂತೆ ಮುಂದಿನ ಹೆಜ್ಜೆಗೆ ತೀರ್ಮಾನ

ತಮಿಳುನಾಡಿಗೆ ಬಿಡಲು ನೀರೇ ಇಲ್ಲ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ

ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ ಕಾವೇರಿಯಿಂದ 5,000 ಕ್ಯೂಸೆಕ್ ನೀರು ಬಿಡುವ ಸ್ಥಿತಿಯಲ್ಲಿ ರಾಜ್ಯ ಇಲ್ಲ. ನೀರು ಬಿಡುವ ಕುರಿತು ಕಾನೂನು ತಜ್ಞರ ತಂಡದ ಜತೆ ಗುರುವಾರ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತಮಿಳುನಾಡಿಗೆ ಬುಧವಾರದಿಂದ 15 ದಿನಗಳವರೆಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತುರ್ತಾಗಿ ಸರ್ವಪಕ್ಷಗಳ ಸಭೆ ನಡೆಸಿದರು.

ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ

ಕಾವೇರಿ ವಿಚಾರವಾಗಿ ಪ್ರಧಾನಿ ಬಳಿ ನಿಯೋಗವನ್ನು ಒಯ್ಯಲು ಸಮಯ ಕೇಳಿ ಮತ್ತೊಮ್ಮೆ ಪತ್ರ ಬರೆಯಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಿ ಹೋರಾಟ ಮಾಡುವುದಾಗಿಯೂ ಸಂಸದರು ತಿಳಿಸಿದ್ದಾರೆ. ಇದೇ 18 ರಿಂದ ನಡೆಯುವ ಅಧಿವೇಶನದ ವೇಳೆಯಲ್ಲಿ ಪ್ರಧಾನಿಯವರು ಸಮಯ ನೀಡಿದರೆ ದೆಹಲಿಗೆ ನಿಯೋಗ ಕರೆದೊಯ್ಯುವುದಾಗಿ ಹೇಳಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಲು ಸಾಧ್ಯವಾಗುವುದಿಲ್ಲ ಎಂಬ ವಿಷಯವಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂಕೋರ್ಟ್‌ಗೆ ಪ್ರತ್ಯೇಕ ಅರ್ಜಿ ಸಲ್ಲಿಸಲಾಗುವುದು' ಎಂದರು.

8ನೇ ಪುಟ ನೋಡಿ

> **ತಮಿಳುನಾಡಿಗೆ ನೀರು ಕೊಡಬಾರದು ಎಂದೇನಿಲ್ಲ. ಆದರೆ, ನಮ್ಮ ಬಳಿಯೇ ನೀರು ಇಲ್ಲದಿರುವಾಗ ಎಲ್ಲಿಂದ ಕೊಡುವುದು? ಸರ್ಕಾರದ ತೀರ್ಮಾನವನ್ನು ವಿರೋಧ ಪಕ್ಷಗಳು ಒಪ್ಪಿವೆ**
> **ಸಿದ್ದರಾಮಯ್ಯ,** ಮುಖ್ಯಮಂತ್ರಿ

ಚಿನಕುರಳಿ

ಪ್ರಕಾಶ್ ಶೆಟ್ಟಿ



ವಂಚನೆಗೆ 'ನಕಲಿ ಪಾತ್ರಗಳ ಸೃಷ್ಟಿ'!

ಪ್ರಜಾವಾಣಿ ವಾರ್ತೆ

ಬೆಂಗಳೂರು: ಚೈತ್ರಾ ಕುಂದಾಪುರ ಸೇರಿದಂತೆ ಬಂಧಿತ ಆರೋಪಿಗಳು ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಕೋಟ್ಯಂತರ ರೂಪಾಯಿ ವಂಚಿಸಲು ನಕಲಿ ನಾಯಕರನ್ನೇ ಸೃಷ್ಟಿಸಿದ್ದರು.

'ಆರೋಪಿಗಳ ತಂಡವು ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ವಂಚನೆಗೆ ಇಳಿದಿತ್ತು. 10 ತಿಂಗಳಿಂದ ಈ ತಯಾರಿ ನಡೆಸಿತ್ತು. ಬಿಜೆಪಿ ಚುನಾವಣೆ ಪ್ರಚಾರ ಸಮಿತಿ ಸದಸ್ಯ, ಆರ್‌ಎಸ್‌ಎಸ್ ಹಿರಿಯ ಪ್ರಚಾರಕ ಹಾಗೂ ಕೇಂದ್ರ ನಾಯಕರೆಂದು ಬಿಂಬಿಸುವ ನಕಲಿ ಪಾತ್ರಗಳನ್ನೇ ಸೃಷ್ಟಿಸಲಾಗಿತ್ತು' ಎಂದು ಪೊಲೀಸರು ತಿಳಿಸಿದ್ದಾರೆ.

'ಉಡುಪಿಯ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರಿನ ಹರಳೂರು ರಸ್ತೆಯ ರಿಲಯಬಲ್ ರೆಸಿಡೆನ್ಸಿಯಲ್ಲಿ ನೆಲೆಸಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಜಾರ್ಖಂಡ್, ಗುಜರಾತ್‌ನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದಾರೆ. ವರಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ಮೂಲಕ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಹಿತೈಷಿಗಳ ಸಲಹೆಯಂತೆ ಚುನಾವಣೆಗೆ ಸ್ಪರ್ಧಿಸಲು ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಪ್ರಸಾದ್ ಬೈಂದೂರು ಎಂಬಾತ ಚೈತ್ರಾ ಕುಂದಾಪುರ ಅವರನ್ನು ಇವರಿಗೆ ಪರಿಚಯಿಸಿದ್ದ'.

8ನೇ ಪುಟ ನೋಡಿ

ಚೈತ್ರಾ ಕುಂದಾಪುರ ಬಂಧನ



ಬೆಂಗಳೂರು/ಉಡುಪಿ: ಹೋಟೆಲ್ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವರಿಗೆ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಎಸಗಿದ್ದ ಆರೋಪದ ಮೇಲೆ ಹಿಂದುತ್ವಪರ ಸಂಘಟನೆ ಕಾರ್ಯಕರ್ತೆ, ಭಾಷಣಕಾರ್ತಿ ಚೈತ್ರಾ ಕುಂದಾಪುರ ಸೇರಿದಂತೆ ಆರು ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚೈತ್ರಾ ಹಾಗೂ ಶ್ರೀಕಾಂತ್ ನಾಯಕ್ ಪೆಲತ್ತೂರುನನ್ನು ಉಡುಪಿಯ ಕೃಷ್ಣಮಠದ ಪಾರ್ಕಿಂಗ್ ಸ್ಥಳದಲ್ಲಿ ಮಂಗಳವಾರ ತಡರಾತ್ರಿ ಬಂಧಿಸಲಾಗಿದೆ.

8ನೇ ಪುಟ ನೋಡಿ

ಬೆಂಗಳೂರು ವಿವಿ ಘಟಿಕೋತ್ಸವ 29ಕ್ಕೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವವು ಇದೇ 29ರ ಶುಕ್ರವಾರ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಝೆರೋಧ ಸಂಸ್ಥೆಯ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಭಾಗವಹಿಸಲಿದ್ದು, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸಿಂಡಿಕೇಟ್ ಸದಸ್ಯರಾಗಿ ರವೀಂದ್ರ ಪೈ

ಬೆಂಗಳೂರು: ಬೆಂಗಳೂರು ವಿ.ವಿ ಸಿಂಡಿಕೇಟ್ ಸದಸ್ಯರಾಗಿ ರವೀಂದ್ರ ಪೈ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ನಾಮನಿರ್ದೇಶನ ಮಾಡಿದ್ದಾರೆ. ಇವರ ಅಧಿಕಾರ ಅವಧಿ ಮೂರು ವರ್ಷಗಳವರೆಗೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

'ಪ್ರತಿ ತಿಂಗಳು 1.6 ಟಿಎಂಸಿ ನೀರು ಮೀಸಲಿಡಿ'

ನೀರಾವರಿ ನಿಗಮಕ್ಕೆ ಜಲಮಂಡಳಿ ಪತ್ರ

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಗರಕ್ಕೆ ನೀರು ಪೂರೈಸಲು ಪ್ರತಿ ತಿಂಗಳು 1.6 ಟಿಎಂಸಿ ನೀರು ಮೀಸಲಿರಿಸುವಂತೆ ಕಾವೇರಿ ನೀರಾವರಿ ನಿಗಮಕ್ಕೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಪತ್ರ ಬರೆದಿದೆ.

ಮಳೆ ಕೊರತೆಯಿಂದ ನಗರದಲ್ಲೂ ಮುಂದಿನ ದಿನಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ. ಹೀಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ಜಲ ಮಂಡಳಿ ಈ ಪತ್ರ ಬರೆದಿದೆ.

'ನಗರದ ನಾಗರಿಕರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಪತ್ರ ಬರೆಯಲಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಬೆಂಗಳೂರು ಜಲಮಂಡಳಿಯು ಶಿವ ಅಣೆಕಟ್ಟೆಯಿಂದ 1,450 ಎಂಎಲ್‌ಡಿ ನೀರು ಪಡೆಯುತ್ತಿದೆ. ಜಲಾಶಯಕ್ಕೆ 700 ಕ್ಯೂಸೆಕ್ ನೀರು ಹರಿದರೆ ಮಾತ್ರ ನಮಗೆ ಅನುಕೂಲ. ಜನವರಿಯಿಂದ ಪ್ರತಿ ತಿಂಗಳು 2.42 ಟಿಎಂಸಿ ನೀರು ಬೇಕಾಗುತ್ತದೆ. ಹೆಚ್ಚುವರಿಯಾಗಿ 110 ಹಳ್ಳಿಗಳ ಬೇಡಿಕೆಯನ್ನು ಸಹ ಪರಿಗಣಿಸಬೇಕಾಗಿದೆ. ಹೀಗಾಗಿ, ಈ ಮನವಿ ಮಾಡಲಾಗಿದೆ' ಎಂದು ತಿಳಿಸಿದ್ದಾರೆ.

ಅನಂತ ನಾಗ್ ಉತ್ಸವಕ್ಕೆ ಚಾಲನೆ, ಮೂರು ದಿನ ಕಾರ್ಯಕ್ರಮ

'ಅನಂತ' ಪ್ರತಿಭೆಗೆ ಪದ್ಮ ಪ್ರಶಸ್ತಿ ಸಲ್ಲಲಿ: ಪ್ರಮುಖರ ಆಗ್ರಹ

ಪ್ರಜಾವಾಣಿ ವಾರ್ತೆ



ಸಮಾರಂಭದಲ್ಲಿ ರಮೇಶ್ ಭಟ್ ಹಾಗೂ ಸುಂದರ ರಾಜ್ ಚರ್ಚಿಸಿದರು. ಸದಾಶಿವ ಶೆಣೈ, ಪ್ರಕಾಶ ಬೆಳವಾಡಿ, ಭಾರತೀಯ ವಿದ್ಯಾ ಭವನದ ನಿರ್ದೇಶಕ ಎಚ್.ಎನ್. ಸುರೇಶ್ ಮತ್ತು ಎನ್. ನರಹರಿ ರಾವ್ ಇದ್ದಾರೆ – ಪ್ರಜಾವಾಣಿ ಚಿತ್ರ

ಬೆಂಗಳೂರು: 'ಜಗತ್ತಿನ ಶ್ರೇಷ್ಠ ನಟರ ಸಾಲಿಗೆ ಅನಂತ ನಾಗ್ ಸೇರುತ್ತಾರೆ. ಅವರ ಬಹುಮುಖ ಪ್ರತಿಭೆ, ಸುದೀರ್ಘ ಅಭಿನಯಕ್ಕೆ ಪದ್ಮ ಪ್ರಶಸ್ತಿ' ಸಲ್ಲಬೇಕು' ಎಂದು ಚಲನಚಿತ್ರ ಕ್ಷೇತ್ರದ ಪ್ರಮುಖರು ಆಗ್ರಹಿಸಿದರು.

ಭಾರತೀಯ ವಿದ್ಯಾಭವನ ಮತ್ತು ಸುಚಿತ್ರ ಫಿಲಂ ಸೊಸೈಟಿ ಜಂಟಿಯಾಗಿ 'ಪ್ರಜಾವಾಣಿ' ಮಾಧ್ಯಮ ಸಹಯೋಗದಲ್ಲಿ ನಗರದಲ್ಲಿ ಹಮ್ಮಿಕೊಂಡ ಮೂರು ದಿನಗಳ ಅನಂತ ನಾಗ್ ಉತ್ಸವಕ್ಕೆ ಬುಧವಾರ ಚಾಲನೆ ದೊರೆಯಿತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಸುಂದರ ರಾಜ್, 'ಅನಂತ ನಾಗ್ ಅವರದ್ದು ಚಿತ್ರ ವ್ಯಕ್ತಿತ್ವ. ಎಂದು ರೀತಿಯ ಮೌನ ಮತ್ತು ಕೋಪವನ್ನು ಅವರಲ್ಲಿ ಕಾಣಬಹುದು. ಅಷ್ಟೇ ಹೃದಯವಂತರೂ ಹೌದು. ಸಿನಿಮಾ ಮತ್ತು ರಂಗಭೂಮಿಯನ್ನು ಅತ್ಯಂತ ಗೌರವದಿಂದ ಕಂಡವರು. ಶ್ರೇಷ್ಠ ನಟನಷ್ಟೇ ಅಲ್ಲದ, ಪ್ರಭಾವಶಾಲಿ ವ್ಯಕ್ತಿ. ಅವರಿಗೆ 'ಪದ್ಮಶ್ರೀ', 'ಪದ್ಮಭೂಷಣ' ಸಿಗಬೇಕಾಗಿತ್ತು. ತೆಲುಗಿನಲ್ಲಿ ಹಾಸ್ಯ ಕಲಾವಿದರಿಗೆಲ್ಲ ಪದ್ಮ ಪ್ರಶಸ್ತಿ ದೊರೆತಿದೆ. ಅನಂತ ನಾಗ್ ಅವರಿಗೆ ಈವರೆಗೂ ಈ ಪದ್ಮ ಪ್ರಶಸ್ತಿ ನೀಡದಿರುವುದು ವಿಷಾದನೀಯ' ಎಂದು ಬೇಸರ ವ್ಯಕ್ತಪಡಿಸಿದರು.

ಸಹಜ ನಟನೆ: ಚಲನಚಿತ್ರ ನಟ ರಮೇಶ್ ಭಟ್, 'ಅನಂತ ನಾಗ್ ಅವರು ಸಜ್ಜೆ, ಸಭಾಂಗಣ, ಹಾರ, ತುರಾಯಿಗಳಿಂದ ದೂರ ಇರುತ್ತಾರೆ. ಅವರು ಸಹಜ ನಟನೆಗೆ ಒತ್ತು ನೀಡಿದ್ದು, ಎಲ್ಲಾ ರೀತಿಯ ಪ್ರೇಕ್ಷಕರಿಗೆ ಇಷ್ಟವಾಗುತ್ತಾರೆ. ಅವರು ಅಭಿನಯ ಅಕ್ಷಯ ಪಾತ್ರೆಯಾಗಿದ್ದು, ಅವರ ಪ್ರತಿಭೆಗೆ ಸಲ್ಲಬೇಕಾದ ಪ್ರಶಸ್ತಿ, ಪುರಸ್ಕಾರಗಳು ಸಲ್ಲಲಿಲ್ಲ. ಅವರಿಗೆ 'ಪದ್ಮಭೂಷಣ ಪ್ರಶಸ್ತಿ' ಹಾಗೂ 'ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ' ಸಲ್ಲಬೇಕು' ಎಂದು ಹೇಳಿದರು.

ಸುಚಿತ್ರ ಫಿಲಂ ಆ್ಯಂಡ್ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ಹಾಗೂ ನಟ ಪ್ರಕಾಶ್ ಬೆಳವಾಡಿ, 'ಅನಂತ ನಾಗ್ ಅದ್ಭುತ ಕಲಾವಿದ. ತಮ್ಮ ವಿಶಿಷ್ಟ ಅಭಿನಯದ ಮೂಲಕ ಕನ್ನಡ ಚಿತ್ರರಂಗದ ಸ್ವರೂಪ ಬದಲಾಯಿಸಿದರು' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪತ್ರಕರ್ತ ಸದಾಶಿವ ಶೆಣೈ, ಸುಚಿತ್ರ ಫಿಲಂ ಸೊಸೈಟಿ ಅಧ್ಯಕ್ಷ ಎನ್. ನರಹರಿ ರಾವ್ ಅವರು ಅನಂತ ನಾಗ್ ಅವರ ನಟನೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

1974ರಲ್ಲಿ ತೆರೆಕಂಡ 'ಅಂಕುರ್' ಹಿಂದಿ ಚಿತ್ರವನ್ನು ಭಾರತೀಯ ವಿದ್ಯಾಭವನದಲ್ಲಿ ಪ್ರದರ್ಶಿಸಲಾಯಿತು. ಸುಚಿತ್ರ ಫಿಲಂ ಸೊಸೈಟಿಯಲ್ಲಿ ಕನ್ನಡದ 'ಹಂಸಗೀತೆ' ಹಾಗೂ ಮಲಯಾಳಂನ 'ಸ್ವಾತಿ ತಿರುನಾಳ್' ಚಲನಚಿತ್ರ ಪ್ರದರ್ಶನ ಕಂಡಿತು.

ಅನಂತ ನಾಗ್ ಚಲನಚಿತ್ರ ಪ್ರದರ್ಶನ

ಅನಂತ ನಾಗ್ ಉತ್ಸವದ ಪ್ರಯುಕ್ತ ಅವರ ಚಲನಚಿತ್ರಗಳು ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾ ಭವನ ಹಾಗೂ ಬನಶಂಕರಿಯಲ್ಲಿರುವ ಸುಚಿತ್ರ ಫಿಲಂ ಸೊಸೈಟಿಯಲ್ಲಿ ಪ್ರದರ್ಶನ ಕಾಣಲಿವೆ.

ಭಾರತೀಯ ವಿದ್ಯಾಭವನದಲ್ಲಿ ಸೆ.14ರ ಬೆಳಿಗ್ಗೆ 10.30ಕ್ಕೆ 'ಬರ', ಮಧ್ಯಾಹ್ನ 3ಕ್ಕೆ 'ಹಂಸಗೀತೆ', 15ರ ಬೆಳಿಗ್ಗೆ 10.30ಕ್ಕೆ 'ಸ್ಯಂಬಲ್' ಚಲನ ಚಿತ್ರಗಳ ಪ್ರದರ್ಶನ ನಡೆಯಲಿವೆ. ಸಂಜೆ 4ಕ್ಕೆ ಸ್ಮಿತಾ ಕಾಶಿಕ್ ತಂಡದಿಂದ ಅನಂತ ನಾಗ್ ಅವರ ಚಿತ್ರಗಳಿಂದ ಆಯ್ದ ಗೀತೆಗಳ ಗಾಯನ ಹಮ್ಮಿಕೊಳ್ಳಲಾಗಿದೆ.

ಸುಚಿತ್ರ ಫಿಲಂ ಸೊಸೈಟಿಯಲ್ಲಿ ಸೆ.14ರಂದು ಮಧ್ಯಾಹ್ನ 3ಕ್ಕೆ 'ಅಂಕುರ್' ಹಾಗೂ ಸಂಜೆ 6.30 'ಸ್ಯಂಬಲ್' ಚಿತ್ರಗಳು ಪ್ರದರ್ಶನಗೊಳ್ಳಲಿವೆ.

'ಅಗ್ನಿವೀರವಾಯು ತಂಡಕ್ಕೆ ಬೆಳಗಾವಿಯಲ್ಲಿ ತರಬೇತಿ'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಭಾರತೀಯ ವಾಯು ಪಡೆಗೆ ಯುವತಿಯರು ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಯುವತಿಯರ ಅಗ್ನಿವೀರವಾಯು ಮೊದಲ ತಂಡ ಬೆಳಗಾವಿಯ ಸಾಂಬ್ರಾದಲ್ಲಿರುವ ಏರ್‌ಮನ್ ಟ್ರೈನಿಂಗ್ ಸ್ಕೂಲ್‌ನಲ್ಲಿ ತರಬೇತಿ ಪಡೆಯುತ್ತಿದೆ' ಎಂದು ಯಲಹಂಕ ವಾಯು ನೆಲೆಯ ಏರ್ ಕಮಾಂಡರ್ ರೋಹಿತ್ ವಿಜಯದೇವ್ ತಿಳಿಸಿದರು.

ಯಲಹಂಕದಲ್ಲಿರುವ ಭಾರತೀಯ ವಾಯುಪಡೆಯ ವಾಯುನೆಲೆಯಲ್ಲಿ ಆಯೋಜಿಸಿದ್ದ 'ಮಾಧ್ಯಮ ಪುನಶ್ಚೇತನ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಅಗ್ನಿವೀರ ವಾಯು ತಂಡಕ್ಕೆ ತರಬೇತಿಯನ್ನು ಇಲ್ಲಿಯೂ ನೀಡಲಾಗುತ್ತಿದೆ. ಡಿಸೆಂಬರ್‌ನಲ್ಲಿ ಹತ್ತು ಯುವತಿಯರಿಗೆ ತರಬೇತಿ ನೀಡಲಾಗುವುದು. ಇವರಿಗೆ ಎಂಟು ವಾರಗಳ ತರಬೇತಿ ನೀಡಲಾಗುವುದು' ಎಂದು ತಿಳಿಸಿದರು.



ರೋಹಿತ್ ವಿಜಯದೇವ್

'ಭಾರತೀಯ ವಾಯು ಪಡೆಗೆ ಸಿ–295 ಯುದ್ಧ ವಿಮಾನಗಳು ಈ ತಿಂಗಳು ಸೇರ್ಪಡೆಯಾಗಲಿವೆ. ಇತ್ತೀಚೆಗೆ ಸಿ–17, ಚಿನೂಕ್, ಸಿ–130 ಯುದ್ಧ ವಿಮಾನಗಳು ಸೇರ್ಪಡೆಯಾಗಿವೆ' ಎಂದು ತಿಳಿಸಿದರು.

'ಸಾರ್ವಜನಿಕರಿಗೆ ಖಚಿತವಾದ ಮಾಹಿತಿ ನೀಡುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತವೆ. ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ರಕ್ಷಣಾ ಪಡೆಗಳ ಸಕಾರಾತ್ಮಕ ಪ್ರಯತ್ನಗಳನ್ನು ಸಹ ನಿರಂತರವಾಗಿ ಸಾರ್ವಜನಿಕರಿಗೆ ತಲುಪಿಸಬೇಕು' ಎಂದು ಸಲಹೆ ನೀಡಿದರು.

ಸಚಿವರು ನಡಾವಳಿ ನೀಡಿದರೂ ತಣಿಯದ ಅತೃಪ್ತಿ

ಹಲವು ವಿಚಾರದ ಬಗ್ಗೆ ಸ್ಪಷ್ಟತೆಯಿಲ್ಲ ಎಂದ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಮುಂದಿಟ್ಟಿದ್ದ ಬೇಡಿಕೆಗಳ ಪೈಕಿ 27 ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದ ಸಾರಿಗೆ ಸಚಿವರು ಈಗ ನಡಾವಳಿಯ ಪ್ರತಿ ಕಳುಹಿಸಿಕೊಟ್ಟಿದ್ದಾರೆ. ಆದರೆ, ಅದರಲ್ಲಿ ಹಲವು ವಿಚಾರದ ಬಗ್ಗೆ ಸ್ಪಷ್ಟತೆಯೇ ಇಲ್ಲ ಎಂದು ಒಕ್ಕೂಟದ ಅಧ್ಯಕ್ಷ ಎಸ್. ನಟರಾಜ್ ಶರ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಾವಾಗ ಅನುಷ್ಠಾನ ಎಂಬುದನ್ನು ನಮೂದಿಸಿಲ್ಲ. ವಿಶೇಷ ಅಡ್ವೊಕೇಟ್ ಜನರಲ್ ನೇಮಕ ಯಾವಾಗ ಎಂದು ಹೇಳಿಲ್ಲ. ಪರವಾನಗಿ ಪಡೆಯದ ಖಾಸಗಿ ಆ್ಯಪ್‌ಗಳ ಮೇಲೆ ಕ್ರಮ ಏನು ಎಂಬುದನ್ನು ತಿಳಿಸಿಲ್ಲ. ಸಾರಿಗೆ ಇಲಾಖೆಯ ಹೆಚ್ಚುವರಿ ಕಮಿಷನರ್ ಬಗ್ಗೆ ಏನು ಕ್ರಮ ಕೈಗೊಂಡಿದ್ದಾರೆ ಎಂಬುದು ಗೊತ್ತಾಗಿಲ್ಲ ಎಂದು ತಿಳಿಸಿದ್ದಾರೆ.

'ಬೆಂಗಳೂರು ನಗರ ಮುಷ್ಕರ ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಸಾರಿಗೆ ಸಚಿವರು ಎರಡು ತಿಂಗಳಲ್ಲಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಇದು ನಡಾವಳಿಯಲ್ಲಿ ನಮೂದಾಗಿಲ್ಲ' ಎಂದು ಹೇಳಿದ್ದಾರೆ.

ತಲೆ, ಕುತ್ತಿಗೆ ಕ್ಯಾನ್ಸರ್‌ಗೆ 'ಲೊ–ಡೋಸ್ ಇಮ್ಯುನೊಥೆರಪಿ' ಸಹಕಾರಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ತಲೆ ಮತ್ತು ಕುತ್ತಿಗೆ ಕ್ಯಾನ್ಸರ್‌ಗೆ ಒಳಗಾದವರು ಚೇತರಿಸಿಕೊಳ್ಳಲು 'ಲೊ–ಡೋಸ್ ಇಮ್ಯುನೊಥೆರಪಿ' ಸಹಕಾರಿ ಎನ್ನುವುದು ಪ್ರಾಯೋಗಿಕ ಅಧ್ಯಯನದಿಂದ ದೃಢಪಟ್ಟಿದೆ' ಎಂದು ಎಚ್‌ಸಿಜಿ ಆಸ್ಪತ್ರೆಯ ಕಾರ್ಯನಿರ್ವಾಹಕ ಅಧ್ಯಕ್ಷ ಡಾ.ಬಿ.ಎಸ್. ಅಜಯಕುಮಾರ್ ತಿಳಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, '54ರಿಂದ 76 ವರ್ಷದೊಳಗಿನವರಲ್ಲಿ 12 ಪ್ರಕರಣ ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅಷ್ಟೂ ಮಂದಿಗೆ ಶೇ 90ಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಕ್ಯಾನ್ಸರ್ ಗಡ್ಡೆ ನಿರ್ಮೂಲನೆಯಾಗಿದೆ. ಯಾವುದೇ ಅಡ್ಡ ಪರಿಣಾಮವೂ ಕಾಣಿಸಿಕೊಂಡಿಲ್ಲ. ಇದರಿಂದಾಗಿ ತಲೆ ಮತ್ತು ಕುತ್ತಿಗೆಯ ಕ್ಯಾನ್ಸರ್ ಪ್ರಕರಣಗಳ ನಿರ್ವಹಣೆ ಸುಲಭ ಸಾಧ್ಯವಾಗಲಿದ್ದು, ಚಿಕಿತ್ಸಾ ವೆಚ್ಚವನ್ನೂ ಕಡಿತ ಮಾಡಬಹುದು. ಈ ಅಧ್ಯಯನವು ತಲೆ ಮತ್ತು ಕುತ್ತಿಗೆಯ ಕ್ಯಾನ್ಸರ್ ಚಿಕಿತ್ಸೆ ಕ್ಷೇತ್ರದಲ್ಲಿ ಹೊಸ ಅವಕಾ ಒದಗಿಸಲಿದೆ' ಎಂದರು.

ಆಸ್ಪತ್ರೆಯ ಪ್ರಾಯೋಗಿಕ ಪರೀಕ್ಷೆಯ (ಕ್ಲಿನಿಕಲ್ ಟ್ರಯಲ್) ನಿರ್ದೇಶಕ ಡಾ. ಸತೀಶ್ ಸಿ.ಟಿ., 'ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಜಗತ್ತಿನ ಒಟ್ಟು ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ 4.5 ರಷ್ಟು ಪ್ರಕರಣಗಳು ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಪ್ರಕರಣಗಳಾಗಿವೆ. ಮರಣ ಪ್ರಮಾಣವು ಶೇ 4.6 ರಷ್ಟಿದೆ. ನಮ್ಮ ದೇಶದಲ್ಲಿ 40ರಿಂದ 60 ವರ್ಷ ವಯಸ್ಸಿನವರಲ್ಲಿನ ಒಟ್ಟು ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ 35 ರಷ್ಟು ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಪ್ರಕರಣಗಳಾಗಿವೆ. ಲೊ-ಡೋಸ್ ಇಮ್ಯುನೊಥೆರಪಿಯನ್ನು ನಿಯೋ ಅಡ್ಜುವಂಟ್ ಕೀಮೋಥೆರಪಿ ಜತೆಗೆ ಸಂಯೋಜಿಸಿ, ಅದರ ಪ್ರಯೋಜನ ಪಡೆಯಲು ಉತ್ಸುಕರಾಗಿದ್ದೇವೆ' ಎಂದು ತಿಳಿಸಿದರು.



ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ತಂದೆ ಯಶವೀರ್ ಸುನಕ್ ಮತ್ತು ತಾಯಿ ಉಷಾ ಸುನಕ್ ಅವರು ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಅವರ ಆಶೀರ್ವಾದ ಪಡೆದರು. ಇನ್ಫೊಸಿಸ್‌ನ ಸುಧಾ ನಾರಾಯಣ ಮೂರ್ತಿ ಇದ್ದರು

ಮಂತ್ರಾಲಯಕ್ಕೆ ರಿಷಿ ಪೋಷಕರ ಭೇಟಿ

ರಾಯಚೂರು(ಮಂತ್ರಾಲಯ): ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ತಂದೆ ಯಶವೀರ್ ಸುನಕ್ ಮತ್ತು ತಾಯಿ ಉಷಾ ಸುನಕ್ ಹಾಗೂ ಇನ್ಫೊಸಿಸ್‌ನ ಸುಧಾ ನಾರಾಯಣ ಮೂರ್ತಿ ಅವರು ಬುಧವಾರ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದರು.

ಈ ವೇಳೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಅವರು ಮೂವರನ್ನು ಸ್ಮನ್ಮಾನಿಸಿ ವಸ್ತ್ರಂ, ಫಲ ಮಂತ್ರಾಕ್ಷತೆ ಮತ್ತು ಸ್ಮರಣಿಕೆ ನೀಡಿದರು.

ತೂಕ, ಅಳತೆ: ₹ 1 ಸಾವಿರ ಕೋಟಿ ಸಂಗ್ರಹದ ಗುರಿ

ಬೆಂಗಳೂರು: ತೂಕ ಮತ್ತು ಅಳತೆಯಲ್ಲಿ ನಿಖರತೆ ತಂದು ವಾರ್ಷಿಕ ₹ 1 ಸಾವಿರ ಕೋಟಿ ರಾಜಸ್ವ ಸಂಗ್ರಹಿಸಲು ಗುರಿ ನಿಗದಿ ಮಾಡಲಾಗಿದೆ ಎಂದು ಆಹಾರ ಮತ್ತು ಕಾನೂನು ಮಾಪನಶಾಸ್ತ್ರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಮಾತನಾಡಿದರು.

ಅಧಿಕಾರಿಗಳು, ಸಿಬ್ಬಂದಿ ಕೊರತೆ ಮತ್ತಿತರ ಕಾರಣಗಳಿಂದ ನಿಗದಿತ ಗುರಿ ತಲುಪಲು ಸಾಧ್ಯವಾಗಿಲ್ಲ. ಅದಕ್ಕಾಗಿ ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿ ತಂದು ಕಾನೂನು ಮಾಪನಶಾಸ್ತ್ರ ಇಲಾಖೆ ಬಲಪಡಿಸಲಾಗುವುದು. ಈಗಿರುವ ಸಂಗ್ರಹವನ್ನು 20ಪಟ್ಟು ಹೆಚ್ಚಿಸಲಾಗುವುದು ಎಂದರು.

ಬಿಬಿಎಂಪಿ: ರಾಜಕಾಲುವೆಗೆ 10 ದಿನ, ಕೆರೆ ಅತಿಕ್ರಮಣ ದಾಖಲಿಸಲು ಮೂರು ದಿನ ಅವಕಾಶ

ಒತ್ತುವರಿ ಗುರುತಿಸಲು ಕೊನೆ ಅವಕಾಶ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿಯನ್ನು 10 ದಿನ ಹಾಗೂ ಕೆರೆಗಳ ಒತ್ತುವರಿಯನ್ನು ಮೂರು ದಿನದಲ್ಲಿ ಗುರುತಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಕಾರ್ಯಪಾಲಕ ಎಂಜಿನಿಯರ್ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಸಿದ್ದಾರೆ.

ಬೃಹತ್ ನೀರುಗಾಲುವೆ ವಿಭಾಗ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ, ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳು ಹಾಗೂ ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ಬುಧವಾರ ನಡೆದ ಸಭೆಯಲ್ಲಿ ಅವರು ಸೂಚನೆ ನೀಡಿದರು.

ಹೈಕೋರ್ಟ್ ನೀಡಲಾಗಿರುವ ಕಾರ್ಯಸೂಚಿಯಂತೆ ಬೃಹತ್ ನೀರುಗಾಲುವೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ 10 ದಿನಗಳಲ್ಲಿ ಹೊಸ ಒತ್ತುವರಿಗಳನ್ನೂ ಗುರುತಿಸಬೇಕು. ಇದು ಕೊನೆಯ ಅವಕಾಶವಾಗಿರುತ್ತದೆ. ಒಂದು ವೇಳೆ ಒತ್ತುವರಿ ತೆರವು ಕಾರ್ಯಾಚರಣೆ ಮಾಡುವಲ್ಲಿ ವಿಫಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.

ಬೃಹತ್ ನೀರುಗಾಲುವೆ (ರಾಜಕಾಲುವೆ) ಒತ್ತುವರಿ ತೆರವು ಕಾರ್ಯಾಚರಣೆ ಸಂಬಂಧ ಆಯಾ ವಿಭಾಗಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ತೆರವು ನೋಟಿಸ್ ಜಾರಿ ಮಾಡಲಿದ್ದಾರೆ. ನಂತರ ಆಯಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ಗೆ ರಾಜಕಾಲುವೆಯ ಒತ್ತುವರಿ ತೆರವು ಜವಾಬ್ದಾರಿ ನೀಡಲಾಗಿದೆ. ನಿಗದಿತ ಸಮಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕು ಎಂದರು.

ಬೃಹತ್ ನೀರುಗಾಲುವೆಯ ಒತ್ತುವರಿಯಾಗಿದ್ದಲ್ಲಿ ಅದನ್ನು ಭೂಮಾಪಕರ ಮೂಲಕ ಸಮೀಕ್ಷೆ ನಡೆಸಿ ತಹಶೀಲ್ದಾರ್ ಮೂಲಕ ಒತ್ತುವರಿದಾರರಿಗೆ ನೋಟಿಸ್ ನೀಡಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆಗಳ ಒತ್ತುವರಿ ತೆರವಿಗೂ ಸೂಚನೆ: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಯಾವ ಕೆರೆಗಳಲ್ಲಿ ಒತ್ತುವರಿಯಾಗಿದೆ ಎಂಬುದರ ಬಗ್ಗೆ ಕೆರೆಗಳ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮೂರು ದಿನದಲ್ಲಿ ಮಾಹಿತಿ ನೀಡಬೇಕು ಎಂದು ಮುಖ್ಯ ಆಯುಕ್ತರು ಸೂಚಿಸಿದರು.

ಆಯಾ ವಲಯ ಉಪ ವಿಭಾಗಗಳಲ್ಲಿ ಬರುವ ಕಾರ್ಯಪಾಲಕ ಎಂಜಿನಿಯರ್‌ಗಳು 7 ದಿನದೊಳಗಾಗಿ ಮಾಹಿತಿ ನೀಡಬೇಕು. ಆ ಬಳಿಕ ತಹಶೀಲ್ದಾರರು 7 ದಿನಗಳಲ್ಲಿ ಸರ್ವೆ ನಡೆಸಿ, ಒತ್ತುವರಿ ಮಾಡಿರುವವರಿಗೆ ನೋಟಿಸ್ ಜಾರಿಗೊಳಿಸಬೇಕು. ಅನಂತರ ಸಕ್ಷಮ ಪ್ರಾಧಿಕಾರದಡಿ ಕಾಲಾವಕಾಶ ನೀಡಿ ಆ ಸಮಯದಲ್ಲಿ ಒತ್ತುವರಿ ತೆರವಾಗದಿದ್ದಲ್ಲಿ ಕೂಡಲೇ ತೆರವು ಕಾರ್ಯಾಚರಣೆ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ: ನಗರದಲ್ಲಿ 198 ಪ್ರವಾಹ ಪೀಡಿದ ಸೂಕ್ಷ್ಮ ಪ್ರದೇಶಗಳ ಪೈಕಿ 124 ಸ್ಥಳಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಾಕಿ 74 ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೂಕ್ತ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಿರಲು ಆಯಾ ವಲಯ ವ್ಯಾಪ್ತಿಯ ಪಾಲಿಕೆ ಹಿರಿಯ ಅಧಿಕಾರಿಗಳು ಪ್ರಮುಖ ಪ್ರವಾಹ ಪೀಡಿದ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ, ಆ ಸ್ಥಳಗಳಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ತುಷಾರ್ ಗಿರಿನಾಥ್ ಹೇಳಿದರು.

ಸಭೆಯಲ್ಲಿ ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ, ಡಾ. ತ್ರಿಲೋಕ್ ಚಂದ್ರ, ಡಾ. ಹರೀಶ್ ಕುಮಾರ್, ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್ ಇದ್ದರು.

ರಸ್ತೆ ಗುಂಡಿ ಮುಚ್ಚಲು ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಯಾ ವಲಯದ ಮುಖ್ಯ ಎಂಜಿನಿಯರ್‌ಗಳು ರಸ್ತೆ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ತುಷಾರ್ ಗಿರಿನಾಥ್ ಸೂಚಿಸಿದರು.

'ಫಿಕ್ಸ್ ಮೈ ಸ್ಟ್ರೀಟ್' ತಂತ್ರಾಂಶದಲ್ಲಿ ಬರುವಂತಹ ದೂರುಗಳ ಆಧಾರದ ಮೇಲೆ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಬೇಕು. ಈ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ನಿಯೋಜನೆ ಮಾಡಿರುವ ಗುತ್ತಿಗೆದಾರರಿಂದ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ದೋಷ ಮುಕ್ತ ಅವಧಿ (ಡಿ.ಎಲ್‌.ಪಿ)ಯಲ್ಲಿರುವ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರಿಂದಲೇ ರಸ್ತೆಗುಂಡಿಗಳನ್ನು ಮುಚ್ಚಿಸಬೇಕೆಂದು ಸೂಚಿಸಿದರು.



ನಗರದ ಅನಿಲ್ ಕುಂಬ್ಳೆ ವೃತ್ತದ ಬಳಿ ಬಂದ ಮಳೆಯಲ್ಲಿ ಜನರು ಸಾಗಿದರು
—ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್

ನಗರದಲ್ಲಿ ಹಲವೆಡೆ ಮಳೆ

ಬೆಂಗಳೂರು: ನಗರದ ಹಲವೆಡೆ ಶುಕ್ರವಾರ ಸಂಜೆ ಬಿರುಗಾಳಿ ಸಹಿತ ಮಳೆಯಾಗಿ, ತಂಪೆರೆಯಿತು.

ಮಧ್ಯಾಹ್ನದಿಂದ ಮೋಡಕವಿದ ವಾತಾವರಣವಿತ್ತು. ಸಂಜೆ ಸುರಿದ ಮಳೆಯಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಬಿರುಗಾಳಿಯಿಂದ ಜನರು ತತ್ತರಿಸಿ, ಸುರಕ್ಷತಾ ಸ್ಥಳಗಳಿಗೆ ತೆರಳಲು ಪ್ರಯಾಸಪಟ್ಟರು. ದಾಸರಹಳ್ಳಿ ಭಾಗದ ಶೆಟ್ಟಿಹಳ್ಳಿ (38.50 ಮಿ.ಮೀ), ಬಾಗಲಗುಂಟೆಯಲ್ಲಿ (37.50 ಮಿ.ಮೀ) ಅತಿಹೆಚ್ಚು ಮಳೆಯಾಗಿದೆ. ವಿಶ್ವನಾಥ ನಾಗೇನಹಳ್ಳಿ, ಕೊಡಿಗೆಹಳ್ಳಿ, ನಂದಿನಿ ಲೇಔಟ್, ಪೀಣ್ಯ ಕೈಗಾರಿಕೆ ಪ್ರದೇಶ, ಪುಲಕೇಶಿನಗರ, ಬಾಣಸವಾಡಿ, ನಾಗಪುರ, ದಯಾನಂದ ನಗರ, ಹೊರಮಾವು, ಸಂಪಂಗಿರಾಮನಗರ, ಚೊಕ್ಕಸಂದ್ರ, ಅಟ್ಟೂರು, ಕುಶಾಲ ನಗರ, ಮಾರತ್‌ಹಳ್ಳಿ, ಬೆನ್ನಿಗಾನಹಳ್ಳಿ, ಕಮ್ಮನಹಳ್ಳಿ, ಬ್ಯಾಟರಾಯನಪುರ, ವರ್ತೂರು, ಕೆ.ಆರ್‌. ಪುರ, ಅಗ್ರ ಹಾರ ದಾಸರಹಳ್ಳಿಯಲ್ಲಿ ಮಳೆಯಾಯಿತು.

ಬಿಬಿಎಂಪಿ: ವಿಶೇಷ, ವಲಯ ಆಯುಕ್ತರ ವರ್ಗಾವಣೆ ಗೊಂದಲ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬಿಬಿಎಂಪಿ ವಲಯ ಆಯುಕ್ತರು ಹಾಗೂ ಕಂದಾಯ, ಹಣಕಾಸು ವಿಭಾಗಕ್ಕೇ ವಿಶೇಷ ಆಯುಕ್ತರನ್ನು ಪ್ರತ್ಯೇಕವಾಗಿ ನಿಯೋಜಿಸಿ ಸರ್ಕಾರ ವರ್ಗಾವಣೆ ಆದೇಶ ಹೊರಡಿಸಿರುವುದು ಗೊಂದಲ ಸೃಷ್ಟಿಸಿದೆ.

ಬಿಬಿಎಂಪಿ ಕಾಯ್ದೆ ಪ್ರಕಾರ ವಿಶೇಷ ಆಯುಕ್ತರ ಹುದ್ದೆ ಇಲ್ಲ. ಅದರಲ್ಲಿರುವುದು 8 ವಲಯ ಆಯುಕ್ತರ ಹುದ್ದೆ. ಈ ವಲಯ ಆಯುಕ್ತರನ್ನೇ ಹಣಕಾಸು, ಆಡಳಿತ, ಆರೋಗ್ಯ, ಕೆರೆ, ತೋಟಗಾರಿಕೆ, ಉದ್ಯಾನ, ಯೋಜನೆ, ಬೃಹತ್ ನೀರುಗಾಲುವೆ, ಘನತ್ಯಾಜ್ಯ ನಿರ್ವಹಣೆ, ಕಲ್ಯಾಣ, ಮಾರುಕಟ್ಟೆ, ಜಾಹೀರಾತು, ಕಂದಾಯ ಹೀಗೆ ಹಲವು ವಿಭಾಗಗಳನ್ನು ವಿಶೇಷ ಆಯುಕ್ತರ ಹೊಣೆ ನೀಡಲಾಗಿತ್ತು.

ಸರ್ಕಾರ ಬುಧವಾರ ಹೊರಡಿಸಿರುವ ವರ್ಗಾವಣೆ ಆದೇಶದಲ್ಲಿ, ಬೆಳಗಾವಿಯ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯದ ವಿಶೇಷ ಆಯುಕ್ತ ಶಿವಾನಂದ ಕಲಕೇರಿ ಅವರನ್ನು ಬಿಬಿಎಂಪಿ ಹಣಕಾಸು ವಿಭಾಗಕ್ಕೆ ವಿಶೇಷ ಆಯುಕ್ತರನ್ನಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದ ಜಯರಾಂ ರಾಯಪುರ ಅವರು ದಕ್ಷಿಣ ವಲಯ ಆಯುಕ್ತರಾಗಿಯೂ ಇದ್ದರು. ಆದರೆ, ವಲಯ ಹುದ್ದೆಯನ್ನು ಯಾರಿಗೂ ತೋರಿಲ್ಲ. ಜಯರಾಂ ರಾಯಪುರ ಅವರನ್ನು ಅದರಿಂದ ಮುಕ್ತಿಗೊಳಿಸಿಲ್ಲ.

ಇದೇ ಆದೇಶದಲ್ಲಿ, ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರಾಗಿದ್ದ, ಪಶ್ಚಿಮ ವಲಯ ಆಯುಕ್ತರೂ ಆಗಿದ್ದ ಆರ್‌.ಎಲ್‌. ದೀಪಕ್ ಅವರನ್ನು ಕಂದಾಯ ವಿಭಾಗದ ವಿಶೇಷ ಆಯುಕ್ತ ಹುದ್ದೆಯಿಂದ ವಲಯ ಆಯುಕ್ತ ಹುದ್ದೆಗೆ ವರ್ಗಾಯಿಸಲಾಗಿದೆ. ಈ ಆದೇಶದ ಪ್ರಕಾರ ವಿಶೇಷ ಆಯುಕ್ತ ಹಾಗೂ ವಲಯ ಆಯುಕ್ತ ಎಂಬ ಎರಡು ಹುದ್ದೆಗಳಿವೆ. ಆದರೆ, ಬಿಬಿಎಂಪಿ ಕಾಯ್ದೆಯಲ್ಲಿ 8 ವಲಯ ಆಯುಕ್ತರಿಗೆ ಮಾತ್ರ ಅವಕಾಶ ಇರುವುದು.

ಇನ್ನು ರಾಜರಾಜೇಶ್ವರಿನಗರ ವಲಯ ಆಯುಕ್ತರನ್ನಾಗಿ ಸುರಾಲ್ಕರ್ ವಿಕಾಸ್ ಕಿಶೋರ್ ಅವರನ್ನು ವರ್ಗಾಯಿಸಲಾಗಿದೆ. ಈ ಹುದ್ದೆಯನ್ನು ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ರೆಡ್ಡಿ ಶಂಕರ್ ಬಾಬು ಅವರು ಹೆಚ್ಚುವರಿಯಾಗಿ ಹೊಂದಿದ್ದರು.

ಅನುಮೋದಿತ ಹುದ್ದೆಯಲ್ಲಿರುವ ಎಂಟು ವಲಯ ಆಯುಕ್ತರಿಗೇ ವಿಭಾಗಗಳ ಹೊಣೆಯನ್ನೂ ನೀಡಲಾಗುತ್ತಿತ್ತು. ವಿಶೇಷ ಆಯುಕ್ತರ ಹುದ್ದೆ ಹೆಚ್ಚುವರಿಯಾಗಿರುತ್ತಿತ್ತು. ಆದರೆ ಇತ್ತೀಚೆಗೆ ಕಾಯ್ದೆಯಲ್ಲಿಲ್ಲದ ವಿಶೇಷ ಆಯುಕ್ತರ ಹುದ್ದೆಗೆ ವರ್ಗಾವಣೆಯಾಗುತ್ತಿದ್ದು, ವಲಯ ಆಯುಕ್ತರ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಅನುಮೋದಿತ ಹುದ್ದೆ ಅಲ್ಲದಿದ್ದರೂ ಅದಕ್ಕೆ ಸರ್ಕಾರವೇ ನೇಮಕ ಮಾಡುತ್ತಿರುವುದು ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಮಾಹಿತಿ ಹಕ್ಕು ಕೇಂದ್ರದ ಅಮರೇಶ್ ಆರೋಪಿಸಿದರು.

'ಬಿಬಿಎಂಪಿ ಅನುಮೋದನೆ ಇಲ್ಲದ ಹಲವು ಹುದ್ದೆಗಳಿವೆ. ಅವುಗಳಿಗೆ ಆಗಾಗ್ಗೆ ನಿಯೋಜನೆ ಕೂಡ ನಡೆಯುತ್ತಿದೆ. ಬಿಬಿಎಂಪಿಯ ವಿಭಾಗಗಳು ಹಾಗೂ ವಲಯಗಳು ಸೇರಿದರೆ ಸುಮಾರು 25 ಐಎಎಸ್ ಅಧಿಕಾರಿಗಳಾಗುತ್ತಾರೆ. 8 ಐಎಎಸ್ ಅಧಿಕಾರಿಗಳ ಹುದ್ದೆಗೆ ಮಾತ್ರ ಅನುಮೋದನೆ ಇದೆ. ಉಳಿದವರಿಗೆ ವೇತನ ಹಾಗೂ ಕಚೇರಿ ನಿರ್ವಹಣೆಯ ಅನಧಿಕೃತವಾಗಿಯೇ ಪಾವತಿಯಾಗುತ್ತಿದೆ. ಈ ಬಗ್ಗೆ ನಗರಾಭಿವೃದ್ಧಿ ಇಲಾಖೆ ಸ್ಪಷ್ಟ ವಿವರಗಳನ್ನು ನೀಡಬೇಕು' ಎಂದು ಆಗ್ರಹಿಸಿದರು.

ಟಿಕೆಟ್ ಇಲ್ಲದೆ ಪ್ರಯಾಣ: 3208 ಜನರಿಗೆ ದಂಡ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಆಗಸ್ಟ್ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ 3208 ಪ್ರಯಾಣಿಕರಿಂದ ₹ 4.70 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ತನಿಖಾ ತಂಡದಲ್ಲಿನ ಅಧಿಕಾರಿಗಳು ಆಗಸ್ಟ್‌ನಲ್ಲಿ 44,416 ಬಸ್‌ಗಳಲ್ಲಿ ತನಿಖೆ ನಡೆಸಿದ್ದರು. ನಿಗಮದ ಆದಾಯದಲ್ಲಿ ₹ 69,336 ಸೋರಿಕೆ ಪತ್ತೆಯಾಗಿತ್ತು. ಅದನ್ನು ದಂಡ ಸಹಿತ ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಟಿಕೆಟ್ ಇಲ್ಲವೇ ಬಸ್ ಪಾಸ್ ಪಡೆದು ಪ್ರಯಾಣಿಸಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ನಗರದಲ್ಲಿ ಇಂದು

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು 'ನಗರದಲ್ಲಿ ಇಂದು' ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
nagaradalli_indu@prajavani.co.in

ಬಂಡ್ಲಹಳ್ಳಿ ವಿಜಯಕುಮಾರ್ ಅವರ 'ಜನಪದ ಗೀತೆಗಳ ಚಲನಶೀಲತೆ' ಸಂಶೋಧನಾತ್ಮಕ ಪುಸ್ತಕದ ಕುರಿತು ವಿಚಾರಸಂಕಿರಣ: ಉದ್ಘಾಟನೆ: ಪುಟ್ಟಣ್ಣ, ಅಧ್ಯಕ್ಷತೆ: ಶ್ರೀಕಂಠಯ್ಯ, ವಿಚಾರ ಮಂಡನೆ: ಮೀರಾಸಾಬಿಹಳ್ಳಿ ಶಿವಣ್ಣ, ಟಿ. ಗೋವಿಂದರಾಜು, ಕಾ.ವೆಂ. ಶ್ರೀನಿವಾಸಮೂರ್ತಿ, ಎಂ.ಎಸ್. ದುರ್ಗಾ ಪ್ರವೀಣ್, ಆಯೋಜನೆ: ರಂಗ ಸಂಸ್ಥಾನ, ಸ್ಥಳ: ರಾಜಾಜಿನಗರ ಸಂಯುಕ್ತ ಪದವಿಪೂರ್ವ ಕಾಲೇಜು ಸಭಾಂಗಣ, ರಾಜಾಜಿನಗರ, ಬೆಳಿಗ್ಗೆ 10.30

'ಪ್ರಭಾತ ಸಂಗೀತ' ರಾಷ್ಟ್ರೀಯ ವಿಚಾರಸಂಕಿರಣ: ಅತಿಥಿಗಳು: ಜಯಕರ ಎಸ್.ಎಂ., ಶೇಖ್ ಲತೀಫ್, ಕೆ. ರಾಮಕೃಷ್ಣಯ್ಯ, ಅನಂತ ರಾಮ್ ಭಟ್, ಆಚಾರ್ಯ ದಿವ್ಯಚೇತನಾನಂದ ಅವಧೂತ್, ಆಯೋಜನೆ ಮತ್ತು ಸ್ಥಳ: ಡಾ. ವೆಂಕಟಗಿರಿ ಗೌಡ ಸಭಾಂಗಣ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಳಿಗ್ಗೆ 10.30

'4 ಡಿ' ಕುರಿತು ವಿಚಾರಸಂಕಿರಣ: ಅತಿಥಿಗಳು: ಎಸ್.ಎನ್. ಓಂಕಾರ್, ಆರ್. ವಿ. ಮಂಜುನಾಥ್, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರ ಇಂಡಿಪೆಂಡೆಂಟ್ ಪಿ.ಯು ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 10.30

ಎಂ.ವಿ. ರಾಜಶೇಖರನ್ ಅವರ ಜನ್ಮದಿನಾಚರಣೆ ಪ್ರಯುಕ್ತ ದತ್ತಿ ಉಪನ್ಯಾಸ: ಉದ್ಘಾಟನೆ: ಲೀಲಾದೇವಿ ಆರ್. ಪ್ರಸಾದ್, ಅಧ್ಯಕ್ಷತೆ: ವೂಡೇ ಪಿ. ಕೃಷ್ಣ, 'ಮಹಾತ್ಮ ಗಾಂಧಿ ಮತ್ತು ಡಾ.ಬಿ. ಆರ್. ಅಂಬೇಡ್ಕರ್ ಅವರ ಆಶಯದ ಸಂವಿಧಾನ ಮತ್ತು ಪ್ರಜಾಪ್ರಭುತ್ವ' ಕುರಿತು ಉಪನ್ಯಾಸ: ಎಲ್. ಹನುಮಂತಯ್ಯ, ಅತಿಥಿಗಳು: ಎಚ್. ಹನುಮಂತಪ್ಪ, ಕಲಾವತಿ ಡಿ.ಎಸ್., ಸಂಧ್ಯಾ ಪ್ರದೀಪ್ ಕುಮಾರ್, ಉಪಸ್ಥಿತಿ: ಎಚ್. ಶಿವಲಿಂಗಯ್ಯ, ಇಂದಿರಾ ಕೃಷ್ಣಪ್ಪ, ಆಯೋಜನೆ: ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಎಂ.ವಿ.ಆರ್., ಫೌಂಡೇಷನ್, ಸ್ಥಳ: ಬಾಪು ಸಭಾಂಗಣ, ಗಾಂಧಿಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 11

ವಚನ ಶ್ರಾವಣ: ವಚನ ಗಾಯನ: ಯೋಗಿತಾರಾಣಿ, ವಚನ ಚಿಂತನ: ಎಸ್. ಪಿನಾಕಪಾಣಿ, ಅತಿಥಿಗಳು: ಜಿ. ರಾಜೇಂದ್ರ ಹರಿದಾಸ್, ಅಧ್ಯಕ್ಷತೆ: ಆರ್. ಶಾಂತಕುಮಾರ್, ಆಯೋಜನೆ: ವಚನ ಜ್ಯೋತಿ ಬಳಗ, ಸ್ಥಳ: ಪೂರ್ಣಪ್ರಜ್ಞ ಅಕಾಡೆಮಿ ಶಾಲೆ, ಕಮ್ಮಗೊಂಡಹಳ್ಳಿ, ಮಧ್ಯಾಹ್ನ 12.30

'ತಿರುಪತಿ ಮಹಾತ್ಮೆ' ಯಕ್ಷಗಾನ ಪ್ರದರ್ಶನ: ಆಯೋಜನೆ: ಮಹಾಗಣಪತಿ ಯಕ್ಷಗಾನ ಮಂಡಳಿ, ಸ್ಥಳ: ವರಸಿದ್ಧಿವಿನಾಯಕ ದೇವಸ್ಥಾನ, ಅರೆಕೆರೆ ಮೈಕೊ ಲೇಔಟ್, ಸಂಜೆ 4.45

ಭರತನಾಟ್ಯ ಪ್ರದರ್ಶನ: ಕೆ. ಬೃಂದಾ, ಅನನ್ಯ ಎಂ., ರಾಮಾ ವೇಣುಗೋಪಾಲನ್, ಅನುರಾಧ ವೆಂಕಟರಾಮನ್, ರಾಧಿಕಾ ರಾಮಾನುಜನ್, ಅತಿಥಿಗಳು: ರಾಧಾ ಶ್ರೀಧರ್, ಮಾಲಾ ಶಶಿಕಾಂತ್, ಸ್ಥಳ: ಸೇವಾ ಸದನ, ಮಲ್ಲೇಶ್ವರ, ಸಂಜೆ 6

ಪ್ರವಚನ ವಾಹಿನಿ: 'ದಶೋಪನಿಷತ್ ಸಾರ' ಕುರಿತು ಪ್ರವಚನ: ವೇಣುಗೋಪಾಲಚಾರ್ಯ ಅಗ್ನಿಹೋತ್ರಿ, ಆಯೋಜನೆ ಮತ್ತು ಸ್ಥಳ: ರಾಗಿಗುಡ್ಡದ ಪ್ರಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ, ಸಂಜೆ 6.30

ಹರಿದಾಸ ಗಾನಸುಧಾ: ಗಾಯನ: ಚಾಂದಿನಿ ಗರ್ತಿಕೆರೆ ಮತ್ತು ತಂಡ, ಪಿಟೀಲು: ಮೈಸೂರು ಸಂಜೀವ್ ಕುಮಾರ್, ಮೃದಂಗ: ಲೋಕಪ್ರಿಯ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ 5ನೇ ಬಡಾವಣೆ, ಸಂಜೆ 7.30



ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ 2023–24ನೇ ಸಾಲಿನ ಶೈಕ್ಷಣಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಡಿಆರ್‌ಡಿಒ ವಿಜ್ಞಾನಿ ಬಿ.ಕೆ. ದಾಸ್ ಭಾಗವಹಿಸಿದ್ದರು.

'ಭವ್ಯ ಭಾರತ ನಿರ್ಮಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳಿ ಶಿಕ್ಷಣ ಪಡೆದು ಮತ್ತೆ ಭಾರತಕ್ಕೆ ಹಿಂತಿರುಗಿ ಕೊಡುಗೆ ನೀಡಬೇಕು' ಎಂದು ಡಿಆರ್‌ಡಿಒ ವಿಜ್ಞಾನಿ ಬಿ.ಕೆ. ದಾಸ್ ಹೇಳಿದರು.

ನಗರದ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ 2023–24ನೇ ಸಾಲಿನ ಶೈಕ್ಷಣಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

'ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಂಡ ಸಾಮರ್ಥ್ಯ, ಆತ್ಮವಿಶ್ವಾಸದಂತಹ ನಿರ್ಣಾಯಕ ಅಂಶಗಳು ವೃತ್ತಿಪರತೆ ಸಾಮರ್ಥ್ಯವನ್ನು ನಿರ್ಧರಿಸುತ್ತವೆ. ಭವ್ಯಭಾರತ ನಿರ್ಮಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದಾಗಿದೆ' ಎಂದರು. ಈಸ್ಟ್ ಪಾಯಿಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷೆ ರಮಾದೇವಿ ವೆಂಕಟಪತಿ, 'ವಿದ್ಯಾರ್ಥಿಗಳು ಗುಣಾತ್ಮಕ ಹಾಗೂ ಮೌಲ್ಯಯುತ ಕಲಿಕೆಗೆ ಬೇಕಾದ ಎಲ್ಲ ಸುಸಜ್ಜಿತ ಆಧುನಿಕ ಸೌಲಭ್ಯಗಳನ್ನು ಒದಗಿಸಿದ್ದೇವೆ. ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಜೀವನದಲ್ಲಿ ಯಶಸ್ವಿಯಾಗಬೇಕು' ಎಂದು ತಿಳಿಸಿದರು.

ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಮೋದ ಗೌಡ, ರಾಜೀವ್ ಗೌಡ, ಎಂ.ಜಿ. ಚಾರಿಟಬಲ್ ಟ್ರಸ್ಟ್‌ನ ಕಾರ್ಯದರ್ಶಿ ಪೀಟರ್ ಫ್ರಾನ್ಸಿಸ್, ಉಪಾಧ್ಯಕ್ಷ ಪ್ರಕಾಶ್, ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಮೃತ್ಯುಂಜಯ ವಿ. ಲಟ್ಟೆ, ಉಪಪ್ರಾಂಶುಪಾಲ ಯೋಗೇಶ್ ಇದ್ದರು.

ಚಿತ್ರಾವಳಿ



ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ 'ವಿರಾಜ್' 'ಹೆರಿಟೇಜ್ ಪೋಲ್ಕಿ ಜ್ಯುವೆಲ್ಲರಿ ಶೋ' ಚಿನ್ನ, ವಜ್ರ ಮತ್ತು ರತ್ನದ ಆಭರಣಗಳ ವಿಶೇಷ ಪ್ರದರ್ಶನ ಮತ್ತು ಮಾರಾಟವನ್ನು ಎಂ.ಜಿ, ರಸ್ತೆ ಮಳಿಗೆಯಲ್ಲಿ ಮೇಕಪ್ ಕಲಾವಿದೆ ಕುಲ್ಸುಮ್ ಪರ್ವೇಜ್, ಉದ್ಯಮಿ ಶಾಜಿಯಾ ಅಹ್ಮದ್, ವಧುವಿನ ಮೇಕಪ್ ಕಲಾವಿದೆ ತಾನಿಯಾ ಅಜಮ್ ಅನಾವರಣಗೊಳಿಸಿದರು. ಸೆ.17ರವರೆಗೆ ಪ್ರದರ್ಶನ ಮತ್ತು ಮಾರಾಟ ಇರಲಿದೆ.



ಕಾವೇರಿ ನದಿ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ವಿರುದ್ಧ ಕನ್ನಡ ಚಳವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ಹಾಗೂ ಕನ್ನಡಪರ ಹೋರಾಟಗಾರರು ಬೆಂಗಳೂರು ಹೊರವಲಯದ ಅತ್ತಿಬೆಲೆಯಲ್ಲಿ ಪ್ರತಿಭಟನೆ ನಡೆಸಿದರು. —ಪ್ರಜಾವಾಣಿ ಚಿತ್ರ

ವಿದ್ಯುತ್ ವ್ಯತ್ಯಯ ನಾಳೆಯಿಂದ

ಬೆಂಗಳೂರು: ವಿದ್ಯುತ್ ನಿರ್ವಹಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಇದೇ 15 ಮತ್ತು 16ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸೆಪ್ಟೆಂಬರ್ 15ರಂದು ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಸರ್ಜಾಪುರ, ಸೆಸ್ನಾನ್ ಗಾರ್ಡನ್, ಹೊರ ವರ್ತುಲ ರಸ್ತೆ, ಸೆಂಟ್ರಲ್ ಮಾಲ್, ಎಕ್ಸೋರಾ ಬ್ಯುಸಿನೆಸ್ ಪಾರ್ಕ್, ಶೋಭಾ ಅಪಾರ್ಟ್‌ಮೆಂಟ್, ಸಲಾರ್ ಪುರಿಯಾ ಸಾಫ್ಟ್ ಜೋನ್, ತಕ್ಷಶೀಲ ಹೆಲ್ತ್‌ಕೇರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಸೆ.16ರಂದು ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಜಿ.ಎಸ್. ಪಾಳ್ಯ ಮುಖ್ಯರಸ್ತೆ, ಬಸವನಗರ, ಕೃಷ್ಣಾರೆಡ್ಡಿ ಲೇಔಟ್, ಬಯೋಕಾನ್ ಸೆಮಿಕಾನ್ ಪಾರ್ಕ್, ಸತ್ಯಂ ಕಂಪ್ಯೂಟರ್, ಕೆಐಬಿಡಿ ಲೇಔಟ್, ಎಕ್ಸಿಸ್ ಬ್ಯಾಂಕ್, ಡಿ–ಲಿಂಕ್, ಎಚ್.ಪಿ. ಇಂದು, ಟಾಟಾ ಕನ್ಸಲ್ಟೆನ್ಸಿ ಸರ್ವೀಸ್, ಆನಂದ್ ರೆಡ್ಡಿ ಲೇಔಟ್, ಜಿಇ–ಇಂಡಿಯಾ, ಪಿಕ್ಸಲ್ ಸಾಫ್ಟ್‌ವೇರ್, ಗ್ಲೋಬಲ್ ಟೆಕ್ ಪಾರ್ಕ್, ವೆಂಕಟೇಶ್ವರ ಡೆವಲಪರ್ಸ್, ಎಲೆಕ್ಟ್ರಾನಿಕ್ ಸಿಟಿ ಫೇಸ್–2, ವೀರಸಂದ್ರ, ದೊಡ್ಡಮಂಗಲ, ಅನಂತನಗರ, ಶಾಂತಿಪುರ, ಇಎಚ್‌ಟಿ ಬಯೋಕಾನ್, ಇಎಚ್‌ಟಿ ಟೆಕ್ ಮಹೇಂದ್ರ, ಇಎಚ್‌ಟಿ ಟಾಟಾ ಬಿಪಿ ಸೋಲಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿ.ರಾಚಯ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವ ಮಹದೇವಪ್ಪ

ಕಾರ್ಪೊರೇಟ್ ಕಪಿಮುಷ್ಟಿಗೆ ಪತ್ರಿಕೋದ್ಯಮ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಇಂದಿನ ಪತ್ರಿಕೋದ್ಯಮ ಕಾರ್ಪೊರೇಟ್ ಕಪಿಮುಷ್ಟಿಗೆ ಸಿಲುಕಿದೆ. ಸಂವಿಧಾನದ ಅಡಿಪಾಯವನ್ನೇ ಅಲುಗಾಡಿಸುವ ಕೆಲಸ ನಡೆಯುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಹೇಳಿದರು.

ನಗರದಲ್ಲಿ ಬುಧವಾರ ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ ಪತ್ರಿಕಾ ಸಂಪಾದಕರ ಸಂಘ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ, ಬಿ.ರಾಚಯ್ಯ ದತ್ತಿ ನಿಧಿ ಹಾಗೂ ವಾರ್ಷಿಕ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಾಂವಿಧಾನಿಕ ಸಂಸ್ಥೆಗಳ ಕತ್ತುಹಿಸುಕುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಈಚಿನ ದಿನಗಳಲ್ಲಿ ಇಂತಹ ನಡವಳಿಕೆಗಳು ಹೆಚ್ಚುತ್ತಿವೆ. ಧಾರ್ಮಿಕ ಭಯೋತ್ಪಾದನೆ ಸೃಷ್ಟಿಯಾಗಿದೆ. ಮಾನವಹಕ್ಕುಗಳ ಉಲ್ಲಂಘನೆ ನಿರಂತರವಾಗಿದೆ.

ಹಲವು ಜಾತಿ, ಧರ್ಮಗಳ ಆಚರಣೆ ಇರುವ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಹೇರುವ ಪ್ರಯತ್ನ ನಡೆಯುತ್ತಿದೆ. ಜನರು ಎಚ್ಚರ ವಹಿಸದಿದ್ದರೆ ಭವಿಷ್ಯದಲ್ಲಿ ಧ್ವನಿಯನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

ವಿಶೇಷ ಪ್ರಶಸ್ತಿ ಸ್ವೀಕರಿಸಿದ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು, ರಾಜ್ಯದಲ್ಲಿ ಏಳು ಬಾರಿ ಶಾಸಕರಾಗಿ, ರಾಜ್ಯಪಾಲರಾಗಿ ಕೆಲಸ ಮಾಡಿದ್ದ ಬಿ.ರಾಚಯ್ಯ ಅವರು ಹಿಂದುಳಿದ ವರ್ಗಗಳ ಹರಿಕಾರ ದೇವರಾಜ ಅರಸು ಜತೆ ಗಟ್ಟಿಯಾಗಿ ನಿಂತಿದ್ದರು. ಅಂಥವರ ಹೆಸರಿನ ಪ್ರಶಸ್ತಿ ಸ್ವೀಕರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಸ್ಥಳೀಯ ಪತ್ರಿಕೆಗಳ ಸಂಪಾದಕರಾದ ಕೋಲಾರದ ಸಿ.ಮುನಿಯಪ್ಪ, ಬೀದರ್‌ನ ಮಾಳಪ್ಪ ಅಡಸಾರೆ, ಚಿತ್ರದುರ್ಗದ ಡಿ.ಎನ್‌.ಮೈಲಾರಪ್ಪ ಅವರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ದಸಂಸ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಪತ್ರಕರ್ತ ಎಚ್‌.ಬಿ.ಮದನಗೌಡ, ಎಸ್‌ಸಿ, ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಚೆಲುವರಾಜು, ಪ್ರಧಾನ ಕಾರ್ಯದರ್ಶಿ ಸೋಮಶೇಖರ ಕೆರೆಗೋಡು, ಕಾರ್ಯಕ್ರಮ ಸಂಚಾಲಕ ಎನ್. ರವಿಕುಮಾರ್ ಇದ್ದರು.

ಸಂಘದ ಸದಸ್ಯರಾದ ಚನ್ನಬಸವಣ್ಣ, ಕೆ.ಎಸ್ ಸ್ವಾಮಿ, ಉಪಾಧ್ಯಕ್ಷ ಅನೂಪ್ ಕುಮಾರ್, ಉಪಾಧ್ಯಕ್ಷ ದೇವೇಂದ್ರಪ್ಪ, ಸಚಿವ ಎಚ್. ಸಿ ಮಹದೇವಪ್ಪ, ಸಮಿತಿ ಸದಸ್ಯ ಜಿ.ಓ.ಎನ್ ಮೂರ್ತಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.



ನಗರದಲ್ಲಿ ಬುಧವಾರ ಪತ್ರಕರ್ತ ದಿನೇಶ್ ಅಮೀನಮಟ್ಟು ಅವರಿಗೆ (ಎಡದಿಂದ ಎರಡನೆಯವರು) ಬಿ. ರಾಚಯ್ಯ ದತ್ತಿ ಪ್ರಶಸ್ತಿ, ಸ್ಥಳೀಯ ಪತ್ರಿಕೆಗಳ ಸಂಪಾದಕರಾದ ಡಿ.ಎನ್‌.ಮೈಲಾರಪ್ಪ, ಸಿ.ಮುನಿಯಪ್ಪ, ಮಾಳಪ್ಪ ಅಡಸಾರೆ ಅವರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು ಪ್ರಜಾವಾಣಿ ಚಿತ್ರ

ಸಿದ್ದರಾಮಯ್ಯರನ್ನು ಕೆಣಕಿದರೆ ಏನಾಗುತ್ತದೆ?: ಮಹದೇವಪ್ಪ

ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣ ಬೇರೆ ಉದ್ದೇಶಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದು ಅಪಪ್ರಚಾರ ನಡೆದಿದೆ. ಬೇರೆ ಕಾರ್ಯಗಳಿಗೆ ಹಣ ಬಳಕೆ ಹೇಗೆ ಸಾಧ್ಯ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟರ ಕಲ್ಯಾಣಕ್ಕೆ ಬದ್ಧರಾಗಿದ್ದಾರೆ. ಹಲವು ಯೋಜನೆ ರೂಪಿಸಿದ್ದಾರೆ. ಕೆಲವರು ಅವರ ಧ್ವನಿ ಅಡಗಿಸುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಧ್ವನಿ ಅಡಗಿಸಿದರೆ ಪ್ರಜಾಪ್ರಭುತ್ವದ ಶಕ್ತಿಯೇ ಕಡಿಮೆಯಾಗುತ್ತದೆ. ರಾಜ್ಯದಾದ್ಯಂತ ಅವರಿಗೆ ಎಂತಹ ಶಕ್ತಿ ಇದೆ. ಕೆಣಕಿದರೆ ಏನಾಗುತ್ತದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಮಹದೇವಪ್ಪ ಹೇಳಿದರು.

ಆಜ್ ತಕ್ ರಾಷ್ಟ್ರೀಯ ವಾಹಿನಿ ಪ್ರಧಾನ ಸಂಪಾದಕರ ವಿರುದ್ಧ ಎಫ್‌ಐಆರ್

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯೋಜನೆ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆಜ್ ತಕ್ ರಾಷ್ಟ್ರೀಯ ವಾಹಿನಿ ಆಡಳಿತ ಮಂಡಳಿ, ಪ್ರಧಾನ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಾಯಕ ಆಡಳಿತಾಧಿಕಾರಿ ಶಿವಕುಮಾರ್ ಅವರು ದೂರು ನೀಡಿದ್ದರು.

'ನಿರುದ್ಯೋಗಿ ಯುವಕರಿಗೆ ಸ್ವಾವಲಂಬಿ ಬದುಕು ನಡೆಸಲು ಆಟೊ, ಟ್ಯಾಕ್ಸಿ ಖರೀದಿಗೆ ಶೇ 50ರಷ್ಟು ಅಂದರೆ ಗರಿಷ್ಠ ₹ 3ಲಕ್ಷದವರೆಗೆ ಸಹಾಯಧನ ನೀಡುವ ಯೋಜನೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜತೆಗೆ ದೇವರಾಜ ಅರಸು, ಅಂಬೇಡ್ಕರ್, ವಾಲ್ಮೀಕಿ, ಆದಿ ಜಾಂಬವ ಅಭಿವೃದ್ಧಿ ನಿಗಮಗಳಲ್ಲೂ ಇದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಅಲ್ಲದೇ ಹಿಂದುಳಿದ, ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸೇರಿದಂತೆ ಹಿಂದೂ ಸಮುದಾಯದ ನಿರುದ್ಯೋಗಿ ಯುವಕರಿಗೂ ಯೋಜನೆ ಅನುಷ್ಠಾನದಲ್ಲಿದೆ. ಆದರೆ, 'ಇದನ್ನು ತಿರುಚಿ ಕೇವಲ ಮುಸ್ಲಿಂ ಸಮುದಾಯಕ್ಕೆ ಮಾತ್ರ ಯೋಜನೆ ಜಾರಿಯಲ್ಲಿದೆ ಎಂದು ಸೆ.11ರಂದು ರಾತ್ರಿ 9.55ಕ್ಕೆ ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ' ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

'ಅಲ್ಪಸಂಖ್ಯಾತರಲ್ಲದ ಹಿಂದೂಗಳಿಗೆ ಈ ಯೋಜನೆ ಸೌಲಭ್ಯ ನೀಡದೆ ರಾಜ್ಯ ಸರ್ಕಾರವು ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದೆ. ಇದರಿಂದ ಕರ್ನಾಟಕದಲ್ಲಿರುವ ಅಲ್ಪಸಂಖ್ಯಾತರಲ್ಲದ ಬಡ ಹಿಂದೂಗಳಿಗೆ ಅನ್ಯಾಯವಾಗುತ್ತಿದೆ ಎಂದು ಕೋಮು ಪ್ರಚೋದನಕಾರಿ ಸುದ್ದಿಯನ್ನು ಬಿತ್ತರಿಸಲಾಗಿದೆ. ಹಿಂದೂ ಹಾಗೂ ಇತರ ಧರ್ಮಗಳ ಬಗ್ಗೆ ದ್ವೇಷ ಬೆಳೆಸಿ ಅಶಾಂತಿ ವಾತಾವರಣ ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡಲಾಗಿದೆ. ರಾಜ್ಯದಲ್ಲಿ ಕೋಮು ಸಾಮರಸ್ಯ ಹಾಳು ಮಾಡಲು ಸಂಚು ಮಾಡಲಾಗಿದೆ. ಆಜ್ ತಕ್ ವಾಹಿನಿ, ಪ್ರಧಾನ ಸಂಪಾದಕ ಹಾಗೂ ಕಾರ್ಯಕ್ರಮ ಆಯೋಜಿಸಿದ ಸಂಘಟಕರ ವಿರುದ್ಧ ಕ್ರಮ ಕೈಗೊಳ್ಳಿ' ಎಂದು ದೂರಿನಲ್ಲಿ ಕೋರಿದ್ದರು.

'ಈ ಯೋಜನೆಯನ್ನು ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಜಾರಿ ಮಾಡಿದ್ದಲ್ಲ. ಹಿಂದಿನ ಬಿಜೆಪಿ ಸರ್ಕಾರದಲ್ಲೂ ಜಾರಿಯಲ್ಲಿತ್ತು' ಎಂದು ಶಿವಕುಮಾರ್ ತಿಳಿಸಿದ್ದರು.

ಯುವತಿಗೆ ಚಾಕು ಇರಿತ

ಆನೇಕಲ್: ಪ್ರೀತಿ ಮಾಡಲು ನಿರಾಕರಿಸಿದ ಯುವತಿಯನ್ನು ಭಗ್ನ ಪ್ರೇಮಿಯೊಬ್ಬ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಬುಧವಾರ ಅತ್ತಿಬೆಲೆಯಲ್ಲಿ ನಡೆದಿದೆ. ಯುವತಿಯನ್ನು ರಕ್ಷಿಸಲು ಹೋದ ಕಾನ್‌ಸ್ಟೆಬಲ್ ಸೇರಿದಂತೆ ಇಬ್ಬರಿಗೆ ಇರಿಯಲು ಯತ್ನಿಸಿದ ಆರೋಪಿಯನ್ನು ಬಂಧಿಸಲಾಗಿದೆ. ಬಾಗೇಪಲ್ಲಿ ಮೂಲದ ಶ್ರೀನಿವಾಸ್ ಬಂಧಿತ. ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನ ಕಾಟ ತಡೆಯಲಾಗದೆ ಯುವತಿ ಬಾಗೇಪಲ್ಲಿಯಿಂದ ಬಂದು ಸರ್ಜಾಪುರ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದರು. ಅತ್ತಿಬೆಲೆ ಪೊಲೀಸ್ ಠಾಣೆಗೆ ದೂರು ನೀಡಲು ತೆರಳುತ್ತಿದ್ದ ಯುವತಿಯನ್ನು ಹಿಂಬಾಲಿಸಿದ ಶ್ರೀನಿವಾಸ್, ಚಾಕುವಿನಿಂದ ಇರಿದಿದ್ದಾನೆ.

ಚಿನ್ನಾಭರಣ ಕಳವು ಪ್ರಕರಣದಲ್ಲಿ 'ಹನಿಟ್ರ್ಯಾಪ್ ಕಿಂಗ್‌ಪಿನ್' ಬಂಧನ

ಪ್ರಜಾವಾಣಿ ವಾರ್ತೆ

ಅಪರಾಧ ಸುದ್ದಿ

ಬೆಂಗಳೂರು: ಮಧ್ಯಪ್ರದೇಶದ ಇಂದೋರ್‌ನಲ್ಲಿ 'ಹನಿಟ್ರ್ಯಾಪ್ ಕಿಂಗ್‌ಪಿನ್' ಎಂದೇ ಕರೆಯಲಾಗುತ್ತಿದ್ದ ಮಹಿಳೆಯನ್ನು ಚಿನ್ನಾಭರಣ ಕಳವು ಪ್ರಕರಣದಲ್ಲಿ ನಗರದ ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರತಿ ದಯಾಳ್ ಬಂಧಿತ ಆರೋಪಿ. ವಿಜಯವಾಡದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

'ಒಂದು ತಿಂಗಳ ಹಿಂದೆ ನಗರಕ್ಕೆ ಬಂದಿದ್ದ ಆರತಿ ಪಿಜಿಯಲ್ಲಿ ನೆಲೆಸಿದ್ದರು. ಈಕೆ ಸ್ನೇಹಿತೆಯ ಚಿನ್ನದ ಸರವನ್ನೇ ಕಳವು ಮಾಡಿದ್ದಳು. ಚಿನ್ನಾಭರಣ ಕಳವು ನಂತರ ಪಿ.ಜಿ ಖಾಲಿ ಮಾಡಿಕೊಂಡು ಪರಾರಿಯಾಗಿದ್ದಳು' ಎಂದು ಪೊಲೀಸರು ತಿಳಿಸಿದ್ದಾರೆ.

'ಆರೋಪಿ ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಆಕೆ ವಿರುದ್ಧ ಇಂದೋರ್‌ನ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುವುದು ಗೊತ್ತಾಗಿದೆ. ಮಧ್ಯಪ್ರದೇಶ ಪೊಲೀಸರಿಗೂ ಮಾಹಿತಿ ನೀಡಲಾಗಿದೆ.

'ರಾಜಕೀಯ ನಾಯಕರಿಗೆ ಗಾಳ ಹಾಕಿ ಹನಿಟ್ರ್ಯಾಪ್ ನಡೆಸಿ ವಂಚಿಸುತ್ತಿದ್ದಳು. ಅಲ್ಲಿನ ಪುರಸಭೆಯ ಎಂಜಿನಿಯರ್‌ಗೆ ಹನಿಟ್ರ್ಯಾಪ್‌ಗೆ ಬಲೆಗೆ ಬೀಳಿಸಿ ಲಕ್ಷಾಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದಳು. 2019ರಲ್ಲಿ ಈಕೆಯನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನು ಮೇಲೆ ಹೊರಬಂದಿದ್ದಳು. ಪೊಲೀಸರು ಹುಡುಕಾಟ ಆರಂಭಿಸಿದ ಮೇಲೆ ಕರ್ನಾಟಕಕ್ಕೆ ಪರಾರಿಯಾಗಿದ್ದಳು. ಚೆನ್ನೈಗೂ ತೆರಳಿ ಅಲ್ಲಿನ ಸ್ಪಾಗಳಲ್ಲಿ ಕೆಲಸ ಮಾಡುತ್ತಿದ್ದಳು. ಅಲ್ಲೂ ಶ್ರೀಮಂತ ಹುಡುಗಿಯರ ಸ್ನೇಹ ಸಂಪಾದಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದಳು' ಎಂದು ಪೊಲೀಸರು ಹೇಳಿದರು.

ಒಳ ಉಡುಪಿನಲ್ಲಿ ಕೊಕೇನ್ ಕಳ್ಳ ಸಾಗಣೆ: ಬಂಧನ

ದೇವನಹಳ್ಳಿ: ಕೆಂಪೇಗೌಡ ಅಂತರ-ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ 1.2ಕೆ.ಜಿ ಕೊಕೇನ್ ಕಳ್ಳ ಸಾಗಣೆ ಮಾಡಲು ಯತ್ನಿಸಿದ ಕೀನ್ಯಾ ಮೂಲದ ಮಹಿಳೆಯನ್ನು ವಿಮಾನ ನಿಲ್ದಾಣದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಂಧಿಸಿದೆ.

ಕೀನ್ಯಾ ಮೂಲದ ಅಜೆಂಗ್ ಓ ಕ್ಯಾರೋಲಿನ್ ಅಗೋಲಾ ಬಂಧಿತ ಆರೋಪಿ. ಮಹಿಳೆಯು ಒಳ ಉಡುಪಿನಲ್ಲಿ ಕ್ಯಾಪ್ಸುಲ್ ಮಾದರಿಯಲ್ಲಿ ಕೊಕೇನ್ ಮಾದಕ ವಸ್ತುವನ್ನು ಕಳ್ಳ ಸಾಗಣೆ ಮಾಡಲು ಯತ್ನಿಸಿದ್ದರು. ಅವರಿಂದ ವಶಕ್ಕೆ ಪಡೆದ ಮಾದಕ ವಸ್ತುವಿನ ಮೌಲ್ಯ ₹12 ಕೋಟಿ ಎಂದು ಅಂದಾಜಿಸಲಾಗಿದೆ. ಆರೋಪಿ ಮಹಿಳೆ ಇಥಿಯೋಪಿಯನ್ ಏರ್‌ಲೈನ್ಸ್ ಮೂಲಕ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು.

ಸುನೀಶ್ ಹೆಗ್ಡೆ ಮನೆಯಲ್ಲಿ ₹ 14 ಲಕ್ಷ ಜಪ್ತಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬಿಟ್‌ಕಾಯಿನ್ ಹಗರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ವಿಶೇಷ ತನಿಖಾ ತಂಡವು (ಎಸ್‌ಐಟಿ) ಸುನೀಶ್ ಹೆಗ್ಡೆ ಅವರ ಮನೆಯಲ್ಲಿ ₹ 14 ಲಕ್ಷ ಜಪ್ತಿ ಮಾಡಿಕೊಂಡಿದೆ.

ಪ್ರಮುಖ ಆರೋಪಿ, ಅಂತರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಹಗರಣಕ್ಕೆ ಸಹಕಾರ ನೀಡಿದ ಆರೋಪದ ಮೇಲೆ ಸಂಜಯನಗರ ನಿವಾಸಿ ಸುನೀಶ್ ಹೆಗ್ಡೆ, ಸದಾಶಿವನಗರದ ಪ್ರಸಿದ್ಧ ಅವರ ಮನೆಗಳ ಮೇಲೆ ಮಂಗಳವಾರ ದಾಳಿ ನಡೆಸಲಾಗಿತ್ತು. ಈ ವೇಳೆ ಸುನೀಶ್ ಮನೆಯಲ್ಲಿ ನಗದು ಸಿಕ್ಕಿದೆ ಎಂದು ಮೂಲಗಳು ಹೇಳಿವೆ.

'ಹಣ ಸಿಕ್ಕಿದ್ದಕ್ಕೆ ಸುನೀಶ್ ಯಾವುದೇ ದಾಖಲೆ ನೀಡಿಲ್ಲ. ಈತನ ಆಪ್ತ ಪ್ರಸಿದ್ಧ ಶೆಟ್ಟಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ' ಎಂದು ಪೊಲೀಸರು ಹೇಳಿದರು.

'ಸುನೀಶ್ ಹೆಗ್ಡೆ ಕ್ಲಬ್‌ವೊಂದನ್ನು ನಡೆಸುತ್ತಿದ್ದಾನೆ. ಶ್ರೀಕಿ ಜೊತೆಗೆ ಸುನೀಶ್ ಸೇರಿಕೊಂಡು ಹಗರಣದಲ್ಲಿ ಭಾಗಿಯಾಗಿದ್ದಾನೆ ಎಂಬುದಕ್ಕೆ ದಾಖಲೆ ಸಿಕ್ಕಿವೆ. ಹೀಗಾಗಿ ಅವರ ಮನೆಯಲ್ಲಿ ಶೋಧ ನಡೆಸಲಾಗಿದೆ' ಎಂದು ಪೊಲೀಸರು ಹೇಳಿದರು.

ಯುವ ವಿಜ್ಞಾನಿ ಮೇಲೆ ಹಲ್ಲೆ: ಮೂವರ ಬಂಧನ

ಬೆಂಗಳೂರು: ಯುವ ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರು ಅಡ್ಡಗಟ್ಟಿ ಸುಲಿಗೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಗೊಲ್ಲರಹಟ್ಟಿ ನಿವಾಸಿ ಆರ್. ಮೈಲಾರಿ, ನವೀನ್ ಕುಮಾರ್, ಶಿವರಾಜ ಬಂಧಿತ ಆರೋಪಿಗಳು.

ಸೋಮಶೇಖರ್ ಮತ್ತು ಕೀರ್ತಿರಾಜ್ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. 'ಆರೋಪಿಗಳು ಆ.24ರಂದು ರಾತ್ರಿ ಅಶುತೋಷ್ ಸಿಂಗ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಆರೋಪಿಗಳನ್ನು ಬಂಧಿಸಲಾಗಿದೆ' ಎಂದು ಪೊಲೀಸರು ಹೇಳಿದರು.

'ಅಶುತೋಷ್ ಸಿಂಗ್ ಕಾರಿನಲ್ಲಿ ರಾಹುತಹಳ್ಳಿ ಮುಖ್ಯ-ರಸ್ತೆಯಲ್ಲಿ ಹೋಗುತ್ತಿದ್ದರು. ಆರೋಪಿಗಳು ಎರಡು ಬೈಕ್‌ಗಳಲ್ಲಿ ಮುಂಭಾಗದಲ್ಲಿ ಹೋಗುತ್ತಿದ್ದರು. ಆಗ ಅಶುತೋಷ್ ಸಿಂಗ್, ಸೈಡ್‌ಗೆ ಹೋಗುವಂತೆ ಸೂಚಿಸಿದ್ದರು. ಕಡೆಗೆ ಅಶುತೋಷ್ ಅವರೇ ಓವರ್‌ಟೇಕ್ ಮಾಡಿಕೊಂಡು ಮುಂದೆ ಹೋಗಿದ್ದರು. ವೇಗವಾಗಿ ಬಂದು ಕಾರನ್ನು ಅಡ್ಡಗಟ್ಟಿದ್ದ ಆರೋಪಿಗಳು, ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದರು. ಅಶುತೋಷ್ ಸಿಂಗ್ ತಪ್ಪಿಸಿಕೊಂಡು ಹೋಗಿದ್ದರು' ಎಂದು ಮೂಲಗಳು ಹೇಳಿವೆ.

ಅಭಿಷೇಕ್ ಬ್ಯಾನರ್ಜಿ 9 ತಾಸು ವಿಚಾರಣೆ

ಕೋಲ್ಕತ್ತ (ಪಿಟಿಐ): ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ 9 ತಾಸು ವಿಚಾರಣೆ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದರು.

ಇ.ಡಿ ಕಚೇರಿಯಿಂದ ಹೊರಬಂದ ಬಳಿಕ ಮಾತನಾಡಿದ ಬ್ಯಾನರ್ಜಿ,' ವಿರೋಧ ಪಕ್ಷಗಳ ಒಕ್ಕೂಟ 'ಇಂಡಿಯಾ' ಸಭೆಗೆ ಹಾಜರಾಗುವುದನ್ನು ತಡೆಯುವ ಸಲುವಾಗಿ ವಿಚಾರಣೆಗೆ ಕರೆಯಲಾಗಿತ್ತು. ಇ.ಡಿ ಅಧಿಕಾರಿಗಳು ತಮ್ಮ ಸಮಯವನ್ನು ಹಾಳು-ಮಾಡಿಕೊಳ್ಳುತ್ತಿದ್ದಾರೆ. ಅದಕ್ಕಾಗಿ ನಾನು ಅವರನ್ನು ದೂರುವುದಿಲ್ಲ. 'ರಾಜಕೀಯ ಗುರು'ಗಳಿಗಾಗಿ ಹಾಗೆ ಮಾಡುತ್ತಾರೆ. ಸತತ 72 ತಾಸು ವಿಚಾರಣೆ ನಡೆಸಿದರೂ ಹೆದರುವುದಿಲ್ಲ' ಎಂದು ಹೇಳಿದರು.

ಲಂಚ: ಲೋಕಾಯುಕ್ತ ಬಲೆಗೆ ಕಾನ್‌ಸ್ಟೆಬಲ್

ಪ್ರಜಾವಾಣಿ ವಾರ್ತೆ

ಮಾಲೂರು: ಮಾಸ್ತಿ ಕಾನ್‌ಸ್ಟೆಬಲ್ ಒಬ್ಬರು ವ್ಯಕ್ತಿಯೊಬ್ಬರಿಂದ ವಾಹನ ಬಿಡುಗಡೆಗೆ ₹30 ಸಾವಿರ ಲಂಚ ಪಡೆಯುವ ಸಂದರ್ಭದಲ್ಲಿ ಜಿಲ್ಲಾ ಲೋಕಾಯುಕ್ತ ಪೊಲೀಸ್ ಬೆಲೆಗೆ ಸಿಕ್ಕಿ ಬಿದ್ದಿರುವ ಘಟನೆ ಬುಧವಾರ ನಡೆದಿದೆ.

ಬೆಂಗಳೂರಿನ ಗಿರೀಶ್ ಎಂಬುವರು ಮಾಸ್ತಿ ಠಾಣೆಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದ ತಮ್ಮ ವಾಹನ ಬಿಡುಗಡೆಗಾಗಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ₹30 ಸಾವಿರ ಪಾವತಿಸಬೇಕೆಂದು ಬೇಡಿಕೆ ಇಟ್ಟಿದ್ದ ಕಾನ್‌ಸ್ಟೆಬಲ್ ಶಶಿಕುಮಾರ್, ಪಟ್ಟಣದ ನ್ಯಾಯಾಲಯ ರಸ್ತೆ ಬದಿ ಗಿರೀಶ್ ಎಂಬುವವರಿಂದ ಹಣ ಪಡೆಯುತ್ತಿರುವ ವೇಳೆ ಸಿಕ್ಕಿ ಬಿದ್ದಿದ್ದಾರೆ.

ಲೋಕಾಯುಕ್ತ ಎಸ್.ಪಿ ಉಮೇಶ್ ಮಾರ್ಗದರ್ಶನದಲ್ಲಿ ಜಿಲ್ಲಾ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಯಶವಂತ್ ಕುಮಾರ್ ಕಾರ್ಯಾಚರಣೆ ನಡೆಸಿದರು.

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ರಾಮನಗರ: ರಾಮದೇವರ ಬೆಟ್ಟದಿಂದ ಜಿಗಿದು ವಿದ್ಯಾರ್ಥಿನಿಯೊಬ್ಬರು ಬುಧವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಂಗಳೂರಿನ ಬೆಮೆಲ್ ಲೇಔಟ್‌ನ ಇಶಾ ಆತ್ಮಹತ್ಯೆಗೆ ಯತ್ನಿಸಿದ್ದು, ಸಣ್ಣಪುಟ್ಟ ಗಾಯಗಳಾಗಿತ್ತು. ರಾಮನಗರ ಜಿಲ್ಲಾ-ಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ಪದವಿ ಓದುತ್ತಿರುವ ಇಶಾ, ಪರೀಕ್ಷೆ ಭಯದಿಂದಾಗಿ ಖಿನ್ನತೆಗೆ ಒಳಗಾಗಿದ್ದರು. ಬೆಟ್ಟಕ್ಕೆ ಮಧ್ಯಾಹ್ನ ಒಬ್ಬರೇ ಬಂದಿರುವ ಅವರು, ವೀಕ್ಷಣಾ ಸ್ಥಳದಿಂದ ಜಿಗಿದಿದ್ದಾರೆ. ಅದೃಷ್ಟವಶಾತ್ ಗಿಡಮರಗಳ ಮಧ್ಯೆ ಸಿಲುಕಿಕೊಂಡು, ಪ್ರಜ್ಞೆ ತಪ್ಪಿದ್ದರು. ಪೊಲೀಸರಿಗೆ ಸಂಜೆ ವಿಷಯ ಗೊತ್ತಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.



ಯಲಹಂಕದಲ್ಲಿನ ದಲಿತ ಕುಟುಂಬದ ಸದಸ್ಯರನ್ನು ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಭೇಟಿಯಾಗಿ ಧೈರ್ಯ ತುಂಬಿದರು.

ಸುಧಾಕರ್ ಕೈಬಿಡಲು ಬಿಎಸ್‌ಪಿ ಆಗ್ರಹ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಭೂಕಬಳಿಕೆ ಮತ್ತು ಜಾತಿ ನಿಂದನೆ ಮಾಡಿರುವ ಸಚಿವ ಡಿ. ಸುಧಾಕರ್ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು' ಎಂದು ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಆಗ್ರಹಿಸಿದ್ದಾರೆ.

'ಯಲಹಂಕದಲ್ಲಿ ದೌರ್ಜನ್ಯಕ್ಕೆ ಒಳಗಾದ ದಲಿತ ಕುಟುಂಬದ ಸುಬ್ಬಮ್ಮ ಅವರ ಮನೆಗೆ ಭೇಟಿ ನೀಡಿ ನೊಂದ ಕುಟುಂಬಕ್ಕೆ ಧೈರ್ಯ ತುಂಬಿದರು. ಈಗಾಗಲೇ ಸೆವೆನ್ ಹಿಲ್ಸ್ ಡೆವಲಪರ್ಸ್ ಆ್ಯಂಡ್ ಟ್ರೇಡರ್ಸ್ ಮತ್ತು ಸಚಿವ ಡಿ. ಸುಧಾಕರ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಅವರನ್ನು ಕೂಡಲೇ ಬಂಧಿಸಬೇಕು' ಎಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು' ಎಂದು ಭರವಸೆ ನೀಡಿದರು.

ಬಿಎಸ್‌ಪಿ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಶಾಂತರಾಜು, ನಟರಾಜ್, ಮುನಿಯಪ್ಪ ಬ್ಯಾಟರಾಯನಪುರ, ನಾಗೇಶ್ ರಾಮಾಂಜಿನಪ್ಪ, ಸುಜಿತ್ ಶಾಲಿಮ್ ರಾಜು ಇದ್ದರು.

ಸುಧಾಕರ್ ರಾಜೀನಾಮೆಗೆ ಆಗ್ರಹ

ಬೆಂಗಳೂರು: ದಲಿತ ಕುಟುಂಬದ ಭೂಮಿ ಕಬಳಿಕೆ ಮತ್ತು ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿಯವರೇ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಜೆಡಿಎಸ್ ನಗರ ಘಟಕದ ಮುಖಂಡರು ಬುಧವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.



ಸಚಿವ ಡಿ. ಸುಧಾಕರ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಚಿವರ ಮನೆಗೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಜೆಡಿಎಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು – ಪ್ರಜಾವಾಣಿ ಚಿತ್ರ

'ದಲಿತ ಕುಟುಂಬ, ದಲಿತ ಮಹಿಳೆಯ ಮೇಲೆ ಸಚಿವರು ಮತ್ತು ಅವರ ಅನುಯಾಯಿಗಳು ದೌರ್ಜನ್ಯ ಎಸಗಿರುವುದು ಅಮಾನುಷವಾದುದು. ಸಚಿವರ ಭಾಷೆ, ವರ್ತನೆ ಸರಿ ಇಲ್ಲ. ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆದರೂ ಸಚಿವರು ತಪ್ಪು ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಹೇಳುತ್ತಿರುವುದು ಸರಿಯಲ್ಲ' ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

'ದಲಿತರ, ಅಲ್ಪಸಂಖ್ಯಾತರ, ಹಿಂದುಳಿದವರ ಉದ್ಧಾರ ಮಾಡಲು ಅಧಿಕಾರಕ್ಕೆ ಬಂದಿರುವುದು ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತಿದೆ. ಸಚಿವ ಡಿ. ಸುಧಾಕರ್ ತಪ್ಪು ಮಾಡಿದಾಗ, ಅವರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ' ಎಂದು ಟೀಕಿಸಿದರು.

'ಸಚಿವರು ರಾಜೀನಾಮೆ ನೀಡದಿದ್ದರೆ ರಾಜ್ಯಪಾಲರಿಗೂ ದೂರು ನೀಡುತ್ತೇವೆ. ದಲಿತರಿಗೆ ನ್ಯಾಯ ಕೊಡಿಸಲು ವಿಫಲರಾಗಿರುವ ಗೃಹ ಸಚಿವ ಜಿ. ಪರಮೇಶ್ವರ್ ರಾಜೀನಾಮೆ ನೀಡಬೇಕು' ಎಂದು ಒತ್ತಾಯಿಸಿದರು.

ಸಚಿವ ಡಿ.ಸುಧಾಕರ್ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳಲು ಯತ್ನಿಸಿದ ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು, ನಂತರ ಬಿಡುಗಡೆ ಮಾಡಿದರು.

ಜೆಡಿಎಸ್ ನಗರ ಮುಖಂಡರಾದ ನಾರಾಯಣ ಸ್ವಾಮಿ, ಪ್ರವೀಣ ಕುಮಾರ್, ಹರೀಶ್, ರೇವಣ್ಣ, ಚಂದ್ರಶೇಖರ್ ಇದ್ದರು.

ಕ್ವಾಡ್ ಆತಿಥ್ಯಕ್ಕೆ ಭಾರತ ಸಿದ್ಧತೆ

ಪ್ರಜಾವಾಣಿ ವಾರ್ತೆ

ನವದೆಹಲಿ: ಜಿ–20 ಆತಿಥ್ಯ ವಹಿಸಿದ್ದ ಬೆನ್ನಲ್ಲೇ 'ಕ್ವಾಡ್' (ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕ ದೇಶಗಳ ಕೂಟ) ಶೃಂಗದ ಆತಿಥ್ಯ ವಹಿಸಲು ಭಾರತ ಸಿದ್ಧತೆ ನಡೆಸುತ್ತಿದೆ. ಇದು ರಷ್ಯಾ ಮತ್ತು ಚೀನಾ ದೇಶಗಳ ಆತಂಕಕ್ಕೆ ಕಾರಣವಾಗಿದೆ.

ಶೃಂಗದ ದಿನಾಂಕ ಇನ್ನೂ ಅಂತಿಮವಾಗಿಲ್ಲ. ಆದರೆ ಮುಂದಿನ ವರ್ಷ ಜನವರಿ 26ರ ವೇಳೆಗೆ ನಡೆಸಬಹುದು ಎಂಬ ಪ್ರಸ್ತಾವವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪರಿಗಣಿಸಿದೆ. ಸದಸ್ಯ ರಾಷ್ಟ್ರಗಳ ಸಲಹೆ ಮತ್ತು ಆಂತರಿಕ ಚರ್ಚೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಹಿಂದೂ ಮಹಾಸಾಗರ–ಪೆಸಿಫಿಕ್ ಪ್ರದೇಶದಲ್ಲಿ ಚೀನಾದ ಆಕ್ರಮಣಶೀಲತೆಯನ್ನು ತಡೆಯುವುದಕ್ಕಾಗಿಯೇ ಈ ನಾಲ್ಕು ದೇಶಗಳು ಜತೆಯಾಗಿ ಕ್ವಾಡ್ ಕೂಟವನ್ನು ರಚಿಸಿಕೊಂಡಿವೆ.


ಈ ಹಿಂದೆ ಕ್ವಾಡ್ ರಚನೆಗೆ ರಷ್ಯಾ ಸಹ ವಿರೋಧ ವ್ಯಕ್ತಪಡಿಸಿತ್ತು. ಇದು ಚೀನಾ ವಿರುದ್ಧ ಅಮೆರಿಕದ ವಿಭಜನಕಾರಿ ಮತ್ತು ಪ್ರತ್ಯೇಕತಾ ನೀತಿ ಎಂದು ಹೇಳಿತ್ತು.



ಸಮಾಜ ಕಲ್ಯಾಣ ಇಲಾಖೆ

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ
15 ಸೆಪ್ಟೆಂಬರ್ 2023

ವೀ,
ದಿ ಪೀಪಲ್ ಆಫ್
ಇಂಡಿಯಾ



ಭಾರತದ ಸಂವಿಧಾನ

ಪ್ರಸ್ತಾವನೆ

ಭಾರತದ ಜನಗಳಾದ ನಾವು
ಭಾರತವನ್ನು ಒಂದು ಸಾರ್ವಭೌಮ ಸಮಾಜವಾದೀ
ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ
ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ;
ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ:
ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು
ಉಪಾಸನಾ ಸ್ವಾತಂತ್ರ್ಯ:
ಸ್ಥಾನಮಾನ ಹಾಗೂ ಅವಕಾಶ ಸಮಾನತೆ
ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು
ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ
ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು
ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ;
ನಮ್ಮ ಸಂವಿಧಾನ ಸಭೆಯಲ್ಲಿ
1949ನೆಯ ಇಸವಿ ನವೆಂಬರ್ ತಿಂಗಳ ಇಪ್ಪತ್ತಾರನೆಯ ತಾರೀಖಾದ ಈ ದಿವಸ
ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ,
ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ.

ಭಾರತದ ಜನಗಳಾದ ನಾವು

'ಭಾರತವನ್ನು ಒಂದು ಸಾರ್ವಭೌಮ ಸಮಾಜವಾದೀ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು...'

15ನೇ ಸೆಪ್ಟೆಂಬರ್ 2023, ಬೆಳಿಗ್ಗೆ 10.00 ಗಂಟೆಗೆ
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ

ಹೆಮ್ಮೆಯಿಂದ ಸಂವಿಧಾನ ಪೀಠಿಕೆ ಓದೋಣ ಬನ್ನಿ...



ಡಾ. ಹೆಚ್.ಸಿ. ಮಹದೇವಪ್ಪ
ಮಾನ್ಯ ಸಮಾಜ ಕಲ್ಯಾಣ ಸಚಿವರು, ಭಾರತದ ಸಂವಿಧಾನದಲ್ಲಿ
ಪ್ರತಿಪಾದಿತವಾಗಿರುವ ಪ್ರಜಾಪ್ರಭುತ್ವ ತತ್ವಗಳ ಕುರಿತು ಮಾತನಾಡುತ್ತಿರುವುದು.



2.25+ ಕೋಟಿ ಆನ್‌ಲೈನ್ ನೋಂದಣಿ | **ವಿಶ್ವ ದಾಖಲೆಯಲ್ಲಿ ಭಾಗಿಯಾಗಿ**
ಈಗಲೇ ನೋಂದಣಿ ಮಾಡಿ ನಮ್ಮೊಂದಿಗೆ ನಾಳೆ ಸೇರಿ

ವಿವರಗಳಿಗಾಗಿ ಹಾಗೂ ನೋಂದಣಿಗೆ
QR CODE SCAN ಮಾಡಿ.

24x7 Helpline : 94823 00400 • www.thepreamble-swdkar.in
ThePreambleGoK

ಎಲ್ಲಾ ವೈಯಕ್ತಿಕ ಮತ್ತು ಸಾಮೂಹಿಕ ಚಟುವಟಿಕೆಗಳಲ್ಲಿ ಉನ್ನತಿ ಸಾಧಿಸಲು ಪ್ರಯತ್ನಿಸಿ ದೇಶದ ಪ್ರಗತಿಗಾಗಿ ಶ್ರಮಿಸುವುದು; ಪ್ರತಿಯೊಬ್ಬ ಭಾರತೀಯರ ಸಂವಿಧಾನಬದ್ಧ ಮೂಲಭೂತ ಕರ್ತವ್ಯ

ಸ್ಪರ್ಧಾ ವಾಣಿ



ಸಾಂದರ್ಭಿಕ ಚಿತ್ರ

ಒಂದಿಷ್ಟು ಗಮನಿಸಿ

- ಒಮ್ಮೆ ಆಯ್ಕೆ ಮಾಡಿದ ಬಳಿಕ ಪರೀಕ್ಷಾ ಕೇಂದ್ರ ಬದಲಾಯಿಸಲು ಅವಕಾಶವಿಲ್ಲ
- ಸ್ವಂತ ಖರ್ಚಿನಲ್ಲಿಯೇ ಅಭ್ಯರ್ಥಿಗಳು ನೇಮಕ ಪ್ರಕ್ರಿಯೆಗಳಿಗೆಹಾಜರಾಗಬೇಕು.
- ಪರೀಕ್ಷೆಯಲ್ಲಿ ತೇರ್ಗಡೆಯಾದ ಬಳಿಕ ವೈದ್ಯಕೀಯ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯ.
- ಅಂತಿಮವಾಗಿ ದಾಖಲಾತಿ ಪರಿಶೀಲನೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ

'ಎಸ್‌ಬಿಐ'ನಲ್ಲಿ ಉದ್ಯೋಗ ತರಬೇತಿ

ಎಸ್‌ಬಿಐನಲ್ಲಿ ಒಂದು ವರ್ಷದ ಅಪ್ರೆಂಟಿಸ್‌ಶಿಪ್ (ಉದ್ಯೋಗ ತರಬೇತಿ) ಗಾಗಿ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸೇರಿದಂತೆ ದೇಶದಾದ್ಯಂತವಿರುವ ಶಾಖೆಗಳಲ್ಲಿ ಈ ತರಬೇತಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಆರ್ ಕೆ ಬಾಲಚಂದ್ರ

ಭಾರತೀಯ ಸ್ಟೇಟ್ ಬ್ಯಾಂಕ್ ದೇಶದಾದ್ಯಂತವಿರುವ ತನ್ನ ಶಾಖೆಗಳಲ್ಲಿ ಒಂದು ವರ್ಷದ ಅಪ್ರೆಂಟಿಸ್‌ಶಿಪ್(ಉದ್ಯೋಗ ತರಬೇತಿ)ಗಾಗಿ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಸೆಪ್ಟೆಂಬರ್ 21, 2023, ಅರ್ಜಿ ಸಲ್ಲಿಸಲು ಕೊನೆಯ ದಿನ. ಎಸ್‌ಬಿಐನ ಅಧಿಕೃತ ವೆಬ್‌ಸೈಟ್ https://bank.sbi/web/careers ಗೆ ಲಾಗ್ ಆನ್ ಆಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಜೊತೆ ದಾಖಲೆಗಳ ಪ್ರತಿಗಳನ್ನು ಲಗತ್ತಿಸಬೇಕು. ಲಿಖಿತ ಧೃಢೀಕರಣ ಅಪ್ ಲೋಡ್ ಮಾಡಿ ಶುಲ್ಕ ಪಾವತಿಸಬೇಕು. ಕೇಂದ್ರಾಡಳಿತ ಪ್ರದೇಶಗಳ ಸಹಿತ ಅನೇಕ ರಾಜ್ಯಗಳಲ್ಲಿ ಅಪ್ರೆಂಟಿಸ್‌ಶಿಪ್ ನೇಮಕಾತಿ ನಡೆಯಲಿದೆ. ಒಟ್ಟು 6160. ಮಂದಿಗೆ ತರಬೇತಿ ನೀಡಲಾಗುತ್ತದೆ. ಈ ಪೈಕಿ ಕರ್ನಾಟಕದಲ್ಲಿ 175 ಸ್ಥಾನಗಳಿವೆ. ಅದರಲ್ಲಿ 71 ಸಾಮಾನ್ಯ ವರ್ಗ, ಎಸ್‌ಸಿ 28, ಎಸ್‌ಟಿ 12, ಒಬಿಸಿ 47 ಹಾಗೂ ಆರ್ಥಿಕವಾಗಿ ಹಿಂದುಳಿದವರಿಗಾಗಿ 17 ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಅಭ್ಯರ್ಥಿಗಳು ಒಂದು ರಾಜ್ಯದಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಡಿ ಒಮ್ಮೆ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ಇದು ಒಂದು ವರ್ಷದ ಉದ್ಯೋಗ ತರಬೇತಿಯಾಗಿದೆ. ಈ ಹಿನ್ನೆಲೆಯಲ್ಲಿ, ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆಯಲು ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗೆ ನೀಡಲಾದ ಮಾಹಿತಿ ಆಧರಿಸಿ ಅರ್ಜಿ ಸಲ್ಲಿಸಬಹುದು.

ಜಿಲ್ಲಾವಾರು ಹುದ್ದೆಗಳು: ಬಾಗಲಕೋಟ-6, ಬಳ್ಳಾರಿ-9, ಬೆಳಗಾವಿ-8, ಬೆಂಗಳೂರು ಗ್ರಾಮಾಂತರ-2, ಬೆಂಗಳೂರು ನಗರ-3, ಬೀದರ್-8, ಚಾಮರಾಜನಗರ-7, ಚಿಕ್ಕಮಗಳೂರು-4, ಚಿಕ್ಕಬಳ್ಳಾಪುರ-5, ಚಿತ್ರದುರ್ಗ-3, ದಕ್ಷಿಣ ಕನ್ನಡ-6, ದಾವಣಗೆರೆ-6, ಧಾರವಾಡ-3,ಗದಗ-3 ,ಹಾಸನ-8, ಹಾವೇರಿ-4 ,ಕಲ್ಬುರ್ಗಿ-8, ಕೊಡಗು-1,ಕೋಲಾರ-4, ಕೊಪ್ಪಳ-6, ಮಂಡ್ಯ-10,ಮೈಸೂರು-8,ರಾಯಚೂರು-8, ರಾಮನಗರ-4,ಶಿವಮೊಗ್ಗ-6, ತುಮಕೂರು-**18. ಉಡುಪಿ-3, ಉತ್ತರಕನ್ನಡ-5, ವಿಜಯಪುರ-4,ಯಾದಗಿರಿ-5**

ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಲೆ, ವಾಣಿಜ್ಯ ವಿಜ್ಞಾನ ಅಥವಾ ಇನ್ನಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ: ಕನಿಷ್ಠ 20 ವರ್ಷಗಳು, ಗರಿಷ್ಠ 28 ವರ್ಷಗಳು (01.08.2023ಕ್ಕೆ ಅನ್ವಯವಾಗುವಂತೆ). ಸರ್ಕಾರದ ನಿಯಮದಂತೆ ಎಸ್‌ಸಿ/ ಎಸ್‌ಟಿ/ ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮತ್ತು ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಮತ್ತು ಆರ್ಥಿಕ ದುರ್ಬಲ ವರ್ಗದ ಅಭ್ಯರ್ಥಿಗಳಿಗೆ ₹300 ಹಾಗೂ ಎಸ್ಸಿ /ಎಸ್ಟಿ /ಅಂಗವಿಕಲ ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ.

ಪರೀಕ್ಷಾ ಕೇಂದ್ರಗಳು: ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಕಲಬುರಗಿ ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿವೆ.

ಆಯ್ಕೆ ಹೇಗಿರಲಿದೆ?

ಆನ್‌ಲೈನ್‌ನಲ್ಲಿ ಲಿಖಿತ ಪರೀಕ್ಷೆ ಮತ್ತು ಭಾಷಾ ಪರೀಕ್ಷೆ ಬರೆದು ಪಾಸಾಗಬೇಕು. ನಂತರ ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಪ್ರಕ್ರಿಯೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯುತ್ತದೆ. ಆನ್‌ಲೈನ್ ಪರೀಕ್ಷೆಯಲ್ಲಿ ಜನರಲ್/ ಫೈನಾನ್ಶಿಯಲ್ ಅವೇರ್ನೆಸ್, ಜನರಲ್ ಇಂಗ್ಲಿಷ್, ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ ಹಾಗೂ ರೀಸನಿಂಗ್ ಎಬಿಲಿಟಿ ಮತ್ತು ಕಂಪ್ಯೂಟರ್ ಅಪ್ಟಿಟ್ಯೂಡ್ ವಿಷಯಗಳಿಗೆ ತಲಾ 25 ಅಂಕಗಳಂತೆ 25 ಪ್ರಶ್ನೆಗಳನ್ನು ನೀಡಲಾಗುತ್ತದೆ. ಇದನ್ನು ಬರೆಯಲುಪ್ರತಿ ಪತ್ರಿಕೆಗೆ 15 ನಿಮಿಷಗಳಂತೆ ಒಟ್ಟಾರೆ 1 ಗಂಟೆ ಅವಧಿ ನೀಡಲಾಗುತ್ತದೆ.

ಅಭ್ಯರ್ಥಿಗಳು ಇಂಗ್ಲಿಷ್, ಹಿಂದಿ ಅಥವಾ ಸ್ಥಳೀಯ. ಭಾಷೆಯಲ್ಲಿ ಉತ್ತರ ಗುರುತಿಸಬಹುದು (ನೀವು ಅರ್ಜಿಯಲ್ಲಿ ಯಾವ ಸ್ಥಳೀಯ ಭಾಷೆ ಗುರುತಿಸಿರುತ್ತೀರೋ ಆ ಭಾಷೆಯಲ್ಲಿ ಪ್ರಶ್ನೆಗಳಿರುತ್ತವೆ. ಕನ್ನಡ ಭಾಷೆ ಆಯ್ಕೆ ಮಾಡಿಕೊಂಡರೆ ಕನ್ನಡದಲ್ಲಿ ಉತ್ತರ ಗುರುತಿಸಬಹುದು). ಆಬ್ಜೆಕ್ಟಿವ್ ಮಾದರಿಯಲ್ಲಿ ಪರೀಕ್ಷೆ ನಡೆಯಲಿದ್ದು ತಪ್ಪು ಉತ್ತರಕ್ಕೆ 0.25 ರಷ್ಟು ಋಣಾತ್ಮಕ ಮೌಲ್ಯ ಮಾಪನದಂತೆ ಅಂಕ ಕಡಿತ ಕೂಡ ಇರಲಿದೆ. ಅರ್ಜಿ ಸಲ್ಲಿಸುವಾಗಲೇ ಯಾವ ಭಾಷೆಯಲ್ಲಿ ಪರೀಕ್ಷೆ ಬರೆಯುತ್ತೇವೆಂದು ನಮೂದಿಸಬೇಕು (ಪರೀಕ್ಷಾ ಸಂದರ್ಭದಲ್ಲಿ ಬದಲಾವಣೆಗೆ ಅವಕಾಶವಿಲ್ಲ ಎಂಬುದನ್ನ ಮರೆಯದಿರಿ). ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಯಲಿದೆ. ಇದೇ ವರ್ಷದ ಅಕ್ಟೋಬರ್/ನವೆಂಬರ್ ತಿಂಗಳಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ.

ತರಬೇತಿಯ ಅವಧಿ

ಒಂದು ವರ್ಷ ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ತಿಂಗಳಿಗೆ ₹15,000 ಸ್ಟೈಪೆಂಡ್ ನೀಡಲಾಗುತ್ತದೆ. ಇದರ ಹೊರತಾಗಿ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ.

ರಾಜ್ಯದಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಥಳೀಯ ಭಾಷೆಯಲ್ಲಿ ಓದುವುದು, ಬರೆಯುವ ಮಾತನಾಡುವುದು ಮತ್ತು ಅರ್ಥಮಾಡಿಕೊಳ್ಳುವುದರಲ್ಲಿ ಪ್ರವೀಣರಾಗಿರಬೇಕು. ರಾಜ್ಯದಲ್ಲಿ ಆಯ್ಕೆ ಪ್ರಕ್ರಿಯೆಯ ಭಾಗವಾಗಿ ಕನ್ನಡ ಭಾಷಾ ಜ್ಞಾನದ ಪರೀಕ್ಷೆ ನಡೆಸಲಾಗುವುದು. ಆನ್‌ಲೈನ್ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ನಂತರ ಇದನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ವಿಫಲರಾದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುವುದಿಲ್ಲ. 10ನೇ ಅಥವಾ 12ನೇ ತರಗತಿಯ ಅಂಕಪಟ್ಟಿ/ಪ್ರಮಾಣ ಪತ್ರದಲ್ಲಿ ಅಭ್ಯರ್ಥಿಗಳು ನಿರ್ದಿಷ್ಟ ಪಡಿಸಿದ ಸ್ಥಳೀಯ ಭಾಷೆಯನ್ನು ಅಧ್ಯಯನ ಮಾಡಿದ್ದರೆ ಭಾಷೆಯ ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಈ ಕಾರಣದಿಂದ. ಅಭ್ಯರ್ಥಿಗಳನ್ನು ಸ್ಥಳೀಯ ಭಾಷೆಯ ನಿರರ್ಗಳತೆ ಆಧಾರದಲ್ಲಿ ಕೂಡ ನೇಮಕಾತಿ ನಡೆಸಲಾಗುತ್ತಿದೆ ಎಂದು ಎಸ್‌ಬಿಐ ತಿಳಿಸಿದೆ. ಅರ್ಜಿ ಸಲ್ಲಿಕೆ ಹಾಗೂ ಪರೀಕ್ಷೆ ಕುರಿತ ಮಾಹಿತಿಗೆ www.sbi.co.in ಭೇಟಿ ನೀಡಿ.

(ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಮಡಿಕೇರಿ)

ಅಪ್ರೆಂಟಿಸ್‌ಶಿಪ್ ಅನುಕೂಲಗಳು

ಅಪ್ರೆಂಟಿಸ್‌ಗಳಾಗಿ ನೇಮಕಗೊಂಡರೆ ಅದು ಬ್ಯಾಂಕ್‌ನಲ್ಲಿ ಉದ್ಯೋಗ ನೀಡಿದೆ ಎಂದರ್ಥವಲ್ಲ. ಇದೊಂದು ತರಬೇತಿಯಾಗಿದ್ದು, ಭವಿಷ್ಯದಲ್ಲಿ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ಸಹಾಯವಾಗುತ್ತದೆ. ಬ್ಯಾಂಕಿಂಗ್ ನೇಮಕಾತಿಯ ನೀತಿ ನಿಯಮಗಳನ್ನು ಕಾಲಕಾಲಕ್ಕೆ ಮಾಡಿದ ತಿದ್ದುಪಡಿಯಂತೆ, ಜೂನಿಯರ್ ಅಸೋಸಿಯೇಟ್‌ಗಳ ನೇಮಕಾತಿಯಲ್ಲಿ ಅಪ್ರೆಂಟಿಸ್‌ಗಳಿಗೆ ಹೆಚ್ಚಿನ ಮಾನ್ಯತೆ ಅಥವಾ ಆದ್ಯತೆ (weightage) ನೀಡಲಾಗುತ್ತದೆ.

ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಮತ್ತು ತರಬೇತಿ ಅವಧಿಯಲ್ಲಿ ಸಂಪೂರ್ಣವಾಗಿ ತೃಪ್ತಿದಾಯಕ ನಡವಳಿಕೆಗೆ ಒಳಪಟ್ಟಿರುವ ಅಪ್ರೆಂಟಿಸ್‌ಗಳಿಗೆ ಜೂನಿಯರ್ ಅಸೋಸಿಯೇಟ್‌ಗಳ ನೇಮಕಾತಿಯಲ್ಲಿ ಕೆಲವೊಂದು ನಿಯಮ ಸಡಿಲಿಕೆ ಮಾಡಲಾಗಿರುತ್ತದೆ.

ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಕೌಶಲ ಮೌಲ್ಯಮಾಪನ ಪರೀಕ್ಷೆ (ಟ್ರೇಡ್ ಪರೀಕ್ಷೆ) ಮತ್ತು ಜಂಟಿ ರಾಷ್ಟ್ರೀಯತೆಯ ಅಪ್ರೆಂಟಿಸ್ ಶಿಪ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಜೊತೆಗೆ SBI-NSDC/ BFSI-SSC ಜಂಟಿಯಾಗಿ ನೀಡಿದ ಅಪ್ರೆಂಟಿಸ್‌ಶಿಪ್ ಪ್ರಮಾಣ ಪತ್ರವೂ ಅಗತ್ಯ.

ಪ್ರಚಲಿತ ವಿದ್ಯಮಾನಗಳು

ಯುಪಿಎಸ್‌ಸಿ -ಪ್ರಿಲಿಮ್ಸ್ ಮತ್ತು ಸಾಮಾನ್ಯ ಅಧ್ಯಯನ ಪತ್ರಿಕೆ- 2, ಕೆಪಿಎಸ್‌ಸಿ –ಪ್ರಿಲಿಮ್ಸ್ ಮತ್ತು ಸಾಮಾನ್ಯ ಅಧ್ಯಯನ ಪತ್ರಿಕೆ-2 ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ರಾಷ್ಟ್ರೀಯ ಪ್ರಚಲಿತ ವಿದ್ಯಮಾನಗಳ ಕುರಿತು ಗುರುಶಂಕರ್ ಇಲ್ಲಿ ಮಾಹಿತಿ ನೀಡಿದ್ದಾರೆ.

1. ಅಂತರರಾಷ್ಟ್ರೀಯ ಸೌರ ಒಕ್ಕೂಟ

ಇತ್ತೀಚೆಗೆ ಅಂತರರಾಷ್ಟ್ರೀಯ ಸೌರ ಒಕ್ಕೂಟದ ಅಧ್ಯಕ್ಷ ಮತ್ತು ಭಾರತದ ಕೇಂದ್ರ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್. ಕೆ. ಸಿಂಗ್ ಅವರು ಉಗಾಂಡ, ಕಮೋರೋಸ್ ಮತ್ತು ಮಾಲಿನಲ್ಲಿ ಒಂಬತ್ತು ಸೌರ ವಿದ್ಯುತ್ ಉತ್ಪಾದನಾ ಘಟಕಗಳನ್ನು ಉದ್ಘಾಟಿಸಿದರು.

ಇತ್ತೀಚೆಗೆ ರವಾಂಡಾದ , ಕಿಗಾಲಿನಲ್ಲಿ ಅಂತರರಾಷ್ಟ್ರೀಯ ಸೌರ ಒಕ್ಕೂಟದ ಐದನೇ ಪ್ರಾದೇಶಿಕ ಸಭೆ ಆಯೋಜಿಸಲಾಗಿತ್ತು ಮತ್ತು ಈ ಸಭೆಯಲ್ಲಿ 36 ರಾಷ್ಟ್ರಗಳು ಭಾಗವಹಿಸಿದ್ದವು. ಒಟ್ಟು ಸೌರ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ 4 ಸೌರ ವಿದ್ಯುತ್ ಉತ್ಪಾದನಾ ಘಟಕಗಳನ್ನು ಉಗಂಡ, ಎರಡು ಸೌರ ವಿದ್ಯುತ್ ಉತ್ಪಾದನಾ ಘಟಕಗಳನ್ನು ಕಮೋರೋಸ್ ಮತ್ತು ಮೂರು ಸೌರ ವಿದ್ಯುತ್ ಉತ್ಪಾದನಾ ಘಟಕಗಳನ್ನು ಮಾಲಿಯಲ್ಲಿ ಉದ್ಘಾಟಿಸಲಾಯಿತು.

ಉದ್ಘಾಟನೆಯಾದ ಸೌರವಿದ್ಯುತ್ ಉತ್ಪಾದನಾ ಘಟಕಗಳು ಆ ಪ್ರದೇಶದ ಆರೋಗ್ಯ ಕೇಂದ್ರಗಳಿಗೆ ಮತ್ತು ಶಾಲೆಗಳಿಗೆ ವಿದ್ಯುತ್ ಪೂರೈಕೆ ಮಾಡುತ್ತವೆ.

2. ರಾಷ್ಟ್ರೀಯ ಪೋಷಣ್ ಸಪ್ತಾಹ

ಪ್ರತಿ ವರ್ಷದಂತೆ ಈ ವರ್ಷವೂ ಸೆಪ್ಟೆಂಬರ್ ತಿಂಗಳ ಮೊದಲ ವಾರ ಭಾರತದಾದ್ಯಂತ 'ರಾಷ್ಟ್ರೀಯ ಪೋಷಣ್ ಸಪ್ತಾಹ'ವನ್ನು ಆಚರಿಸಲಾಯಿತು.

ಭಾರತದಲ್ಲಿ ಸೆಪ್ಟೆಂಬರ್ 1 ರಿಂದ 7 ರವರೆಗೆ ರಾಷ್ಟ್ರೀಯ ಪೋಷಕಾಂಶ ಸಪ್ತಾಹ ಆಚರಿಸಲಾಗುತ್ತದೆ. ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯಕರ ಸದೃಢ ದೇಹ ಮತ್ತು ಮನಸ್ಸಿಗೆ ಪೌಷ್ಟಿಕಾಂಶಯುಕ್ತ ಆಹಾರ ಅತ್ಯಗತ್ಯ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ಈ ಸಪ್ತಾಹ ಆಚರಿಸಲಾಗುತ್ತದೆ.

'ಪೌಷ್ಟಿಕ ಆಹಾರ ಸೇವಿಸುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಉತ್ಪತ್ತಿಯಾಗುತ್ತದೆ' ಎಂಬ ಅರಿವನ್ನು ಸಾರ್ವಜನಿಕರಲ್ಲಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶಗಳಲ್ಲೊಂದು. ಈ ಬಾರಿಯದ್ದು 6ನೇ ರಾಷ್ಟ್ರೀಯ ಪೋಷಣ್ ಸಪ್ತಾಹ. ಇದರ ಅಂಗವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಪೌಷ್ಟಿಕಾಂಶ ಆಹಾರದ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

3. ಎನ್‌.ಟಿ.ಆರ್‌. ಜನ್ಮಶತಮಾನೋತ್ಸವ, ನಾಣ್ಯ ಬಿಡುಗಡೆ

ಪ್ರಸಿದ್ಧ ನಟ, ತೆಲುಗು ದೇಶಂ ಪಕ್ಷದ ಸಂಸ್ಥಾಪಕ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ಎನ್‌.ಟಿ. ರಾಮರಾವ್ ಅವರ ಜನ್ಮ ಶತಮಾನೋತ್ಸವದ ಸ್ಮರಣಾರ್ಥ ₹ 100 ಮುಖ ಬೆಲೆಯ ನಾಣ್ಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇತ್ತೀಚೆಗೆ ಬಿಡುಗಡೆ ಮಾಡಿದರು.

ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ನಾಣ್ಯ ಬಿಡುಗಡೆ ಮಾಡಿದರು

ಎನ್‌. ಟಿ. ರಾಮರಾವ್ ಅವರು ತೆಲುಗು ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗ ಮತ್ತು ಸಂಸ್ಕೃತಿಯನ್ನು ಮತ್ತಷ್ಟು ಶ್ರೀಮಂತಗೊಳಿಸಿದರು. ತಮ್ಮ ವೃತ್ತಿ ಬದುಕಿನಲ್ಲಿ ರಾಮಾಯಣ, ಮಹಾಭಾರತದ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದರು. ವಿವಿಧ ಸಾಮಾಜಿಕ ಕಳಕಳಿ ಹೊಂದಿರುವ ಪಾತ್ರಗಳ ಮೂಲಕ ಮನರಂಜನೆ ನೀಡುವುದರೊಂದಿಗೆ ಸಾಮಾಜಿಕ ಅರಿವನ್ನು ಹೆಚ್ಚಿಸಿದ್ದರು ಎಂದು ರಾಷ್ಟ್ರಪತಿ ಸ್ಮರಿಸಿದರು.

ಎಸ್ಸೆಸ್ಸೆಲ್ಸಿ- ಪಿಯುಸಿ ಪರೀಕ್ಷೆ ದಿಕ್ಸೂಚಿ

ಎಸ್ಸೆಸ್ಸೆಲ್ಸಿ ಇಂಗ್ಲಿಷ್

Second Language ENGLISH
Unit-1 Prose : A Hero

20) Do you think Swami really wanted to join the police? If not, what did he want to be?

Answer: No. Swami did not want to join the police force. *(……..Contd)*

Swami had quite made up his mind to become an engine driver, railway guard or a bus conductor later in life. He agreed to police inspector's invitation to join police only out of politeness.

21. Did Swami muster up courage to sleep alone after the burglar's incident?

Answer: No, Swami did not muster courage to sleep alone after burglar's incident. He pretended to sleep at his usual place beside granny at 7.30pm much before the return of his father.

22. Who supported Swami?

Answer: Swami's mother supported him by showing her anger against his father. She asked Swami's father to let him sleep where he likes and need not risk his life again.

23. A report about a boy in the newspaper was an unexpected event in Swami's life. Justify.

Answer: The report generated a difference of opinion between Swami and his father. Swami felt it may not be a boy but a strong grown up man, who could fight with tiger. But his father was angry about Swami questioning the veracity of news report and also for emphasizing more on strength of person than courage to fight a tiger. Hence Swami's father challenged him to prove his courage by sleeping alone in the office room. This was a frightening proposal for twelve years old Swami who was habituated to sleep beside his granny. This was an unexpected event in Swami's life.

24. Swami made a comment on the newspaper report. Was he right? How did his view differ from that of his father?

Answer: When Swami's father read the report of the courage of young boy who faced a tiger bravely, Swami did not agree with his father. Swami felt it may not be a boy but a strong grown up man, who could fight with tiger.

Swami's father was angry about Swami questioning the veracity of news report and also for emphasizing more on strength of person than courage to fight a tiger. Given age of Swami being approximately 12 years his experience compared to his father's was small, he is right in his comment.

25. What desperate attempts did Swami make to escape from his father?

Answer: When his father challenged Swami to sleep alone in his office room that night, Swami tried various attempts to escape. Swami first tried to change the subject by talking loudly and enthusiastically about another matter, but his father was not diverted. Then Swami tiptoed into the bed beside his granny, pulled the blanket over his face and pretended to sleep by snoring. When his father started making him shift to room, Swami throwed a look of appeal at his mother to save him. His mother's appeal to allow him sleep in the hall was rejected by his father. Swami's repeated his request of not shifting saying that there may be scorpions behind the law books since the room is dusty. Thus Swami desperately tried to escape from his father proposition.

26. Why did Swami conclude that his father's proposition was frightful?

Answer: Swami was habituated to sleep beside his granny in the passage and any change in this practice kept him trembling and awake all night. Hence he concluded his father's proposition was frightful.

27. As the night advanced, Swami felt that something terrible would happen to him. What would it be? How would it happen?

Answer: As the night advanced and the silence in the house deepened, Swami's heart began beating faster and he felt something terrible would happen to him. Swami remembered stories of devils and ghosts. Every moment he expected devils to come up and carry him away; there was the instance of his old friend in fourth class who suddenly disappeared and was said to have been carried off by a ghost to Siam or Nepal.

28. There was absolute silence in the room. In spite of, some noises reached Swami's ears. What were they?

Answer: In spite of absolute silence, Swami was able to hear ticking off the clock, rustle of the trees, snoring sounds and vague insects humming.

29. Narrate Swami's dreadful experience when he was lying under the bench

Answer: In sleep under the bench Swami was racked with nightmares. A tiger was chasing him. His feet stuck to the ground. He desperately tried to escape but his feet would not move; the tiger was at his back, and he could hear its claws scratch the ground; it became louder with every moment. Swami tried open eyes but his eye lids would not open and nightmare continued. Swami groaned in despair.

30. How was Swami honoured by his classmates, teacher and headmaster?

Answer: Congratulations were showered on Swami. His classmates looked him with respect and teacher patted his back. The headmaster said he is a true scout. (The Police Inspector invited him to join police.)

31. Why did father want Swami to sleep alone in the office room?

Answer: Swami's father wanted him sleep alone in the office room to prove that he is a courageous boy as despite being in second form, he was habituated to sleep beside his granny. Father wanted him become independent person.

32. Who do you think was wiser, Swami or his father? Justify your preference.

Answer: Swami's father was wiser as he used a comment by Swami about a news report to improve his personality by showing courage of sleeping alone in office room and make him independent person.

33. Why did Swami feel relieved at the end?

Answer: Swami's father wanted him to continue sleep independently without being at granny's side. But clever Swami slept beside granny before father returned home. Swami's mother expressed anger at his father for not letting him sleep wherever he likes and asked him not to risk Swami's life again.

(Contd…….)

ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ವಿಷಯದ ಇಂಗ್ಲಿಷ್ ಮಾಧ್ಯಮದ ಪ್ರಶ್ನೋತ್ತರಕ್ಕಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ

ಮಾಹಿತಿ: ಜ್ಞಾನಭಾರತಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ

II PUC BIOLOGY

REPRODUCTION

Reproduction in flowering plants

2. Give the step by step description of the sexual reproduction taking place in plants.

Ans:- The sexual reproduction in plants takes place in the following steps

(a) The male organ of the flower called 'stamen' makes the male gametes (male sex cells) of the plant. These male gametes are present in pollen grains. *(….Contd)*

(b) The female organ of the flower called 'carpel' makes the female gametes (female sex cells) of the plant. These female gametes are present in ovules. These gametes are also called ova, egg cells or just eggs.

(c) The male gametes are present in pollen grains fertilise the female gametes are present in ovules.

(d) The fertilised egg cells grow within ovules and become seeds.

e) Seeds produce new plants on germination.

Answer the following :-

1. Mention some of the differences between the Apocarpous and Syncarpous Ovary.

Ans:-

Apocarpous Ovary	*Syncarpous Ovary*
The ovary is formed from a single free carpel.	The ovary is formed from fusion of two or more carpels.
The flower bears one to several free pistils.	The flower bears a single pistil.
Ovary is unilocular.	Ovary can be uni or multilocular.
It occurs only in primitive families.	It occurs in most of the families.
Fruit is simple in uni-carpelled flowers or aggregate in poly-carpelled flowers.	The fruit is generally simple.

2. Mention the two types of self – pollination.

Ans:- The two types of self – pollination are:-

a) Autogamy b) Geitonogamy

3. What is Autogamy?

Ans:- Autogamy is a type of self pollination which occurs between anther and stigma of the same flower. It occurs in all those intersexual or perfect flowers which either remain closed or where anthers/pollen come in contact with stigma by gravity and mechanical means.

4. Mention the different types of Autogamy?

Ans:- The different types of Autogamy are –

a) Homogamy b) Cleistogamy
c) Bud formation
d) Non-dehiscence of Anther
e) Fail safe device

5. Mention some of the advantages of the self pollination.

Ans:- Some of the advantages of the self pollination are It is a sure and economical method of pollination.

a) It is employed as fail-safe device.
b) It produces homozygous progeny.
c) It is used to maintain pure lines.
d) It maintains the superiority of the race indefinitely.
e) The plants need not produce large number of pollen grains.
f) Flowers do not develop attractants for favouring external agencies.
g) Harmful and useless characters are eliminated naturally.

6. Mention some of the differences between the Autogamy and Geitonogamy.

Ans:-

Autogamy	*Geitonogamy*
The transfer of pollen grains from anther to the stigma of the same flower.	It is the transfer of pollen grains from anther of one flower to the stigma of another flower of same plant.
The flowers are hermaphrodite.	The flowers are generally unisexual
No external agency is required for pollination.	An external agency is required to perform pollination.

7. Mention some of the differences between the Chasmogamy and Cleistogamy.

Ans:-


Chasmogamy	*Cleistogamy*
It is a condition of opening of mature flowers.	It is a condition of keeping the flowers closed throughout.
The flowers are conspicuous.	The flowers are small and inconspicuous.
Both self and cross pollination can occur.	Only self-pollination is possible.
Both external and internal factors are involved in effecting pollination.	Only internal factors take part in pollination.
It is a normal condition.	It is a fail safe device.

8. Mention some of the disadvantages of the self pollination.

Ans:- Some of the disadvantages of the self pollination are

a) No new traits are introduced.
b) It decreases variability and adaptability to changes in environment.
c) Disease resistance decreases with time.
d) Recessive traits appear regularly as self pollination introduces homozygosity.
e) There is no way to eliminate defective traits.
f) Yield decreases with time due to reduction in vigour and vitality.

9. Identify the type of flowers shown in A and B. Which of the two will produce an assured seed set.



Ans:- A – Chasmogamous flower.
B- Cleistogamous flowers

Cleistogamous flowers produce assured seed as they do not depend upon external agency for pollination.

(Contd……)

ನಿವೃತ್ತ ಐಎಎಸ್ ಅಧಿಕಾರಿಗಳ ವಿರುದ್ಧದ ಪ್ರಕರಣ ರದ್ದು

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯ ಅನುದಾನ ದುರ್ಬಳಕೆ ಆರೋಪ ಎದುರಿಸುತ್ತಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಅಮಿತಾ ಪ್ರಸಾದ್, ಇ.ವಿ. ರಮಣರೆಡ್ಡಿ ಹಾಗೂ ಟಿ.ಎಂ. ವಿಜಯ ಭಾಸ್ಕರ್ ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದು-ಪಡಿಸುವಂತೆ ಕೋರಿ ಈ ಮೂವರು ನಿವೃತ್ತ ಐಎಎಸ್ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕರಣ ರದ್ದುಪಡಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಪಿ. ಪ್ರಸನ್ನ-ಕುಮಾರ ವಾದ ಮಂಡಿಸಿದ್ದರು.

ಅಮಿತಾ ಪ್ರಸಾದ್, ರಮಣರೆಡ್ಡಿ, ವಿಜಯ ಭಾಸ್ಕರ್ ಅವರ ವಿರುದ್ಧ 23ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಲಯದಲ್ಲಿ (ಭ್ರಷ್ಟಾಚಾರ ತಡೆ ಕಾಯ್ದೆ ವಿಶೇಷ ನ್ಯಾಯಾಲಯ) ನಡೆಯುತ್ತಿರುವ ವಿಚಾರಣೆಯ ಸಂಪೂರ್ಣ ಪ್ರಕ್ರಿಯೆ ರದ್ದುಗೊಳಿಸಲಾಗಿದೆ. ಈ ಆದೇಶವು ಅರ್ಜಿದಾರರನ್ನು ಹೊರತುಪಡಿಸಿ ಪ್ರಕರಣದ ಇತರ ಆರೋಪಿಗಳ ವಿಚಾರಣೆಗೆ ಅನ್ವಯವಾಗುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಮೂವರು ಅಧಿಕಾರಿಗಳ ವಿರುದ್ಧ ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಅಗತ್ಯ ಪೂರ್ವಾನುಮತಿ ಪಡೆದುಕೊಂಡಿಲ್ಲ. ಯೋಜನೆಯ ಅನುಷ್ಠಾನಕ್ಕೆ 2010ರ ಅ.1ರಂದು ಕೇಂದ್ರ ಸರ್ಕಾರದ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಸಚಿವಾಲಯ, ರಾಜ್ಯ ನೀರು ಮತ್ತು ನೈರ್ಮಲ್ಯ ಮಿಷನ್ ಹಾಗೂ ಸಿಂಡಿಕೇಟ್ ಬ್ಯಾಂಕ್ ನಡುವೆ ತ್ರಿಪಕ್ಷೀಯ ಒಪ್ಪಂದ ಆಗಿತ್ತು. ಮೂವರು ಅರ್ಜಿದಾರರ ಪೈಕಿ ಯಾರೊಬ್ಬರೂ ಆ ತ್ರಿಪಕ್ಷೀಯ ಒಪ್ಪಂದದ ಪಾಲುದಾರರು ಅಲ್ಲ. ಅಮಿತಾ ಪ್ರಸಾದ್ 2011ರ ಮೇ 16ರಿಂದ 2012ರ ಜೂನ್‌8ರ ವರೆಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ-ಯಾಗಿದ್ದರು. ರಮಣರೆಡ್ಡಿ 2012ರ ಸೆ.22ರಿಂದ 2013ರ ಮೇ 31 ಹಾಗೂ ವಿಜಯ ಭಾಸ್ಕರ್ ಅವರು 2013ರ ಮೇ 31ರಿಂದ 2015ರ ಏಪ್ರಿಲ್ 24ರವರೆಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿದ್ದರು ಎಂದು ಆದೇಶದಲ್ಲಿ ಉಲ್ಲೇ-ಖಿಸಲಾಗಿದೆ.

ವಿಜಯ ಭಾಸ್ಕರ್ ಅವರು ಹುದ್ದೆಯಿಂದ ನಿರ್ಗಮಿಸಿದ ಬಳಿಕ 2015ರ ಮೇ 4ರಂದು ಗ್ರಾಮೀಣ ನೀರು ಸರಬರಾಜು ಯೋಜನೆಯ ಆಯುಕ್ತರು ವರದಿ ಸಲ್ಲಿಸಿದ್ದು, ಅದರಲ್ಲಿ 'ಹಣ ದುರ್ಬಳಕೆ' ಆಗಿದೆ ಎಂದಷ್ಟೇ ಹೇಳಿದ್ದಾರೆ. ಆದರೆ, ಯಾವ ಅಧಿಕಾರಿಯ ಹೆಸರನ್ನೂ ಉಲ್ಲೇಖಿಸಿಲ್ಲ. ಈ ವರದಿಯ ಆಧಾರದಲ್ಲಿ ಲೆಕ್ಕಪರಿ-ಶೋಧನೆ ನಡೆಸಲಾಗಿದ್ದು, 2015ರ ಅ.1ರಂದು ಸಲ್ಲಿಸಲಾದ ಆ ಲೆಕ್ಕ-ಪರಿಶೋಧನಾ ವರದಿಯಲ್ಲಿ ಹಣ ದುರ್ಬಳಕೆಗೆ ಪಿ. ಬೋರೇಗೌಡ ಹಾಗೂ ರಾಮಕೃಷ್ಣ ಎಂಬುವರು ಹೊಣೆ ಎಂದು ಹೇಳಲಾಗಿತ್ತು. ಆ ವರದಿಯ ಆಧಾರದಲ್ಲಿ ದೂರು ದಾಖಲಿಸಲಾ-ಗಿದ್ದು, ಅರ್ಜಿದಾರ ಅಧಿಕಾರಿಗಳ ವಿರುದ್ಧ ಅದರಲ್ಲಿ ಆರೋಪ ಮಾಡಿಲ್ಲ. ಹಾಗಾಗಿ, ಅರ್ಜಿದಾರರ ವಿರುದ್ಧ ದೂರು ಇಲ್ಲ, ಆರೋಪವೂ ಇಲ್ಲ. 2019ರ ಜ.9ರಂದು ಪೊಲೀಸರು 'ಬಿ' ರಿಪೋರ್ಟ್ ಕೂಡಾ ಹಾಕಿದ್ದಾರೆ. ಪೊಲೀಸರು ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿಯೂ ಮೂವರು ಅರ್ಜಿದಾರರ ಹೆಸರು ಇಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಪ್ರಸ್ತಾಪಿಸಿದೆ.

ಹೈಕೋರ್ಟ್ ಮೆಟ್ಟಿಲೇರಿದ್ದ ಮೂವರು

ಗ್ರಾಮೀಣ ಕುಡಿಯುವ ನೀರು ಯೋಜನೆಯ ಕೋಟ್ಯಂತರ ರೂಪಾಯಿ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ. ರಾಜ್ಯಕ್ಕೆ ₹ 269 ಕೋಟಿ ನಷ್ಟವಾಗಿದೆ ಎಂಬ ಆರೋಪ ಮಾಡಲಾಗಿತ್ತು. ಇಲಾಖಾ ವಿಚಾರಣೆ, ಲೆಕ್ಕಪರಿಶೋಧನೆ, ಪೊಲೀಸ್ ಹಾಗೂ ಎಸಿಬಿ (ಲೋಕಾಯುಕ್ತ) ವಿಚಾರಣೆ ನಡೆದಿತ್ತು. ಈ ಮಧ್ಯೆ ಕೋಲಾರ ಮೂಲಕ ಸಾಮಾಜಿಕ ಕಾರ್ಯಕರ್ತ ವಿ. ನಾರಾಯಣಸ್ವಾಮಿ ಎಂಬವರು ಖಾಸಗಿ ದೂರು ಸಲ್ಲಿಸಿದ್ದರು. ಇದನ್ನು ವಿಚಾರಣೆಗೆ ಅಂಗೀಕರಿಸಿ ವಿಚಾರಣಾ ನ್ಯಾಯಾಲಯ 2022ರ ಜ.13ರಂದು ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಮೂವರು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

'ಅನುಕಂಪದ ಉದ್ಯೋಗ: ಸಹೋದರಿಗೆ ಅವಕಾಶವಿಲ್ಲ'

ಪ್ರಜಾವಾಣಿ ವಾರ್ತೆ

ಬೆಂಗಳೂರು: ಸರ್ಕಾರಿ ನೌಕರ ಮೃತಪಟ್ಟಲ್ಲಿ ಅವರ ಸಹೋದರಿಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಬೆಸ್ಕಾಂನಲ್ಲಿ ಲೈನ್‌ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ವಿವಾಹಿತ ಸಹೋದರ ಮೃತಪಟ್ಟಿದ್ದು, ಅನುಕಂಪದ ಆಧಾರದಲ್ಲಿ ತನಗೆ ಉದ್ಯೋಗ ಒದಗಿಸಲು ಕೆಪಿಟಿಸಿಎಲ್ ಮತ್ತು ಬೆಸ್ಕಾಂಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ತುಮಕೂರು ಜಿಲ್ಲೆ ಗೆದ್ದಲಹಳ್ಳಿ ನಿವಾಸಿ ಜಿ.ಎಂ. ಪಲ್ಲವಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿ ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಮೃತ ನೌಕರ (ಸಹೋದರ) ಮೃತಪಟ್ಟ ವೇಳೆ ಅವರ ಆದಾಯದ ಮೇಲೆ ತಾನು ಅಲವಂಬಿಸಿದ್ದೆ ಎಂಬುದನ್ನು ದೃಢಪಡಿಸುವ ಸಾಕ್ಷ್ಯವನ್ನು ಮೇಲ್ಮನವಿದಾರರು ಸಲ್ಲಿಸಿಲ್ಲ. ಅನುಕಂಪದ ಉದ್ಯೋಗವನ್ನು ಸಮರ್ಥಿಸಿಕೊಳ್ಳುವುದಕ್ಕಾಗಿ ಮೃತ ನೌಕರನ ಕುಟುಂಬವು ಆರ್ಥಿಕ ಮುಗ್ಗಟ್ಟಿಗೆ ತುತ್ತಾಗಿದೆ ಎಂಬುದನ್ನು ಸಾಬೀತುಪಡಿಸಲು ದಾಖಲೆಗಳು ಇಲ್ಲವಾಗಿದೆ. ಆದ್ದರಿಂದ ಮೇಲ್ಮನವಿದಾರರನ್ನು ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕೆ ಪರಿಗಣಿಸಲು ನಿರಾಕರಿಸಿದ ಏಕ ಸದಸ್ಯ ನ್ಯಾಯಪೀಠದ ಆದೇಶದಲ್ಲಿ ಸೂಕ್ತವಾಗಿದ್ದು, ಅದರಲ್ಲಿ ಮಧ್ಯ-ಪ್ರವೇಶಿಸುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಮೃತ ನೌಕರನ ಕುಟುಂಬ ಸದಸ್ಯರು ಮಾತ್ರ ಅನುಕಂಪದ ಆಧಾರದ ಮೇಲೆ ಉದ್ಯೋಗ ನೇಮಕಾತಿ ಕ್ಲೇಮು ಮಾಡಬೇಕಿದೆ ಎಂದು ಕಾನೂನು ಹೇಳುತ್ತದೆ. ಅದು ಸಹ ಸಾವನ್ನಪ್ಪಿದ ಸರ್ಕಾರಿ ನೌಕರನ ಮೇಲೆ ಅವಲಂಬಿತರಾಗಿದ್ದೆವು ಎಂಬುದನ್ನು ದೃಢಪಡಿಸುವ ಸಾಕ್ಷ್ಯಾಧಾರಗಳ ಮೇಲೆ ಅನುಕಂಪದ ಉದ್ಯೋಗವನ್ನು ಕ್ಲೇಮು ಮಾಡಬಹುದಾಗಿದೆ ಎಂದು ತಿಳಿಸಿದೆ.

ಬಿಎಸ್‌ವೈ ಯೂಟರ್ನ್

ಒಂದನೇ ಪುಟದಿಂದ...

'ಪ್ರಧಾನಿ ನರೇಂದ್ರ ಮೋದಿ– ಅಮಿತ್ ಶಾ ಅವರ ಮನಸ್ಸಿನಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಚರ್ಚೆ ಬಳಿಕ ವಾಸ್ತವಿಕ ಸಂಗತಿ ಗೊತ್ತಾಗಲಿದೆ. ಬಿಜೆಪಿ–ಜೆಡಿಎಸ್ ಮೈತ್ರಿಯಾದರೆ ಅನುಕೂಲವಾಗಲಿದೆ. ಮೈತ್ರಿ ಬಗ್ಗೆ ಚರ್ಚೆಗಳು ನಡೆಯುತ್ತಿವೆ' ಎಂದು ಹೇಳಿದರು.

'ಕರ್ನಾಟಕದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿದ್ದೆವು. ಈ ಸಲವೂ 24–25 ಸ್ಥಾನಗಳನ್ನು ಗೆದ್ದು ಮೋದಿ ಅವರ ಕೈ ಬಲಪಡಿಸಬೇಕು ಎಂಬುದು ನಮ್ಮ ಏಕೈಕ ಗುರಿ. ಅದಕ್ಕಾಗಿ ಪ್ರತಿಯೊಂದು ಜಿಲ್ಲೆಗೂ ಹೋಗಿ ಕಾರ್ಯಕರ್ತರ ಸಭೆ ಮಾಡಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಅದರಲ್ಲಿ ಸಂಪೂರ್ಣ ಯಶಸ್ವಿಯಾಗುತ್ತೇವೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ಮೈತ್ರಿ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ. ದೇವೇಗೌಡರು ಒಂದು ಸಲ ಮೋದಿ ಹಾಗೂ ಶಾ ಅವರನ್ನು ಭೇಟಿ ಮಾಡಿ ಹೋಗಿದ್ದಾರೆ. ಅದರ ಬಗ್ಗೆ ನಿಮಗೆ ಎಷ್ಟು ಗೊತ್ತಿದೆಯೋ ನನಗೂ ಅಷ್ಟೇ ಗೊತ್ತಿರುವುದು. ಹೆಚ್ಚಿನ ಬೆಳವಣಿಗೆಗಳ ಮಾಹಿತಿ ಇಲ್ಲ. ಚರ್ಚೆಗಳು ಪೂರ್ಣಗೊಂಡ ಮೇಲೆ ಗೊತ್ತಾಗಬಹುದು' ಎಂದು ಅವರು ತಿಳಿಸಿದರು.

'ಪಕ್ಷದ ರಾಜ್ಯ ಘಟಕಕ್ಕೆ ನೂತನ ಅಧ್ಯಕ್ಷರು, ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕರನ್ನು ಶೀಘ್ರದಲ್ಲಿ ನೇಮಕ ಮಾಡುವಂತೆ ವರಿಷ್ಠರಿಗೆ ಮನವಿ ಮಾಡುತ್ತೇನೆ' ಎಂದು ಅವರು ಹೇಳಿದರು.

ಸೆಪ್ಟೆಂಬರ್ 8ರಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂ-ದಿಗೆ ಮಾತನಾಡಿದ್ದ ಯಡಿಯೂರಪ್ಪ, 'ದೇವೇಗೌಡರು, ನಮ್ಮ ಪ್ರಧಾನಿ ಅವರನ್ನು ಭೇಟಿಯಾಗಿರುವುದು ನನಗೆ ಸಂತೋಷ ತಂದಿದೆ ಮತ್ತು ಜೆಡಿಎಸ್‌ಗೆ 4 ಕ್ಷೇತ್ರಗಳನ್ನು ಬಿಟ್ಟುಕೊಡುವ ತೀರ್ಮಾನ ಆಗಿದೆ. ನಾನು ಅದನ್ನು ಸ್ವಾಗತಿಸುತ್ತೇನೆ' ಎಂದು ಹೇಳಿದ್ದರು. 'ಎರಡು ಪಕ್ಷಗಳ ಮೈತ್ರಿ ವಿಷಯದ ಬಗ್ಗೆ ಮೋದಿ ಹಾಗೂ ಶಾ ಅವರೇ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ' ಎಂದು ಯಡಿಯೂರಪ್ಪ ಮಂಗಳವಾರ ಹೇಳಿಕೆ ನೀಡಿದ್ದರು.

'ಬಿಜೆಪಿಗೆ ಯಾರೂ ಅನಿವಾರ್ಯವಲ್ಲ'

ಚಿಕ್ಕಬಳ್ಳಾಪುರ: ಬಿಜೆಪಿಗೆ ಯಾರೂ ಅನಿವಾರ್ಯವಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.

ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯ ಎನ್ನುವ ಸ್ಥಿತಿ ಇದೆಯಲ್ಲ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. 'ಅನಿವಾರ್ಯ ಎನ್ನುವುದು ಕೆಲವು ಸುದ್ದಿವಾಹಿನಿಗಳ ಕಲ್ಪನೆ. ಯಡಿಯೂರಪ್ಪ ಹಿರಿಯ ನಾಯಕರಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗಿದ್ದಾರೆ. ಅವರ ಬಗ್ಗೆ ಚರ್ಚೆ ಮಾಡುವ ಅವಶ್ಯ ಇಲ್ಲ' ಎಂದರು.

ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಕಾಯಂ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ-ರುವ ಅನಂತ್ ರಾಮನಾಥ್ ಹೆಗ್ಡೆ ಮತ್ತು ಕೆ.ಎಸ್. ಹೇಮಲೇಖಾ ಅವರ ಸೇವೆಯನ್ನು ಕಾಯಂಗೊಳಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಇದೇ ವೇಳೆ ಮತ್ತೊಬ್ಬರು ಹೆಚ್ಚುವರಿ ನ್ಯಾಯಮೂರ್ತಿ ಎಸ್. ರಾಚಯ್ಯ ಅವರನ್ನು ಹೊಸದಾಗಿ ಅಂದರೆ ನ.8ರಿಂದ ಮತ್ತೊಂದು ವರ್ಷ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ಕರ್ತವ್ಯ ನಿರ್ವಹಿಸಲು ಆದೇಶಿಸಲಾಗಿದೆ.

ನ್ಯಾ.ಅನಂತ್ ರಾಮನಾಥ್ ಹೆಗ್ಡೆ ಮತ್ತು ಕೆ.ಎಸ್. ಹೇಮಲೇಖಾ ಅವರ ಸೇವೆಯನ್ನು ಕಾಯಂಗೊಳಿಸಲು ಮತ್ತು ನ್ಯಾ.ಎಸ್. ರಾಚಯ್ಯ ಅವರನ್ನು ಮತ್ತೊಂದು ವರ್ಷ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಹೊಸದಾಗಿ ನೇಮಕ ಮಾಡಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆ.31ರಂದು ಶಿಫಾರಸು ಮಾಡಿತ್ತು.

₹ 25 ಲಕ್ಷ ಠೇವಣಿ ಇಟ್ಟ ಎಕ್ಸ್ ಕಾರ್ಪ್

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 'ಎ' ಅಡಿಯಲ್ಲಿ ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ಕೆಲವು ಖಾತೆಗಳ ನಿರ್ಬಂಧ ವಿಧಿಸಲು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ಎಕ್ಸ್ ಕಾರ್ಪ್ (ಹಿಂದಿನ ಟ್ವಿಟರ್) ಬುಧವಾರ ಹೈಕೋರ್ಟ್‌ನಲ್ಲಿ ₹ 25 ಲಕ್ಷ ಠೇವಣಿ ಮಾಡಿದೆ.

ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಎಕ್ಸ್ ಕಾರ್ಪ್ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ವಿಭಾಗೀಯ ಪೀಠವು ಈ ಮೇಲ್ಮನವಿ ವಿಚಾರಣೆ ನಡೆಸಬೇಕಾದರೆ ಏಕ ಸದಸ್ಯಪೀಠ ವಿಧಿಸಿರುವ ₹ 50 ಲಕ್ಷ ದಂಡದ ಪೈಕಿ ಶೇ 50ರಷ್ಟನ್ನು ಠೇವಣಿ ಮಾಡುವಂತೆ ಆ.10ರಂದು ಷರತ್ತು ವಿಧಿಸಿ, ಮಧ್ಯಂತರ ತಡೆ ನೀಡಿತ್ತು.

ಅದರಂತೆ ಇದೀಗ ಎಕ್ಸ್ ಕಾರ್ಪ್ ಕಂಪನಿ ಶೇ 50ರಷ್ಟು ಹಣವನ್ನು ಪಾವತಿ ಮಾಡಿದೆ. ಈ ವಿಷಯವನ್ನು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠದ ಮುಂದೆ ಎಕ್ಸ್ ಕಾರ್ಪ್ಸ್ ಪರ ವಕೀಲರು ಮಂಡಿಸಿದರು.

ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶ ಜಾರಿ ಮಾಡಲಾಗಿದೆಯೇ ಎಂಬುದರ ಬಗ್ಗೆ ದಾಖಲೆಗಳನ್ನು ಸಲ್ಲಿಸುವಂತೆ ಪೀಠವು ಅರ್ಜಿದಾರರ ಪರ ವಕೀಲರಿಗೆ ಸೂಚನೆ ನೀಡಿತು. ಜೊತೆಗೆ, ₹ 50 ಲಕ್ಷ ದಂಡ ವಿಧಿಸುವಂತೆ ಏಕಸದಸ್ಯಪೀಠ ನೀಡಿದ್ದ ಆದೇಶಕ್ಕೆ ನೀಡಿರುವ ತಡೆಯಾಜ್ಞೆ ವಿಸ್ತರಿಸಿ ವಿಚಾರಣೆಯನ್ನು ಸೆ.15ಕ್ಕೆ ಮುಂದೂಡಲಾಗಿತ್ತು.

ಕೇಂದ್ರ ಸರಕಾರ ಸೆಕ್ಷನ್ 69ಎಗೆ ವಿರುದ್ಧವಾಗಿ ಕೆಲವರ ವೈಯಕ್ತಿಕ ಖಾತೆಗಳನ್ನು ಬ್ಲಾಕ್ ಮಾಡಿದ್ದಾರೆ. ಇದು ನಿಯಮ ಬಾಹಿರ ಕ್ರಮ. ಹಾಗಾಗಿ ಕೇಂದ್ರದ ಕ್ರಮವನ್ನು ರದ್ದುಗೊಳಿಸಬೇಕು ಎಂದು ಕಂಪನಿ ನ್ಯಾಯಾಲಯವನ್ನು ಮೇಲ್ಮನವಿಯಲ್ಲಿ ಕೋರಿದೆ.

ಬರಕ್ಕೆ ಸ್ಪಂದಿಸದ ಸರ್ಕಾರ: ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದ 210 ತಾಲ್ಲೂಕುಗಳಲ್ಲಿ ಭೀಕರ ಬರ ಇದ್ದರೂ ಕಾಂಗ್ರೆಸ್ ಸರ್ಕಾರಕ್ಕೆ ಕಣ್ಣು ಕಾಣುತ್ತಿಲ್ಲ, ಕಿವಿಯೂ ಕೇಳುತ್ತಿಲ್ಲ, ಮಾತೂ ಬರುತ್ತಿಲ್ಲ ಎಂದು ಬಿಜೆಪಿ ಹರಿಹಾಯ್ದಿದೆ.

ಈ ಕುರಿತು ಸರಣಿ ಟ್ವೀಟ್(ಎಕ್ಸ್) ಮಾಡಿರುವ ಬಿಜೆಪಿ, ಮಳೆನಾಡಿನಂತಹ ಮಲೆನಾಡಿನಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದರೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ ಎಂಬುದು ಅರ್ಥವಾಗುತ್ತದೆ. ಸರ್ಕಾರ ಮಾತ್ರ ಯಾವುದಕ್ಕೂ ಸ್ಪಂದಿಸುತ್ತಿಲ್ಲ ಎಂದಿದೆ.

ರಾಜ್ಯದಲ್ಲಿ ಇರುವ ಒಟ್ಟು ತಾಲ್ಲೂಕುಗಳ ಸಂಖ್ಯೆ 233, ಈ ಪೈಕಿ ಶೇ 90ಕ್ಕೂ ಹೆಚ್ಚು ಪ್ರದೇಶ ಬರಪೀಡಿತವಾಗಿದೆ. ರಾಜ್ಯದ ಇತಿಹಾಸದಲ್ಲಿಯೇ ಈ ರೀತಿಯ ಬರ ವ್ಯಾಪಿಸಿರುವುದು ಇದೇ ಮೊದಲು. ಈ ಬಾರಿ ತುಸು ಹೆಚ್ಚೇ ಬರದ ಕರಿಛಾಯೆ ಜನತೆಯ ಜೀವನವನ್ನು ಸಂಕಷ್ಟಕ್ಕೆ ತಳ್ಳಿದೆ. ಕಳೆದ ವರ್ಷ ಇದೇ ಸಮಯದಲ್ಲಿ ಕೋಲಾರ, ಚಿಕ್ಕಬಳ್ಳಾಪುರದಂತಹ ಜಿಲ್ಲೆಗಳಲ್ಲೂ ಕೆರೆಕಟ್ಟೆಗಳು ತುಂಬಿ ಕೋಡಿ ಹರಿದಿದ್ದವು ಎಂದು ಬಿಜೆಪಿ ಹೇಳಿದೆ.

ಕಾವೇರಿ ನೀರು: ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಹೋರಾಟ ಮುಂದುವರಿಕೆ

‘ಮತ್ತೆ ನೀರು ಬಿಟ್ಟರೆ ಮಂಡ್ಯ ಬಂದ್’

ಪ್ರಜಾವಾಣಿ ವಾರ್ತೆ

ಮಂಡ್ಯ: ‘ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ನೀಡಿರುವುದು ಆಘಾತ ತಂದಿದೆ. ಸರ್ಕಾರ ಈ ವಿಚಾರದಲ್ಲಿ ದಿಟ್ಟ ಕ್ರಮ ಕೈಗೊಳ್ಳಬೇಕು, ಮತ್ತೆ ನೀರು ಬಿಡುಗಡೆ ಮಾಡಿದರೆ ಮಂಡ್ಯ ಜಿಲ್ಲೆ ಬಂದ್ ಮಾಡಲಾಗುವುದು’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಬುಧವಾರ ಎಚ್ಚರಿಕೆ ನೀಡಿದರು.

ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಈಗಿನ ಹೋರಾಟಗಳು ಪರಿಣಾಮಕಾರಿಯಾಗಿಲ್ಲ. ಹೋರಾಟದ ಸ್ವರೂಪವೇ ಬದಲಾಗಬೇಕು. ರೈತರ ಹಿತಕ್ಕಾಗಿ, ಕುಡಿಯುವ ನೀರಿಗಾಗಿ ದೊಡ್ಡ ಮಟ್ಟದ ಚಳವಳಿ ರೂಪಿಸಲು ಜಿಲ್ಲೆಯ ಎಲ್ಲಾ ಸಂಘಟನೆಗಳೊಂದಿಗೆ ಸಭೆ ನಡೆಸಲಾಗುವುದು’ ಎಂದರು.

‘ಅಣೆಕಟ್ಟೆಯಲ್ಲಿ ಸಂಗ್ರಹವಿರುವ ನೀರು, ಈಗಿನ ವಸ್ತುಸ್ಥಿತಿಯನ್ನು ಮನವರಿಕೆ ಮಾಡುವಲ್ಲಿ ನಾವು ವಿಫಲರಾಗಿದ್ದೇವೆ. ಸಮಿತಿ ಯಾವ ಆಧಾರದಲ್ಲಿ ಮತ್ತೆ ನೀರು ಬಿಡಲು ಶಿಫಾರಸು ಮಾಡಿದೆ ಎಂಬುದೇ ಸೋಜಿಗ. ಕುಡಿಯುವ ನೀರಿಗೆ ಮೊದಲ ಆದ್ಯತೆ ಕೊಡಬೇಕು ಎಂದು ಸುಪ್ರೀಂ ಕೋರ್ಟ್ ಹಲವು ಬಾರಿ ಆದೇಶಿಸಿದೆ. ಇಷ್ಟಾದರೂ ಸಮಿತಿ ಹೇಗೆ ಶಿಫಾರಸು ಮಾಡುತ್ತದೆ’ ಎಂದು ಪ್ರಶ್ನಿಸಿದರು.

ಹೋರಾಟ ಮುಂದುವರಿಕೆ: ‘ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿಲ್ಲ. ಹೀಗಾಗಿ ಕಾವೇರಿ ಹೋರಾಟ ಮುಂದುವರಿಸಲಾಗುವುದು’ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರು ತಿಳಿಸಿದ್ದಾರೆ.

‘ಕಾನೂನು ತಜ್ಞರೊಡನೆ ಮಾತನಾಡಿ ಕ್ರಮ ಕೈಗೊಳ್ಳುತ್ತೇವೆ ಎಂದಷ್ಟೇ ಮುಖ್ಯಮಂತ್ರಿಗಳು ಹೇಳಿದ್ದಾರೆ. ಮುಂದೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇದೆ. ಸೆ.21ರಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ಎಲ್ಲಾ ವಿಚಾರ ಪರಿಗಣಿಸಿ ಹೋರಾಟ ಮುಂದುವರಿಸಲಾಗುವುದು’ ಎಂದು ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ ತಿಳಿಸಿದರು.

ಸಮಿತಿಯ ಶಿಫಾರಸು ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು. ಜೆ.ಸಿ.ವೃತ್ತದಲ್ಲಿ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.



ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಶಿಫಾರಸು ಮಾಡಿರುವುದನ್ನು ಖಂಡಿಸಿ ಮಂಡ್ಯದ ಜೆ.ಸಿ.ವೃತ್ತದಲ್ಲಿ ವಿವಿಧ ಸಂಘಟನಗಳ ಮುಖಂಡರು ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು

ಗಡಿ ಬಂದ್ ಚಳವಳಿ

ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸು ಖಂಡಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ತಾಲ್ಲೂಕಿನ ಪುಣಜನೂರಿನಲ್ಲಿ ಬುಧವಾರ ಗಡಿ ಬಂದ್ ಚಳವಳಿ ನಡೆಸಿದರು.

‘ರಾಜ್ಯ ಸರ್ಕಾರ ತಮಿಳುನಾಡಿನ ಒತ್ತಡಕ್ಕೆ ಮಣಿಯಬಾರದು, ಸಮಿತಿಯ ಶಿಫಾರಸು ಪಾಲಿಸಬಾರದು’ ಎಂದು ಆಗ್ರಹಿಸಿದರು. ಅಂತರರಾಜ್ಯ ಹೆದ್ದಾರಿಯಲ್ಲಿ ಸಂಚಾರ ತಡೆದು ಪ್ರತಿಭಟಿಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದರು.

ಬೀಗ ಹಾಕಿ: ‘ತಮಿಳುನಾಡಿಗೆ ನೀರು ಹರಿಸಲು ಶಿಫಾರಸು ಮಾಡಿರುವ ಕಾವೇರಿ ನೀರು ನಿಯಂತ್ರಣ ಸಮಿತಿಯ ಕಚೇರಿಗೆ ಬೀಗ ಹಾಕಬೇಕು’ ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಸದಸ್ಯರು ಮೈಸೂರಿನಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸುದ್ದಿ 2 ನಿಮಿಷ

ಮೀಸಲಾತಿಗೆ ಪಟ್ಟಭದ್ರರಿಂದ ಅಡ್ಡಗಾಲು: ಸ್ವಾಮೀಜಿ ಆರೋಪ

ಕೊಪ್ಪಳ: ‘ಮೀಸಲಾತಿ ನೀಡದಿದ್ದರೂ ನಾವೆಲ್ಲ ಒಂದಾಗಿದ್ದೇವೆ. ಭವಿಷ್ಯದಲ್ಲಿ ಕೊಟ್ಟುಬಿಟ್ಟರೆ ಮತ್ತಷ್ಟು ಒಂದಾಗಿ ಬಿಡುತ್ತೇವೆ ಎಂಬ ಭಯದಿಂದಾಗಿ ಕೆಲ ಪಟ್ಟಭದ್ರರು 2ಎ ಮೀಸಲಾತಿಗೆ ಅಡ್ಡಗಾಲು ಹಾಕುತ್ತಿದ್ದಾರೆ’ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು.



ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬೇಡಿಕೆ ಈಡೇರಿಕೆಗಾಗಿ ರಾಜ್ಯದ ಎಲ್ಲ ಜಿಲ್ಲೆಗಳ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಷ್ಟಲಿಂಗ ಪೂಜೆ ಮಾಡಿ ಹೋರಾಟ ನಡೆಸುತ್ತೇವೆ’ ಎಂದರು.

‘ಭಾರತದಲ್ಲಿ ಸಾಕಷ್ಟು ಧರ್ಮಗಳಿದ್ದು ಆಂತರಿಕವಾಗಿ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಇದ್ದೇ ಇವೆ. ಈ ಕಾರಣಕ್ಕೆ ಇನ್ನೊಬ್ಬರ ಬಗ್ಗೆ ಸೇಡು ಸರಿಯಲ್ಲ. ಯಾರೇ ಆಗಲಿ ಧರ್ಮಗಳ ವಿಚಾರದಲ್ಲಿ ಮೂಗು ತೂರಿಸಬಾರದು. ಆರೋಗ್ಯಕರ ಚರ್ಚೆ ನಡೆಯಲಿ’ ಎಂದು ಸ್ವಾಮೀಜಿ, ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಮೀಸಲಾತಿಗಾಗಿ ಧರ್ಮವನ್ನು ಅಧರ್ಮ ಮಾಡಬೇಡಿ: ಜಾಮದಾರ

ಬೆಳಗಾವಿ: ‘ಯಾವುದೇ ಸಮುದಾಯ ಮೀಸಲಾತಿ ಕೇಳುವುದು ಅಥವಾ ಸರ್ಕಾರದ ಮೇಲೆ ಒತ್ತಡ ತರುವುದು ತಪ್ಪಲ್ಲ. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಅದಕ್ಕಾಗಿ ಧರ್ಮವನ್ನು ಅಧರ್ಮಗೊಳಿಸುವ ಕೆಲಸ ಮಾಡಬಾರದು’ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ ಹೇಳಿದರು.

‘2ಎ ಮೀಸಲಾತಿಗಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೂತು ಇಷ್ಟಲಿಂಗ ಪೂಜೆ ಮಾಡಿ, ಹೋರಾಟ ನಡೆಸುವುದು ಯಾರೂ ಒಪ್ಪಲ್ಲ’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

‘ಇಂಥ ಪೂಜೆಯಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತದೆ. ಇದನ್ನು ತಡೆಯಲು ಬರುವ ಪೊಲೀಸರ ಮೇಲೆಯೂ ದಬ್ಬಾಳಿಕೆ ನಡೆಸಿ, ಅವರ ವಿರುದ್ಧವೂ ಹೋರಾಡುವುದಾಗಿ ಎಚ್ಚರಿಕೆ ನೀಡುವುದು ಸರಿಯಲ್ಲ. ಸ್ವಾಮೀಜಿ ಅರ್ಥ ಮಾಡಿಕೊಳ್ಳಬೇಕು’ ಎಂದು ಅವರು ತಿಳಿಸಿದರು.

‘ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಕ್ರೈಸ್ತರು, ಮುಸ್ಲಿಮರು ಮತ್ತು ಜೈನರ ಹೆಸರಿದೆ. ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕ ಬಳಿಕವೂ ಈ ಸಮುದಾಯದವರು ಮೀಸಲಾತಿ ಪಡೆಯುತ್ತಿದ್ದಾರೆ. ಹೀಗಿರುವಾಗ ಲಿಂಗಾಯತ ಸ್ವತಂತ್ರ ಧರ್ಮವಾದ ನಂತರವೂ, ಅದೇ ಪಟ್ಟಿಗೆ ಅನುಗುಣವಾಗಿ ಮೀಸಲಾತಿ ಪಡೆಯಬಹುದು. ಆದರೆ, ಕೆಲ ಕುತಂತ್ರಿಗಳು ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ’ ಎಂದು ಅವರು ಹೇಳಿದರು.

‘ಒತ್ತಡಕ್ಕೆ ಸರ್ಕಾರ ಮಣಿಯದಿರಲಿ’

ಪ್ರಜಾವಾಣಿ ವಾರ್ತೆ

ಹಾವೇರಿ: ‘ಕಾವೇರಿ ನೀರಿನ ವಿಚಾರದಲ್ಲಿ ತಮಿಳುನಾಡು ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿಯಬಾರದು. ನಾವು ರಾಜ್ಯ ಸರ್ಕಾರದ ಜೊತೆಗಿದ್ದೇವೆ. ರಾಜ್ಯದ ವಾಸ್ತವ ಸ್ಥಿತಿಯನ್ನು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಗಟ್ಟಿಯಾಗಿ ಪ್ರತಿಪಾದಿಸಬೇಕು’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ.


ಸವಣೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇನ್ನು ಮುಂದೆ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಈ ಹಿಂದೆ ಹೇಳಿದ್ದ ರಾಜ್ಯ ಸರ್ಕಾರ, ನೀರು ಬಿಟ್ಟಿತ್ತು. ಸರ್ವಪಕ್ಷ ಸಭೆ ಕರೆದಿದ್ದು ನೋಡಿದರೆ, ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿಪಾದಿಸಲು ಸಾಧ್ಯವಾಗುತ್ತಿಲ್ಲ. ಮತ್ತೆ ಒತ್ತಡಕ್ಕೆ ಸಿಲುಕಿದ್ದಾರೆ. ಸರ್ಕಾರವು ಒತ್ತಡಕ್ಕೆ ಮಣಿಯದೇ ರಾಜ್ಯದ ನಾಯಕತ್ವ ಎಷ್ಟು ಗಟ್ಟಿಯಾಗಿದೆ ಎಂಬುದನ್ನು ತೋರಿಸಿಕೊಡಬೇಕು’ ಎಂದರು.

‘ನಾವು ಈಗಾಗಲೇ ತಮಿಳುನಾಡಿಗೆ 16ರಿಂದ 17 ಟಿಎಂಸಿ ಅಡಿ ನೀರು ಹರಿಸಿದ್ದೇವೆ. ಮತ್ತೆ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು ಆಗಲ್ಲ. ನಮಗೆ ಕುಡಿಯುವ ನೀರಿಗೂ ಕೊರತೆಯಿದೆ. ಸೆಪ್ಟೆಂಬರ್ 12ರ ಬಳಿಕ ನೀರು ಬಿಡಲು ಆಗದು ಎಂದು ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿರುವ ರಾಜ್ಯ ಸರ್ಕಾರವು ಅದಕ್ಕೆ ಬದ್ಧವಾಗಿರಬೇಕು’ ಎಂದರು.

ಚೈತ್ರಾ ಕುಂದಾಪುರ ಬಂಧನಕ್ಕೆ ಪ್ರತಿಕ್ರಿಯಿಸಿ, ‘ಯಾರಾದರೂ ಅಪರಾಧದಲ್ಲಿ ಸಿಕ್ಕಾಗ ತಮ್ಮ ಮೇಲಿನ ಆರೋಪದಿಂದ ತಪ್ಪಿಸಿಕೊಳ್ಳಲು ಮನ ಬಂದಂತೆ ಹೇಳುತ್ತಾರೆ. ಪೊಲೀಸರು ತನಿಖೆ ನಡೆಸಿ, ನಿಜಾಂಶ ಹೊರಗೆ ತರಲಿ’ ಎಂದರು.

ಅಸಹಜ ಸಾವು ಪ್ರಕರಣ: ಸಿಐಡಿ ತನಿಖೆಗೆ ಆಗ್ರಹ

ಹಾವೇರಿ: ‘ಹೊಸರಿತ್ತಿ ಪೊಲೀಸ್ ಠಾಣೆಯಲ್ಲಿ ಸೆ.7ರಂದು ನಡೆದಿದೆ ಎನ್ನಲಾದ ‘ಲಾಕಪ್ ಡೆತ್’ ಪ್ರಕರಣದ ಕುರಿತು ಸಿಐಡಿ ತನಿಖೆ ನಡೆಸಬೇಕು’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.



ಬಸವರಾಜ ಬೊಮ್ಮಾಯಿ

‘ಗೋವಿಂದಪ್ಪ ಪೂಜಾರ ಎನ್ನುವ ವ್ಯಕ್ತಿ ಹೊಸರಿತ್ತಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿರುವ ಬಗ್ಗೆ ಸಾಕಷ್ಟು ಅನುಮಾನಗಳು ಮೂಡುತ್ತಿವೆ. ಈ ಪ್ರಕರಣ ಸ್ಥಳೀಯ ಪೊಲೀಸರಿಂದ ವಿಚಾರಣೆ ಸಾಧ್ಯವಿಲ್ಲ. ಸಿಐಡಿಯಿಂದ ವಿಚಾರಣೆ ಆಗಬೇಕು ಎಂದು ಈಗಾಗಲೇ ಪೊಲೀಸ್ ಮಹಾ ನಿರ್ದೇಶಕರಿಗೆ (ಡಿಜಿಪಿ) ಪತ್ರ ಬರೆದಿದ್ದೇನೆ’ ಎಂದರು.

‘ಈ ಪ್ರಕರಣದಲ್ಲಿ ಬಹಳಷ್ಟು ಸಂಶಯಗಳಿವೆ. ಮೇಲ್ನೋಟಕ್ಕೆ ಪೊಲೀಸರ ಹಲ್ಲೆಯಿಂದ ವ್ಯಕ್ತಿ ಅಸ್ವಸ್ಥಗೊಂಡು ಸತ್ತಿದ್ದಾನೆಂದು ಅನಿಸುತ್ತಿದೆ. ಸ್ಪಷ್ಟವಾಗಿ ಏನೇನು ನಡೆದಿದೆ ಎಂಬ ಬಗ್ಗೆ ಸಮಗ್ರ ತನಿಖೆ ಆಗಬೇಕು’ ಎಂದು ಆಗ್ರಹಿಸಿದರು.

ಕಾವೇರಿ: ತಜ್ಞರ ಸಲಹೆಯಂತೆ ಮುಂದಿನ ಹೆಜ್ಜೆಗೆ ತೀರ್ಮಾನ

ಒಂದನೇ ಪುಟದಿಂದ...

‘ರಾಜ್ಯದಲ್ಲಿರುವ ನೀರಿನ ಅಭಾವದ ಕುರಿತು ವಾಸ್ತವಾಂಶವನ್ನೂ ವಿವರಿಸಲಾಗುವುದು. ಈ ಬಗ್ಗೆ ಸಭೆಯಲ್ಲಿ ಹಾಜರಿದ್ದ ಎಲ್ಲ ಪಕ್ಷಗಳು ಒಪ್ಪಿಗೆ ಸೂಚಿಸಿವೆ. ನಾಡಿನ ಜಲ ಮತ್ತು ಭಾಷೆಯ ವಿಷಯದಲ್ಲಿ ಎಲ್ಲ ಪಕ್ಷಗಳೂ ಒಗ್ಗಟ್ಟಾಗಿವೆ ಎಂದು ವಿವರಿಸಿದರು.

‘ನೀರು ಹರಿಸುವ ಮತ್ತು ಅರ್ಜಿಗಳನ್ನು ಸಲ್ಲಿಸುವ ವಿಚಾರಗಳ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಗುರುವಾರ ದೆಹಲಿಯಲ್ಲಿ ಕಾನೂನು ತಜ್ಞರ ತಂಡದ ಜತೆ ಸಮಾಲೋಚನೆ ನಡೆಸಲಿದ್ದಾರೆ. ತಜ್ಞರು ಸಲಹೆಯ ಪ್ರಕಾರವೇ ಮುಂದಿನ ಹೆಜ್ಜೆ ಇಡಲಿದ್ದೇವೆ. ಈ ವಿಚಾರವಾಗಿ ತಮಿಳುನಾಡು ಮುಖ್ಯಮಂತ್ರಿ ಜತೆ ಮಾತನಾಡುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದರು.

‘ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸಾಮಾನ್ಯ ವರ್ಷಗಳಲ್ಲಿ 177.25 ಟಿಎಂಸಿ ಅಡಿ ನೀರು ಬಿಡಬೇಕು. ಆದರೆ ಸಂಕಷ್ಟ ಹಂಚಿಕೆ ಸೂತ್ರ ರೂಪಿಸದ ಕಾರಣ ನಾವು ಇಕ್ಕಟ್ಟಿಗೆ ಸಿಲುಕಿದ್ದೇವೆ. ಇದುವರೆಗೆ 99 ಟಿಎಂಸಿ ಅಡಿ ನೀರು ಬಿಡಬೇಕಿತ್ತು. 33.7 ಟಿಎಂಸಿ ಅಡಿ ನೀರು ಬಿಡಲಾಗಿದೆ. ಈಗಂತೂ ನೀರಿಲ್ಲ. 70 ಟಿಎಂಸಿ ಅಡಿ ನೀರು ಬೆಳೆ ಉಳಿಸಿಕೊಳ್ಳಲು ಬೇಕು. ಕುಡಿಯುವ ನೀರಿಗಾಗಿ 33 ಟಿಎಂಸಿ ಅಡಿ ಮತ್ತು ಕೈಗಾರಿಕೆಗಳಿಗೆ 3 ಟಿಎಂಸಿ ಅಡಿ ನೀರು ಬೇಕು. ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿರುವ ನಾಲ್ಕು ಜಲಾಶಯಗಳಲ್ಲಿ 53 ಟಿಎಂಸಿ ಅಡಿ ನೀರು ಲಭ್ಯವಿದೆ. ಬೆಳೆಗಳಿಗೆ ಕಟ್ಟು ನೀರು ಬಿಡಲಾಗುತ್ತಿದೆ’ ಎಂದು ವಿವರಿಸಿದರು.

‘ಕಾವೇರಿ ನೀರು ನಿಯಂತ್ರಣ ಸಮಿತಿಯು ಮೊದಲಿಗೆ 10,000 ಕ್ಯೂಸೆಕ್ ನೀರು ಬಿಡುವಂತೆ ಶಿಫಾರಸು ಮಾಡಿ ನಂತರ 5,000 ಕ್ಯೂಸೆಕ್ ನೀರು ಬಿಡುವಂತೆ ಹೇಳಿದೆ. ನೆಲ– ಜಲದ ವಿಷಯದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಭೆ ಮಾಡಿದ್ದೇವೆ. ತುರ್ತಾಗಿ ಕರೆದಿದ್ದರಿಂದ ವಿರೋಧ ಪಕ್ಷಗಳ ಹಲವು ನಾಯಕರಿಗೆ ಬರಲು ಸಾಧ್ಯವಾಗಲಿಲ್ಲ’ ಎಂದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ‘ಆಗಸ್ಟ್ ತಿಂಗಳಲ್ಲಿ 125 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಿತ್ತು. ಸಂಕಷ್ಟ ಸೂತ್ರ ಇನ್ನೂ ಹೊರಬಂದಿಲ್ಲ. ರೈತರಿಗೆ ಅನ್ಯಾಯ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.

ಬಿಜೆಪಿ ಸಂಸದರಾದ ಪ್ರತಾಪ್ ಸಿಂಹ, ಪಿ.ಸಿ.ಮೋಹನ್, ಶಿವಕುಮಾರ್ ಉದಾಸಿ, ಸುಮಲತಾ, ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಜನಾರ್ದನ ರೆಡ್ಡಿ, ಕಾವೇರಿ ಅಚ್ಚುಕಟ್ಟು ಪ್ರದೇಶದ ಶಾಸಕರು, ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಭಾಗವಹಿಸಿದ್ದರು.



ಕಾವೇರಿ ನೀರಿನ ಕುರಿತ ಸರ್ವಪಕ್ಷಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ, ಕೆ.ಎಚ್.ಮುನಿಯಪ್ಪ,ಎನ್.ಚಲುವರಾಯಸ್ವಾಮಿ ಇದ್ದರು.

ಅಚ್ಚುಕಟ್ಟು ಪ್ರದೇಶಕ್ಕೆ ಭೇಟಿ ನೀಡದ ಸಚಿವ: ಸಂಸದೆ ಸುಮಲತಾ ಆಕ್ಷೇಪ

ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿದ ನಂತರ ಮತ್ತು ಎಲ್ಲ ಜಲಾಶಯಗಳು ಬರಿದಾಗುತ್ತಾ ಬಂದ ಬಳಿಕವೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಮಂಡ್ಯ ಮತ್ತು ಕಾವೇರಿ ಅಚ್ಚುಕಟ್ಟು ಪ್ರದೇಶಕ್ಕೆ ಅವರು ಭೇಟಿ ನೀಡಬೇಕಿತ್ತು ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ‘ನನಗೆ ಅಲ್ಲಿನ ಪರಿಸ್ಥಿತಿ ಗೊತ್ತಿದೆ. ಸಂಸದರು ಹೇಳಿದರೆ ಅಲ್ಲೇ ಹೋಗಿ ಮಲಗಲು ತಯಾರಿದ್ದೇನೆ’ ಎಂದರು.

ನೀರು ಬಿಡುವುದು ಸುಲಭವಲ್ಲ: ‘ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡಬಾರದು. ನೀರಿನ ವಿಚಾರದಲ್ಲಿ ಯಾವುದೇ ಪಕ್ಷವು ರಾಜಕೀಯ ಮಾಡಬಾರದು’ ಎಂದು ಸುಮಲತಾ ಹೇಳಿದರು.

‘ತಮಿಳುನಾಡಿನವರು ಎಲ್ಲ ವಿಚಾರಗಳಿಗೂ ಆಕ್ರಮಣಶೀಲರಾಗಿ ವರ್ತಿಸುತ್ತಾರೆ. ಹವಾಮಾನ ಬದಲಾವಣೆಯಿಂದ 2–3 ವರ್ಷಗಳಿಂದ ವಾತಾವರಣ ಬದಲಾಗಿದೆ. ಸರಿಯಾದ ಸಮಯಕ್ಕೆ ಮಳೆ ಬರುವುದಿಲ್ಲ’ ಎಂದರು.

ಮೋದಿಯನ್ನು ಏಕೆ ಎಳೆದು ತರುತ್ತೀರಿ?

‘ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರುವುದು ಏಕೆ? ಅದರ ಅಗತ್ಯವಿಲ್ಲ. ತಮಿಳುನಾಡು ರಾಜ್ಯ ಸುಪ್ರೀಂಕೋರ್ಟ್ ಮೂಲಕವೇ ನ್ಯಾಯಕ್ಕಾಗಿ ಹೊರಾಡುತ್ತಿದೆ. ನಾವೂ ನಮ್ಮ ವಾದವನ್ನು ಬಲವಾಗಿ ಮಂಡಿಸಿ ನ್ಯಾಯ ಕೇಳಬೇಕು’ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡು ಮುಖ್ಯಮಂತ್ರಿ ಜತೆ ಮಾತನಾಡಬಹುದು. ಸುಪ್ರೀಂ ಕೋರ್ಟ್ ಅಥವಾ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೂಲಕವೂ ತೀರ್ಮಾನ ಮಾಡಿಕೊಳ್ಳಬಹುದು. ರಾಜ್ಯದ ಹಿತದ ವಿಚಾರದಲ್ಲಿ ನಾವೆಲ್ಲ ನಿಮ್ಮ ಜತೆಗೆ ಇದ್ದೇವೆ. ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೂ ನಮ್ಮ ಪೂರ್ಣ ಸಹಕಾರವಿದೆ’ ಎಂದು ಹೇಳಿದರು.

ಧರ್ಮ ನಿಂದನೆ ಸರಿಯಲ್ಲ: ಬೊಮ್ಮಾಯಿ

ಲಕ್ಷ್ಮೇಶ್ವರ (ಗದಗ ಜಿಲ್ಲೆ): ‘ಎಲ್ಲ ಧರ್ಮಗಳು ಮನುಷ್ಯನ ಕಲ್ಯಾಣ ಬಯಸಿವೆ. ಯಾವುದೇ ಧರ್ಮದ ನಿಂದನೆ ಸರಿಯಲ್ಲ. ಯಾರಿಂದಲೂ ಯಾವ ಧರ್ಮವನ್ನು ನಾಶಪಡಿಸಲು ಆಗದು’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿನ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ಬುಧವಾರ ತ್ರಿಕೋಟಿ ಶಿವಲಿಂಗ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ಸತ್ಯ ಮತ್ತು ನ್ಯಾಯವೇ ಧರ್ಮ. ಆದರೂ, ಧರ್ಮದ ಹೆಸರಲ್ಲಿ ಭಯೋತ್ಪಾದನೆ ನಡೆಯುತ್ತಿದೆ. ಧರ್ಮಮಾರ್ಗದಲ್ಲಿ ನಡೆಯುವವರು ಎಂದಿಗೂ ಸುಳ್ಳು ಹೇಳಲ್ಲ’ ಎಂದರು.

ನಕ್ಸಲ್ ಚಟುವಟಿಕೆ ನಿವಾರಣೆಗೆ ನೆರೆ ರಾಜ್ಯಗಳ ಸಹಕಾರ ಅಗತ್ಯ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ನಿಗ್ರಹಿಸಲಾಗಿದ್ದರೂ, ಸಂಪೂರ್ಣ ನಿವಾರಣೆಗೆ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಹೆಚ್ಚಿನ ಸಹಕಾರ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ನಡೆದ ದಕ್ಷಿಣಭಾರತ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಸಮನ್ವಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಭಯೋತ್ಪದನಾ ಚಟುವಟಿಕೆಗಳ ನಿಗ್ರಹ, ಭಯೋತ್ಪಾದನಾ ಸಂಘಟನೆಗಳ ವಿರುದ್ಧ ಕ್ರಮ, ಆಂತರಿಕ ಭದ್ರತಾ ವಿಷಯಗಳ ಮಾಹಿತಿ ಸಂಗ್ರಹಣೆ, ಅಂತರರಾಜ್ಯ ಅಪರಾಧಿಗಳು, ಗ್ಯಾಂಗ್‌ಗಳ ಮೇಲೆ ನಿರಂತರ ನಿಗಾ ಇಡಲು ಸಮನ್ವಯ, ಸಹಕಾರ ಅಗತ್ಯ. ಜೈಲುಗಳಲ್ಲಿ ತೀವ್ರಗಾಮಿಗಳ ಪ್ರತ್ಯೇಕತೆಗೂ ಕ್ರಮ ಕೈಗೊಳ್ಳಬೇಕು ಎಂದರು.

ಸೈಬರ್ ದಾಳಿಗಳು, ಆನ್‌ಲೈನ್ ಮೂಲಕ ಮೋಸ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿರುವುದು ರಾಷ್ಟ್ರೀಯ ಭದ್ರತೆಗೂ ಅಪಾಯಕಾರಿ. ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಸೈಬರ್ ಅಪರಾಧ ತಡೆಗಾಗಿ ಸಿಇಎನ್ ಪೊಲೀಸ್ ಠಾಣೆಗಳನ್ನು ತೆರೆಯಲಾಗಿದೆ. ಅಧಿಕಾರಿಗಳಿಗೆ ವಿಶೇಷ ತರಬೇತಿ ನೀಡಲಾಗಿದೆ ಎಂದು ವಿವರಿಸಿದರು.

ತಂತ್ರಗಾರಿಕೆಯಲ್ಲಿ ಮಾರ್ಪಾಡು ಅಗತ್ಯ: ಆಧುನಿಕ ಸಮಾಜದ ಸಂಕೀರ್ಣತೆಗಳು ಹೊಸ ಮಾದರಿಯ ಅಪರಾಧಗಳನ್ನು ಹೆಚ್ಚಿಸಿವೆ. ಅಪರಾಧ ಜಗತ್ತಿಗೆ ಗಡಿ, ಮಿತಿ ಇಲ್ಲದ ಕಾರಣ ಪೊಲೀಸ್ ತಂತ್ರಗಾರಿಕೆಯಲ್ಲೂ ಮಾರ್ಪಾಡು ಅಗತ್ಯವಿದೆ. ಅದಕ್ಕಾಗಿ ಭದ್ರತಾ ಪಡೆಗಳು, ತನಿಖಾ ಸಂಸ್ಥೆಗಳ ನಡುವಿನ ಗಡಿಗಳನ್ನೂ ತೆರವು ಮಾಡಬೇಕು. ಜಂಟಿ ಕಾರ್ಯಾಚರಣೆಗಳಿಂದ ಅಪರಾಧಿಗಳ ಬಲ ಕುಗ್ಗಿಸಬಹುದು ಎಂದರು.

ಗೃಹ ಸಚಿವ ಜಿ.ಪರಮೇಶ್ವರ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಉಪಸ್ಥಿತರಿದ್ದರು.

ಸರ್ಕಾರದಿಂದ ಸರ್ವಪಕ್ಷ ಸಭೆ ನಾಟಕ

ಪ್ರಜಾವಾಣಿ ವಾರ್ತೆ

ಹಾಸನ: ‘ಕಾವೇರಿ ನೀರಿನ ವಿಷಯದಲ್ಲಿ ಪ್ರಾಥಮಿಕ ಹಂತದಲ್ಲಿಯೇ ರಾಜ್ಯ ಸರ್ಕಾರ ಎಡವಿದ್ದು, ಈಗ ಸರ್ವಪಕ್ಷ ಸಭೆ ಕರೆದು ನಾಟಕವಾಡುತ್ತಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಇಂಡಿಯಾ ಒಕ್ಕೂಟದ ನಂಟಿಗಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರ, ಸುಪ್ರೀಂ ಕೋರ್ಟ್ ತೀರ್ಮಾನಕ್ಕೂ ಮುನ್ನವೇ ತಮಿಳುನಾಡಿಗೆ ಸಾಕಷ್ಟು ನೀರು ಹರಿಸಿದೆ’ ಎಂದರು.

ಶಾಸಕ ಎಚ್.ಡಿ. ರೇವಣ್ಣ ಮಾತನಾಡಿ, ‘ಈಗಾಗಲೇ ಕೇಂದ್ರ ಸರ್ಕಾರಕ್ಕೆ ಒಂದು ಕೀ ಕೊಟ್ಟಾಗಿದೆ. ತಮಿಳುನಾಡಿಗೆ ಒಂದು ಕೀ ಕೊಟ್ಟುಬಿಡಿ. ಅವರು ಯಾವಾಗ ಬೇಕೋ ಆಗ ಕೆಆರ್‌ಎಸ್ ಜಲಾಶಯದ ಗೇಟ್ ತೆರೆದು ನೀರು ತೆಗೆದುಕೊಂಡು ಹೋಗಲಿ’ ಎಂದು ಲೇವಡಿ ಮಾಡಿದರು.

ಹೋರಾಟಗಾರರಿಂದ ರಸ್ತೆ ತಡೆ

ರಾಮನಗರ: ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (ಡಿಡಬ್ಲ್ಯೂಆರ್‌ಸಿ) ಶಿಫಾರಸು ಮಾಡಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಮುಖಂಡರು ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ಕಣಮಿಣಕಿ ಟೋಲ್ ಪ್ಲಾಜಾ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.

ಮತ್ತೊಂದೆಡೆ, ಕಾವೇರಿ ನೀರಿನ ಸಮಸ್ಯೆ ಮತ್ತು ಮೇಕೆದಾಟು ಯೋಜನೆ ಕುರಿತು ರಾಮನಗರದಲ್ಲಿ ಚಿಂತನ–ಮಂಥನ ಸಭೆ ನಡೆಸಿದ ಕರ್ನಾಟಕ ಜಲ ಸಂರಕ್ಷಣೆ ಸಮಿತಿ, ರಾಜ್ಯ ರೈತಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳ ಒಕ್ಕೂಟದ ಸದಸ್ಯರು, ಎಪಿಎಂಸಿ ಬಳಿ ಬೆಂಗಳೂರು– ಮೈಸೂರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಹಬ್ಬ: ಬಸ್ ಪ್ರಯಾಣ ದುಬಾರಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಗೌರಿ, ಗಣೇಶ ಹಬ್ಬ, ವಾರಾಂತ್ಯದ ದಿನಗಳು ಒಟ್ಟೊಟ್ಟಿಗೆ ಬಂದಿರುವುದರಿಂದ ರಜಾವಧಿಯಲ್ಲಿ ಊರಿಗೆ, ಪ್ರವಾಸಕ್ಕೆ ಹೋಗುವವರಿಗೆ ಖಾಸಗಿ ಬಸ್‌ಗಳ ದರ ದುಬಾರಿ ಆಗಿದೆ.

ಕೆಲವು ಕಡೆಗಳಲ್ಲಿ ಸೋಮವಾರ, ಕೆಲವು ಕಡೆಗಳಲ್ಲಿ ಮಂಗಳವಾರ ಗಣೇಶೋತ್ಸವ ಆಚರಿಸಲಾಗುತ್ತಿದೆ. ಶನಿವಾರ, ಭಾನುವಾರ ಜೊತೆಗೆ ಇರುವುದರಿಂದ ಶುಕ್ರವಾರ ಊರಿಗೆ ಹೊರಡುವವರ ಸಂಖ್ಯೆ ಹೆಚ್ಚಾಗಿದೆ.

ಗುರುವಾರ, ಶುಕ್ರವಾರ ಮತ್ತು ಶನಿವಾರ ಈ ಮೂರು ದಿನಗಳಲ್ಲಿ ಬೆಂಗಳೂರಿನಿಂದ ಹೊರ ಜಿಲ್ಲೆಗಳಿಗೆ ಹೋಗುವವರಿಗೆ, ಮಂಗಳವಾರ ಬುಧವಾರ ಬೆಂಗಳೂರಿಗೆ ವಾಪಸ್ ಆಗುವವರಿಗೆ ಖಾಸಗಿ ಬಸ್‌ಗಳ ದರ ದುಪ್ಪಟ್ಟಾಗಿದೆ.

ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗುವವರಿಗೆ ಖಾಸಗಿ ಬಸ್‌ಗಳಲ್ಲಿ ₹ 700ರಿಂದ ₹ 1,000 ವರೆಗೆ ಇದ್ದ ದರಗಳು ಈಗ ₹ 1,500ರಿಂದ ₹ 2,500 ವರೆಗೆ ಏರಿಕೆಯಾಗಿವೆ. ಮಂಗಳೂರಿಗೆ ₹ 700ರಿಂದ ₹ 950ರವರೆಗೆ ಇದ್ದಿದ್ದು ₹ 1400–₹ 2000ಕ್ಕೇರಿದೆ.

ಶಿರಸಿಗೆ ₹ 700–₹ 900 ಇದ್ದಿದ್ದು ₹ 1850–₹ 2,100ರವರೆಗೆ ಹೆಚ್ಚಳವಾಗಿದೆ. ಇದೇ ರೀತಿ ರಾಜ್ಯದ ವಿವಿಧ ನಗರಗಳಿಗೆ ತೆರಳುವವರಿಗೆ ಬಸ್ ದರ ಬರೆ ಎಳೆದಿದೆ.

ಕೆಎಸ್‌ಆರ್‌ಟಿಸಿ ಭರ್ತಿ: ಖಾಸಗಿ ಬಸ್‌ಗಳಲ್ಲಿ ದರ ಏರಿಕೆಯಾಗಿರುವುದರಿಂದ ಕೆಎಸ್‌ಆರ್‌ಟಿಸಿಯ ಬಸ್‌ಗಳಲ್ಲಿ ಸೀಟ್‌ಗಳು ಭರ್ತಿಯಾಗಿವೆ. ವಿಶೇಷ ಬಸ್‌ಗಳಲ್ಲಿಯೂ ಸೀಟ್ ಇಲ್ಲದಂತಾಗಿದೆ. ಸಾರಿಗೆ ಬಸ್‌ಗಳಲ್ಲಿ ಸೀಟುಗಳು ಲಭ್ಯವಿವೆ.

ಪ್ರಯಾಣಿಕ ದಟ್ಟಣೆ ತಪ್ಪಿಸಿ, ಓಡಾಡುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಇನ್ನು ಮುಂದೆ ಎಲ್ಲ ಹಬ್ಬಗಳ ಸಮಯದಲ್ಲಿ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು

ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ

ವಂಚನೆಗೆ ‘ನಕಲಿ ಪಾತ್ರಗಳ ಸೃಷ್ಟಿ’!

ಒಂದನೇ ಪುಟದಿಂದ...

‘ನಾನು ಹಿಂದೂ ಸಂಘಟನೆಯಲ್ಲಿದ್ದೇನೆ. ಬಿಜೆಪಿ ಹಾಗೂ ಆರ್‌ಎಸ್‌ಎಸ್ ವರಿಷ್ಠರು ನನಗೆ ಆಪ್ತರು. ಪ್ರಧಾನಿ ಕಚೇರಿಯಲ್ಲೂ ಪ್ರಭಾವಿ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಪರಿಚಯ. ಅವರೆಲ್ಲರ ಪ್ರಭಾವ ಬಳಸಿ ಟಿಕೆಟ್ ಕೊಡಿಸುವೆ ಎಂಬುದಾಗಿ ಚೈತ್ರಾ ನಂಬಿಸಿದ್ದರು’ ಎಂದು ಮೂಲಗಳು ಹೇಳಿವೆ.

‘ಜುಲೈ 4ರಂದು ಉದ್ಯಮಿಯನ್ನು ಚಿಕ್ಕಮಗಳೂರಿಗೆ ಕರೆಸಿಕೊಂಡು, ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಗಗನ್ ಕಡೂರುನನ್ನು ಸರ್ಕಾರಿ ಅತಿಥಿ ಗೃಹದಲ್ಲಿ ಪರಿಚಯಿಸಿ ದ್ದರು. ಆಗಲೇ ವಿಶ್ವನಾಥ್ ಜೀ (ರಮೇಶ್) ಅವರ ಪರಿಚಯವಾಗಿತ್ತು. ವಿಶ್ವನಾಥ್ ಅವರು ಆರ್‌ಎಸ್‌ಎಸ್, ಬಿಜೆಪಿ ಸಮನ್ವಯಕಾರರಾಗಿದ್ದು ಹಣ ನೀಡಿದರೆ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಅದರಂತೆ ಉದ್ಯಮಿ ₹ 3.50 ಕೋಟಿ ಕೊಟ್ಟಿದ್ದರು. ಉದ್ಯಮಿಗೆ ಇನ್ನಷ್ಟು ನಂಬಿಕೆ ಬರುವಂತೆ ಮಾಡಲು ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿ ಬಳಿಗೆ ಕರೆದೊಯ್ದು ಹೆಚ್ಚಿನ ಹಣ ಪಡೆದುಕೊಂಡಿದ್ದರು.’

‘ನಂತರ ಟಿಕೆಟ್‌ಗೆ ಹೊಸಪೇಟೆಯ ಹಾಲಸ್ವಾಮಿ ಸಂಸ್ಥಾನ ಮಠದ ಹಿರೇಹಡಗಲಿ ಅಭಿನವ ಹಾಲಶ್ರೀ ಸ್ವಾಮೀಜಿ ಶಿಫಾರಸು ಮುಖ್ಯವೆಂದು ಹೇಳಿದ್ದರು. ಆ ಸ್ವಾಮೀಜಿಯೂ ₹ 1.50 ಕೋಟಿ ಪಡೆದುಕೊಂಡಿದ್ದರು. ಮತ್ತಷ್ಟು ಹಣ ಕೈಸೇರಿದ ಮೇಲೆ ವಿಶ್ವನಾಥ್ ಜೀ ಮೃತಪಟ್ಟರು ಎಂದು ಕಥೆಕಟ್ಟಿ ನಂಬಿಸಿದ್ದರು. ಅನುಮಾನಗೊಂಡ ಉದ್ಯಮಿ, ಕಾಶ್ಮೀರದಲ್ಲಿ ನಿವೃತ್ತ ಸೇನಾಧಿಕಾರಿಗೆ ಕರೆ ಮಾಡಿ ವಿಚಾರಿಸಿದಾಗ ವಿಶ್ವನಾಥ್ ಜೀ ಹೆಸರಿನಲ್ಲಿ ಹಿರಿಯ ಪ್ರಚಾರಕರು ಯಾರೂ ಇಲ್ಲ ಎಂದು ಗೊತ್ತಾಗಿತ್ತು. ರಮೇಶ್ ಎಂಬಾತ ವಿಶ್ವನಾಥ್ ಜೀ ಎಂಬಂತೆ ನಟಿಸಿದ್ದ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರ್‌ಎಸ್‌ಎಸ್ ನಾಯಕರಂತೆ ಕಾಣಿಸಲು ಕಡೂರಿನ ಸಲೂನ್‌ನಲ್ಲಿ ತಂಡದ ಸದಸ್ಯನೊಬ್ಬನಿಗೆ ಮೇಕಪ್ ಮಾಡಿಸಲಾಗಿತ್ತು. ಆರ್‌ಎಸ್‌ಎಸ್ ಮುಖಂಡನ ವಾಹನವೆಂದು ಬಳಸಿದ್ದಕ್ಕೆ ಕುರುಬ ಸಮಾಜದ ಮುಖಂಡ ಧನರಾಜ್‌ಗೆ ₹2.50 ಲಕ್ಷ ಪಾವತಿಸಲಾಗಿತ್ತು. ಬೆಂಗಳೂರಿನ ಕೆ.ಆರ್.ಪುರದಲ್ಲಿ ಚಿಕನ್ ಕಬಾಬ್ ಮಾರಾಟ ಮಾಡುವ ರಮೇಶ್ ನಾಯ್ಕ್‌ಗೆ ಬಿಜೆಪಿ ಕೇಂದ್ರ ಚುನಾವಣೆ ಸಮಿತಿ ಸದಸ್ಯ ಪಾತ್ರ ನೀಡಲಾಗಿತ್ತು’ ಎಂದು ದೂರಿನಲ್ಲಿ ಹೇಳಲಾಗಿದೆ.

‘ಪಾತ್ರ ಸೃಷ್ಟಿಸಿ ಹಣ ಪಡೆದಿರುವುದಕ್ಕೆ ದಾಖಲೆಗಳು ಸಿಕ್ಕಿವೆ. ಅದರಂತೆ ತನಿಖೆ ಮುಂದುವರಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.

‘ಭಾಷಣವೇ ಬಂಡವಾಳ’

ಉಡುಪಿ: ಹಿಂದುತ್ವದ ಪ್ರಖರ ಭಾಷಣಗಾರ್ತಿ ಎಂದೇ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರದವರು. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಚೈತ್ರಾ ಭಾಷಣಗಾರ್ತಿ ಯಾಗುವ ಮೊದಲು ಉಡುಪಿಯಲ್ಲಿ ಸುದ್ದಿವಾಹಿನಿಯಲ್ಲಿ ವರದಿಗಾರ್ತಿ, ನಿರೂಪಕಿಯಾಗಿ ಹಾಗೂ ಪತ್ರಿಕೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಕೆಲಕಾಲ ಅತಿಥಿ ಉಪನ್ಯಾಸಕಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಆರಂಭದ ದಿನಗಳಲ್ಲಿ ಎಬಿವಿಪಿ ಸಂಘಟನೆಯ ಮೂಲಕ ಗುರುತಿಸಿಕೊಂಡ ಚೈತ್ರಾ ಪ್ರಖರ ಭಾಷಣಗಳಿಂದ ಸಂಘಟನೆಯಲ್ಲಿ ಹೆಸರು ಮಾಡಿದರು. ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯೆಯಾಗಿಯೂ ಕಾರ್ಯ ನಿರ್ವಹಿಸಿದರು. ಪ್ರಚೋದನಾಕಾರಿ ಹೇಳಿಕೆ ನೀಡುವ ಮೂಲಕ ಜಾಲತಾಣಗಳಲ್ಲಿ ಸದಾ ಸುದ್ದಿಯಲ್ಲಿ ಇದ್ದರು.

ಲವ್ ಜಿಹಾದ್, ಮತಾಂತರ ವಿಚಾರವಾಗಿ ಅನ್ಯಧರ್ಮದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ವಿರುದ್ಧ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಪ್ರಖರವಾದ ಮಾತುಗಾರಿಕೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳನ್ನು ಹೊಂದಿರುವ ಚೈತ್ರಾ ಕುಂದಾಪುರ, ಬರಹಗಾರ್ತಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇವರ ಚೊಚ್ಚಲ ಕೃತಿ ‘ಪ್ರೇಮ ಪಾಶ’.

ಚೈತ್ರಾ ಕುಂದಾಪುರ ಬಂಧನ

ಒಂದನೇ ಪುಟದಿಂದ...

ಉಳಿದ ಆರೋಪಿಗಳಾದ ಚಿಕ್ಕಮಗಳೂರಿನ ರಮೇಶ್ ನಾಯಕ್ ಹಾಗೂ ಧನರಾಜ್, ಪ್ರಜ್ವಲ್ ಹಾಗೂ ಗಗನ್ ಕಡೂರು ಎಂಬುವರನ್ನು ಇತರೆ ಸ್ಥಳಗಳಲ್ಲಿ ಬಂಧಿಸಲಾಗಿದೆ. ಹೊಸಪೇಟೆಯ ಅಭಿನವ ಹಾಲಶ್ರೀ ಸ್ವಾಮೀಜಿ ಹಾಗೂ ಉಡುಪಿಯ ಪ್ರಸಾದ್ ತಲೆಮರೆಸಿಕೊಂಡಿದ್ದಾರೆ.



ಪ್ರಜ್ವಲ್



ರಮೇಶ್



ಶ್ರೀಕಾಂತ್



ಗಗನ್ ಕಡೂರು



ಧನರಾಜ್

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ ನೇತೃತ್ವದಲ್ಲಿ ಆರೋಪಿಗಳು ₹ 5 ಕೋಟಿ ವಂಚಿಸಿದ್ದಾರೆ ಎಂದು ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರಿನ ಬಂಡೆಪಾಳ್ಯ ಠಾಣೆಗೆ ಸೆ.8ರಂದು ದೂರು ನೀಡಿದ್ದರು. ಬಳಿಕ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಮಂಗಳವಾರ ಬೆಳಿಗ್ಗೆಯೇ ಉಡುಪಿಗೆ ತೆರಳಿದ್ದ ತಂಡ, ಆರೋಪಿಗಳನ್ನು ಬಂಧಿಸಿದೆ. ‘ಬಂಧನದ ವೇಳೆ ಚೈತ್ರಾ ಕುಂದಾಪುರ ಕಾರಿನ ಗಾಜು ಒಡೆದು ರಂಪಾಟ ನಡೆಸಿ ಆತ್ಮಹತ್ಯೆಗೆ ಯತ್ನಿಸಿದ್ದರು’ ಎಂದು ಮೂಲಗಳು ಹೇಳಿವೆ.

10 ಸಿಸಿಬಿ ಕಸ್ಟಡಿಗೆ ಆರೋಪಿಗಳು: ಬುಧವಾರ ಮಧ್ಯಾಹ್ನದ ವೇಳೆಗೆ ಆರೋಪಿಗಳನ್ನು ಬೆಂಗಳೂರಿಗೆ ಕರೆ ತರಲಾಯಿತು. ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸಿ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯವು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ಸಿಸಿಬಿ ಕಚೇರಿಯಲ್ಲೇ ಎಸಿಪಿ ರೀನಾ ಸುವರ್ಣ ಅವರ ನೇತೃತ್ವದ ತಂಡವು ಬಂಧಿತರನ್ನು ವಿಚಾರಣೆಗೆ ಒಳಪಡಿಸಿದೆ.

‘ಚೈತ್ರಾಗೆ ಆಶ್ರಯ ನೀಡಿಲ್ಲ’: ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರಗೆ ಕಾಂಗ್ರೆಸ್ ವಕ್ತಾರೆ ಆಶ್ರಯ ನೀಡಿದ್ದರು ಎಂಬ ಆರೋಪವಿದೆ.

‘ಚೈತ್ರಾ ಕುಂದಾಪುರಗೆ ಆಶ್ರಯ ನೀಡಿಲ್ಲ. ನಮ್ಮ ಮನೆಯಿಂದ ಚೈತ್ರಾಳನ್ನು ಬಂಧಿಸಿಲ್ಲ’ ಎಂದು ಸುರಯ್ಯ ಅಂಜುಂ ಸ್ಪಷ್ಟನೆ ನೀಡಿದ್ದಾರೆ.

ನಕಲಿ ನಾಯಕ ಸೃಷ್ಟಿಯಾಗಿದ್ದ ಕಡೂರಿನಲ್ಲಿ!

ಪ್ರಜಾವಾಣಿ ವಾರ್ತೆ

ಕಡೂರು (ಚಿಕ್ಕಮಗಳೂರು): ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದಲ್ಲಿ ಆರ್‌ಎಸ್‌ಎಸ್ ನಕಲಿ ನಾಯಕ ಸೃಷ್ಟಿಯಾಗಿದ್ದು ಪಟ್ಟಣದಲ್ಲಿ ಎನ್ನುವುದು ಗೊತ್ತಾಗಿದೆ.

ಆರೋಪಿಗಳಲ್ಲಿ ಒಬ್ಬರಾಗಿರುವ ರಮೇಶ್ ಅವರನ್ನು ‘ಮಿಸ್ಟರ್ ಕಟ್’ ಸಲೂನ್‌ಗೆ ಕರೆತಂದಿದ್ದ ಮತ್ತೊಬ್ಬ ಆರೋಪಿ ಧನರಾಜ್, ಆರ್‌ಎಸ್‌ಎಸ್ ಪ್ರಚಾರಕರ ಶೈಲಿಯಲ್ಲಿ ತಲೆಗೂದಲು ಕಟ್ ಮಾಡಿಸಿದ್ದರು.

ದೊಡ್ಡಪೇಟೆಯ ಬನಶಂಕರಿ ದೇವಸ್ಥಾನದ ಬಳಿಯಿರುವ ಈ ಸೆಲೂನ್ ಮಾಲೀಕ ರಾಮ್ ಅವರಿಗೆ ಭಾವಚಿತ್ರವೊಂದನ್ನು ತೋರಿಸಿ ಅದೇ ಮಾದರಿಯಲ್ಲಿ ತಲೆಗೂದಲು ಕಟ್ ಮಾಡಬೇಕೆಂದು ತಿಳಿಸಿದ್ದರು. ಅದರಂತೆ ರಾಮ್ ಅವರು ಕೇಶ ವಿನ್ಯಾಸ ಮಾಡಿದ್ದರು.

‘ಧನರಾಜ್ ಒಂದು ದಿನ ರಾತ್ರಿ 8.30ರ ಸುಮಾರಿನಲ್ಲಿ ಒಬ್ಬರನ್ನು ಕರೆತಂದು ಭಾವಚಿತ್ರವೊಂದನ್ನು ತೋರಿಸಿ ಅದೇ ರೀತಿ ಕೇಶವಿನ್ಯಾಸ ಮಾಡಲು ತಿಳಿಸಿದ್ದರು. ಅದರಂತೆಯೇ ಮಾಡಿ ಕಳಿಸಿದ್ದೆ’ ಎಂದು ರಾಮ್ ಹೇಳಿದರು.

ರಜೌರಿ ಎನ್‌ಕೌಂಟರ್: ಭಾರತೀಯ ಸೇನೆಯ ಶ್ವಾನ ಬಲಿದಾನ

ಯೋಧನ ರಕ್ಷಿಸಿದ 'ಕೆಂಟ್' ವೀರಮರಣ

ಜಮ್ಮು (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸಿದ ಭಾರತೀಯ ಸೇನೆಯ ಶ್ವಾನ 'ಕೆಂಟ್' ಮಂಗಳವಾರ ಸಾವಿಗೀಡಾಗಿದೆ.

ಆರು ವರ್ಷದ ಹೆಣ್ಣು ಶ್ವಾನ 'ಕೆಂಟ್' ಒಂಬತ್ತು ಸೇನಾ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡಿತ್ತು. ಲ್ಯಾಬ್ರಡಾರ್ ತಳಿಗೆ ಸೇರಿದ 'ಕೆಂಟ್' ಸೇನೆಯ 21ನೇ ಶ್ವಾನದಳದಲ್ಲಿತ್ತು.

'ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ 'ಕೆಂಟ್' ಯೋಧರ ಪಡೆಯನ್ನು ಮುನ್ನಡೆಸುತ್ತಿತ್ತು. ಕಾರ್ಯಾಚರಣೆಯ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ 'ಕೆಂಟ್' ನಮ್ಮ ಯೋಧನನ್ನು ರಕ್ಷಿಸಿ ತನ್ನ ಜೀವವನ್ನು ಅರ್ಪಿಸಿದೆ' ಎಂದು ಆರ್ಮಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ (ಉತ್ತರ) ಉಪೇಂದ್ರ ದ್ವಿವೇದಿ ತಿಳಿಸಿದ್ದಾರೆ.

ರಜೌರಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹಾಗೂ ಒಬ್ಬ ಯೋಧ ಸಾವಿಗೀಡಾಗಿದ್ದು, ಇತರ ಮೂವರು ರಕ್ಷಣಾ ಸಿಬ್ಬಂದಿ ಹಾಗೂ ಸೇನೆಯ ಇಬ್ಬರು ಯೋಧರು, ಒಬ್ಬ ವಿಶೇಷ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ. 'ಆಪರೇಷನ್ ಸುಜಲಿಗಾಲಾ'ದ ನೇತೃತ್ವವನ್ನು 'ಕೆಂಟ್' ವಹಿಸಿತ್ತು.



ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬುಧವಾರ ವೀರಮರಣವನ್ನಪ್ಪಿದ 'ಕೆಂಟ್'ನ ದೇಹವನ್ನು ತ್ರಿವರ್ಣ ಧ್ವಜ ಹೊದಿಸಿ ಸೇನಾ ಸಿಬ್ಬಂದಿ ಶ್ರದ್ಧಾಂಜಲಿ ಅರ್ಪಿಸಿದರು –ಪಿಟಿಐ ಚಿತ್ರ

ಸೇನಾ ಗೌರವ: ವೀರಮರಣವನ್ನಪ್ಪಿದ 'ಕೆಂಟ್'ನ ದೇಹವನ್ನು ಬುಧವಾರ ತ್ರಿವರ್ಣ ಧ್ವಜವನ್ನು ಹೊದಿಸಿ ಸೇನಾಸಿಬ್ಬಂದಿ ಶ್ರದ್ಧಾಂಜಲಿ ಅರ್ಪಿಸಿದರು.

ಕರ್ನಲ್, ಮೇಜರ್ ಸೇರಿ ಏಳು ಮಂದಿ ಹತ

ಒಂದನೇ ಪುಟದಿಂದ...
ಅವರನ್ನು ಹೆಲಿಕಾಪ್ಟರ್ ಮೂಲಕ ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಬದುಕುಳಿಯಲಿಲ್ಲ.

ಲಷ್ಕರ್–ಇ–ತೊಯ್ಬಾ ಉಗ್ರ ಸಂಘಟನೆಯ ಮಿತ್ರ ಪಡೆ 'ದಿ ರೆಸಿಸ್ಟಾನ್ಸ್ ಫ್ರಂಟ್' (ಟಿಆರ್‌ಎಫ್) ಈ ದಾಳಿಯ ಹೊಣೆ ಹೊತ್ತಿದೆ ಎಂದು ಹೇಳಲಾಗಿದೆ.

ಇದಕ್ಕೂ ಮೊದಲು ಜಮ್ಮುವಿನ ರಜೌರಿ ಜಿಲ್ಲೆಯ ಗಡಿಯೊಂದರ ಬಳಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸೇನಾ ಸಿಬ್ಬಂದಿ, ಪೊಲೀಸ್ ವಿಶೇಷಾಧಿಕಾರಿ ಮತ್ತು ಇಬ್ಬರು ಉಗ್ರರು ಮೃತಪಟ್ಟಿದ್ದಾರೆ.

'ಸುಪ್ರೀಂ' ಸಾಂವಿಧಾನಿಕ ಪೀಠಕ್ಕೆ ಕೇಂದ್ರದ ಮಾಹಿತಿ

ಮಧ್ಯಸ್ತಿಕೆ ಮಸೂದೆ: ತಜ್ಞರ ಸಲಹೆ ಸ್ವೀಕಾರ

ನವದೆಹಲಿ (ಪಿಟಿಐ): ಪ್ರಸ್ತಾವಿತ ಮಧ್ಯಸ್ತಿಕೆ ಮಸೂದೆ ಕುರಿತು ಪರಿಣತರಿಂದ ಸಲಹೆ ಕ್ರೋಡೀಕರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕೇಂದ್ರ ಸರ್ಕಾರವು, ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ವ್ಯಾಜ್ಯಗಳು ನ್ಯಾಯಾಲಯದ ಮೆಟ್ಟಿಲೇರುವ ಮೊದಲು ಮಧ್ಯಸ್ತಿಕೆ ಮೂಲಕ ಅವುಗಳ ಇತ್ಯರ್ಥಕ್ಕಾಗಿ ಮಧ್ಯಸ್ತಿಕೆದಾರರ ನೇಮಕವಾಗಬೇಕಿದೆ. ಆದರೆ, ನೇಮಕ ಕುರಿತು ಇನ್ನೂ ಪೂರ್ವಸಿದ್ಧತೆಯೇ ಅಂತಿಮಗೊಂಡಿಲ್ಲ. ಹಾಗಾಗಿ, ಮಧ್ಯಸ್ತಿಕೆ ಹಾಗೂ ರಾಜಿಸಂಧಾನ ಕಾಯ್ದೆ 1996ರ ತಿದ್ದುಪಡಿ ಕುರಿತ ಈ ವಿಚಾರಣೆಯನ್ನು ಮುಂದೂಡಬೇಕಿದೆ ಎಂದು ಕೋರಿತು.

ಕೇಂದ್ರದ ಪರ ಹಾಜರಿದ್ದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ, 'ಕಾಯ್ದೆಗೆ ತಿದ್ದುಪಡಿ ತರುವ ಕುರಿತು ತಜ್ಞರ ಅಭಿಪ್ರಾಯ ಪಡೆಯಲು ಸರ್ಕಾರವು ಸಮಿತಿ ರಚಿಸಿದೆ. ಇದರ ಕಾರ್ಯ ನಿರ್ವಹಣೆಯ ಅವಧಿಯನ್ನೂ ವಿಸ್ತರಿಸಲಾಗಿದೆ. ನವೆಂಬರ್ ವೇಳೆಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ' ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅಧ್ಯಕ್ಷತೆಯ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್, ಪಿ.ಎಸ್. ನರಸಿಂಹ, ಪಂಕಜ್ ಮಿಥಾಲ್ ಹಾಗೂ ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಸಾಂವಿಧಾನಿಕ ಪೀಠಕ್ಕೆ ತಿಳಿಸಿದರು.



'ಮಧ್ಯಸ್ತಿಕೆದಾರನಾಗಲು ಅರ್ಹತೆ ಇಲ್ಲದ ವ್ಯಕ್ತಿಯು ಮತ್ತೊಬ್ಬ ವ್ಯಕ್ತಿಯನ್ನು ನವೆಂಬರ್ ಮಧ್ಯದವರೆಗೆ ಮಧ್ಯಸ್ತಿಕೆದಾರನಾಗಿ ನಾಮನಿರ್ದೇಶನ ಮಾಡಬಹುದೇ' ಎಂದು ಪೀಠವು ಪ್ರಶ್ನಿಸಿತು.

'ಪರಿಣತರ ಸಮಿತಿ ಸಲ್ಲಿಸಿದ ವರದಿಯನ್ನು ಸಾಂವಿಧಾನಿಕ ಪೀಠದ ಪರಾಮರ್ಶೆಗೆ ಸಲ್ಲಿಸಲಾಗುವುದು. ಆಗ ಕಾನೂನಿನ ತಿದ್ದುಪಡಿ ಬಗ್ಗೆಯೂ ಸ್ಪಷ್ಟ ಚಿತ್ರಣ ಸಿಗಲಿದೆ' ಎಂದು ಅಟಾರ್ನಿ ಜನರಲ್ ತಿಳಿಸಿದರು. ಬಳಿಕ ವಿಚಾರಣೆಯನ್ನು ಮುಂದೂಡಲಾಯಿತು.

ನ್ಯಾಯಾಲಯಗಳಲ್ಲಿ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳುವುದರ ಬದಲು, ಮಧ್ಯಸ್ತಿಕೆ ಮೂಲಕ ಪರಿಹರಿಸಿಕೊಳ್ಳುವುದಕ್ಕೆ ಮಸೂದೆಯು ಉತ್ತೇಜನ ನೀಡುತ್ತದೆ. ಆ ಮೂಲಕ ಕೋರ್ಟ್‌ಗಳ ಮೇಲಿನ ಹೊರೆಯನ್ನು ಕಡಿಮೆಗೊಳಿಸುವ ಉದ್ದೇಶ ಇದರ ಹಿಂದಿದೆ.

ಕೇಂದ್ರ ಸಚಿವ ಸಂಪುಟ ಸಭೆಯಲ್ಲೂ ಉದ್ದೇಶಿತ ಮಸೂದೆಗೆ ಅನುಮೋದನೆ ಸಿಕ್ಕಿದೆ. ಅಂತರರಾಷ್ಟ್ರೀಯ ಮಧ್ಯಸ್ತಿಕೆಗಳು ಭಾರತದಲ್ಲಿ ನಡೆದರೆ ಅದನ್ನು ಊರ್ಜಿತಗೊಳಿಸುವ ಅಂಶಗಳು ಇದರಲ್ಲಿವೆ.

ಕೇಂದ್ರ ಕಾನೂನು ಸಚಿವಾಲಯವು, ಮಾಜಿ ಕಾನೂನು ಕಾರ್ಯದರ್ಶಿ ಟಿ.ಕೆ. ವಿಶ್ವನಾಥನ್ ಅವರ ಅಧ್ಯಕ್ಷತೆಯಲ್ಲಿ ಪರಿಣತರ ಸಮಿತಿ ರಚಿಸಿದೆ. ಅಟಾರ್ನಿ ಜನರಲ್ ಕೂಡ ಇದರ ಸದಸ್ಯರಾಗಿದ್ದಾರೆ.

ಸಂಸದೀಯ ಪಯಣ ಕುರಿತ ಚರ್ಚೆ

ವಿಶೇಷ ಅಧಿವೇಶನ: 5 ಮಸೂದೆ ಅಂಗೀಕಾರಕ್ಕೆ ಕೇಂದ್ರ ಸರ್ಕಾರ ಸಿದ್ಧತೆ

ಪ್ರಜಾವಾಣಿ ವಾರ್ತೆ

ನವದೆಹಲಿ: ಇದೇ 18ರಿಂದ ಐದು ದಿನಗಳ ಕಾಲ ನಡೆಯಲಿರುವ ಸಂಸತ್‌ನ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಬುಧವಾರ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದೆ.

'ಸಂಸತ್‌ನ 75 ವರ್ಷಗಳ ಪಯಣ' ಕುರಿತು ಉಭಯ ಸದನಗಳಲ್ಲಿ ಚರ್ಚೆ ನಡೆಯಲಿದೆ. ಜೊತೆಗೆ, ವಿವಾದಿತ ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಆಯುಕ್ತರು (ನೇಮಕಾತಿ, ಕರ್ತವ್ಯದ ನಿಬಂಧನೆಗಳು ಮತ್ತು ಅಧಿಕಾರಾವಧಿ) ಮಸೂದೆ ಸೇರಿದಂತೆ ಐದು ಮಸೂದೆಗಳಿಗೆ ಒಪ್ಪಿಗೆ ಪಡೆಯಲು ಸರ್ಕಾರ ನಿರ್ಧರಿಸಿದೆ.

ಮೊದಲ ದಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಧಾನಸಭಾದಿಂದ ಸಂಸತ್‌ವರೆಗೆ ನಡೆದು ಬಂದು ಸಂಸದೀಯ ಹಾದಿಯಲ್ಲಿನ ಸಾಧನೆಗಳು, ಅನುಭವಗಳು, ನೆನಪುಗಳು ಮತ್ತು ಕಲಿಕೆ ಬಗ್ಗೆ ಚರ್ಚೆ ಆರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಲೋಕಸಭೆಯ ಕಲಾಪದಲ್ಲಿ ವಕೀಲರ ಮಸೂದೆ (ತಿದ್ದುಪಡಿ), ನಿಯತಕಾಲಿಕಗಳ ಮುದ್ರಣ ಹಾಗೂ ನೋಂದಣಿ ಮಸೂದೆಯನ್ನು ಮಂಡಿಸಿ ಅಂಗೀಕಾರ ಪಡೆಯಲು ಸರ್ಕಾರ ತೀರ್ಮಾನಿಸಿದೆ.

ಮುಂಗಾರು ಅಧಿವೇಶನದಲ್ಲಿ ಈಗಾಗಲೇ ರಾಜ್ಯಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಆಯುಕ್ತರು (ನೇಮಕಾತಿ, ಕರ್ತವ್ಯದ ನಿಬಂಧನೆಗಳು ಮತ್ತು ಅಧಿಕಾರಾವಧಿ) ಮಸೂದೆ, ಅಂಚೆ ಕಚೇರಿ ಮಸೂದೆ ಮಂಡಿಸಲಾಗಿದೆ. ಕೆಳಮನೆಯಲ್ಲಿ ಇವುಗಳನ್ನು ಮಂಡಿಸಿ ಅಂಗೀಕಾರ ಪಡೆಯಲು ನಿರ್ಧರಿಸಿದೆ.

ಅಲ್ಲದೇ, ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆದಿರುವ ರದ್ದತಿ ಮತ್ತು ತಿದ್ದುಪಡಿ ಮಸೂದೆಯು ಮೇಲ್ಮನೆಯಲ್ಲಿ ಒಪ್ಪಿಗೆಗೆ ಬಾಕಿ ಇದೆ.

ಈ ನಡುವೆಯೇ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ರಾಜಕೀಯ ಮೀಸಲಾತಿ ಕಲ್ಪಿಸುವ ಮಸೂದೆ, ಏಕರೂಪ ನಾಗರಿಕ ಸಂಹಿತೆ, ಒಂದು ದೇಶ; ಒಂದು ಚುನಾವಣೆ ಅಥವಾ ಇತರೆ ವಿಷಯಗಳ ಬಗ್ಗೆ ಚರ್ಚಿಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

ಹಿಂದುಳಿದ ಜಾತಿವಾರು ವರ್ಗೀಕರಣ ನಿಗದಿ ಸಂಬಂಧ ಮಸೂದೆ ಮಂಡಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಕೇಂದ್ರವು ಅಧಿಕೃತ ಪ್ರಕಟಣೆ ನೀಡಿಲ್ಲ.

ಮೊದಲ ದಿನ ಹಳೆಯ ಕಟ್ಟಡದಲ್ಲಿ ಅಧಿವೇಶನ ಆರಂಭವಾಗಲಿದೆ. 19ರಿಂದ ಹೊಸ ಕಟ್ಟಡದಲ್ಲಿ ಕಲಾಪ ನಡೆಯಲಿದೆ ಎನ್ನಲಾಗಿದೆ. ಈ ಬಗ್ಗೆಯೂ ಸರ್ಕಾರ ಮಾಹಿತಿ ನೀಡಿಲ್ಲ.

17ರಂದು ಸರ್ವ ಪಕ್ಷಗಳ ಸಭೆ

ನವದೆಹಲಿ (ಪಿಟಿಐ): ವಿಶೇಷ ಅಧಿವೇಶನದ ಪೂರ್ವಭಾವಿಯಾಗಿ ಇದೇ 17ರಂದು ಸಂಜೆ 4.30ಕ್ಕೆ ಸರ್ವ ಪಕ್ಷಗಳ ನಾಯಕರ ಸಭೆ ಕರೆಯಲಾಗಿದೆ.

ಎಲ್ಲ ನಾಯಕರಿಗೂ ಈ ಕುರಿತು ಇ-ಮೇಲ್ ಮೂಲಕ ಮಾಹಿತಿ ನೀಡಿ, ಆಮಂತ್ರಣ ನೀಡಲಾಗಿದೆ. ಅಮೃತ ಕಾಲದ ಬೆನ್ನಲ್ಲೇ ಸಂಸತ್ ಕಲಾಪದಲ್ಲಿ ಫಲಪ್ರದಕಾರಿಯಾದ ಚರ್ಚೆಯನ್ನು ಸರ್ಕಾರ ಎದುರು ನೋಡುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ 'ಎಕ್ಸ್'ನಲ್ಲಿ ತಿಳಿಸಿದ್ದಾರೆ.



ಪರಿಸರ ಸ್ನೇಹಿ ಗಣಪ...

ಕಲಬುರಗಿಯ ಬ್ರಹ್ಮಪುರ ಶಾಸ್ತ್ರಿ ಚೌಕ್ ಬಳಿ ಗಣೇಶ ಹಬ್ಬದ ಅಂಗವಾಗಿ ಗ್ರಾಮ ಸ್ವರಾಜ್ಯ ಅಂಗಡಿಯಲ್ಲಿ ಪರಿಸರ ಸ್ನೇಹಿಯಾದ ಮಣ್ಣಿನ ಗಣೇಶ ಮೂರ್ತಿಯನ್ನು ಕಲಾವಿದರೊಬ್ಬರು ಬುಧವಾರ ಸಿದ್ಧಗೊಳಿಸುತ್ತಿರುವುದು –ಪ್ರಜಾವಾಣಿ ಚಿತ್ರಗಳು/ ತಾಜುದ್ದೀನ್ ಆಜಾದ್



ಲಿಂಗ ಆಯ್ಕೆ ಶಸ್ತ್ರಚಿಕಿತ್ಸೆ: ವರದಿ ಸಲ್ಲಿಕೆಗೆ ಸೂಚನೆ

ನವದೆಹಲಿ (ಪಿಟಿಐ): ಅಪ್ರಾಪ್ತ ವಯಸ್ಕರು ಹಾಗೂ ಮಕ್ಕಳ ಲಿಂಗ ಆಯ್ಕೆ ಶಸ್ತ್ರಚಿಕಿತ್ಸೆಗಳಿಗೆ ಸಂಬಂಧಿಸಿದ ಕರಡು ನೀತಿಯ ಸ್ಥಿತಿ ಕುರಿತು ನವೀಕೃತ ವರದಿಯನ್ನು ಸಲ್ಲಿಸುವಂತೆ ದೆಹಲಿ ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದೆ.

2022 ಸೆ. 27ರ ಹೈಕೋರ್ಟ್‌ನ ಆದೇಶವನ್ನು ಪಾಲಿಸದ ಆರೋಪದ ಮೇಲೆ ದೆಹಲಿ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ದೆಹಲಿ ಹೈಕೋರ್ಟ್ ಈ ಆದೇಶ ನೀಡಿದೆ.

ವಿಚಾರಣೆ ಸಂದರ್ಭದಲ್ಲಿ ದೆಹಲಿ ಸರ್ಕಾರದ ಪರ ವಕೀಲರು, ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ (ಎಂಎಎಂಸಿ) ಡೀನ್ ಅಧ್ಯಕ್ಷತೆಯಲ್ಲಿ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯವು (ಡಿಜಿಎಚ್‌ಎಸ್) ಇಂತಹ ಕರಡು ರಚನೆಗಾಗಿ ಸಮಿತಿಯನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ದೆಹಲಿಯ ಮಕ್ಕಳ ರಕ್ಷಣಾ ಆಯೋಗವು ಮಾಡಿದ ಶಿಫಾರಸುಗಳ ಆಧಾರದಲ್ಲಿ ಲಿಂಗ ಆಯ್ಕೆ ಶಸ್ತ್ರಚಿಕಿತ್ಸೆಗಳ ಬಗ್ಗೆ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲು ದೆಹಲಿ ಸರ್ಕಾರಕ್ಕೆ ಹೈಕೋರ್ಟ್ 8 ವಾರಗಳ ಕಾಲಾವಕಾಶವನ್ನು ಹೈಕೋರ್ಟ್ ಕಲ್ಪಿಸಿದೆ.

ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ: ಎಸ್‌ಪಿ ಟೀಕೆ

ಲಖನೌ(ಪಿಟಿಐ): ಪಕ್ಷದ ಮಾಜಿ ನಾಯಕ ಅಜಂ ಖಾನ್ ಹಾಗೂ ಅವರೊಂದಿಗೆ ನಂಟಿರುವವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ನಡೆಸುತ್ತಿರುವ ದಾಳಿಗಳು, 'ಸರ್ವಾಧಿಕಾರ ಮತ್ತು ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ'ಯನ್ನು ತೋರಿಸುತ್ತವೆ ಎಂದು ಸಮಾಜವಾದಿ ಪಕ್ಷ (ಎಸ್‌ಪಿ) ಬುಧವಾರ ಟೀಕಿಸಿದೆ.

'ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗಳಲ್ಲಿ ಜನರು ಇದಕ್ಕೆ ಸಮರ್ಪಕ ಉತ್ತರ ನೀಡುವರು' ಎಂದು ಪಕ್ಷವು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಹೇಳಿದೆ.

ಅಜಂ ಖಾನ್ ಹಾಗೂ ಅವರ ಜೊತೆ ನಂಟಿರುವವರ ವಿರುದ್ಧದ ತನಿಖೆಯ ಭಾಗವಾಗಿ, ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿನ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಲಾಖೆಯು ಬುಧವಾರ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಪಕ್ಷವು ಕೇಂದ್ರ ಸರ್ಕಾರವನ್ನು ಟೀಕಿಸಿದೆ.

'ಅಜಂ ಖಾನ್ ಅವರು ಸತ್ಯದ ಧ್ವನಿಯಾಗಿದ್ದಾರೆ. ಶಿಕ್ಷಣಕ್ಕೆ ಮಹತ್ವ ನೀಡುವ ಅವರು ವಿಶ್ವವಿದ್ಯಾಲಯ ನಿರ್ಮಿಸಿದ್ದು, ಮಕ್ಕಳ ಭವಿಷ್ಯಕ್ಕಾಗಿ ಬುನಾದಿ ಹಾಕಿದ್ದಾರೆ' ಎಂದು ಪಕ್ಷವು 'ಎಕ್ಸ್'ನಲ್ಲಿ ಹೇಳಿದೆ.

'ಅವರು ಕೋಮು ಶಕ್ತಿಗಳ ವಿರುದ್ಧ ಯಾವಾಗಲೂ ಹೋರಾಡುತ್ತಿದ್ದು, ಅವರ ಪರವಾಗಿ ನಾವು ನಿಲ್ಲುತ್ತೇವೆ. ಬಿಜೆಪಿ ನೇತೃತ್ವದ ಸರ್ಕಾರ ಸರ್ವಾಧಿಕಾರಿ ಧೋರಣೆ ಮತ್ತು ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಬೇಕು. ಇಂತಹ ಅಹಂಕಾರ ನಿಶ್ಚಿತವಾಗಿ ಕೊನೆಗೊಳ್ಳುತ್ತದೆ ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು' ಎಂದು ಹಿಂದಿಯಲ್ಲಿ ಪೋಸ್ಟ್ ಮಾಡಿದೆ.

ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಕೂಡ, ಯಾರ ಹೆಸರನ್ನು ಹೇಳದೆಯೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

'ಸರ್ಕಾರ ದುರ್ಬಲಗೊಂಡಷ್ಟೂ ಇಂತಹ ದಾಳಿಗಳು ಹೆಚ್ಚುತ್ತವೆ' ಎಂದು ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

ಯುಪಿಎಸ್‌ಸಿ: ಕೀ ಉತ್ತರ ಪ್ರಕಟಣೆಗೆ ಕೋರ್ಟ್ ಸಮ್ಮತಿ

ನವದೆಹಲಿ (ಪಿಟಿಐ): ಈ ವರ್ಷದ ಆರಂಭದಲ್ಲಿ ನಡೆದ ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯ ಕೀ ಉತ್ತರ ಪ್ರಕಟಿಸಲು ಕೋರಿ, ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ 17 ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಲು ದೆಹಲಿ ಹೈಕೋರ್ಟ್ ಬುಧವಾರ ಸಮ್ಮತಿಸಿದೆ.

ಅರ್ಜಿ ವಿಚಾರಣೆಗೆ ಪರಿಗಣಿಸಿದ ನ್ಯಾಯಮೂರ್ತಿ ಚಂದ್ರಧಾರಿ ಸಿಂಗ್ ಅವರು, ಅಭ್ಯರ್ಥಿಗಳ ಕೋರಿಕೆ ಕಾನೂನುಬದ್ಧ ಮತ್ತು ನ್ಯಾಯಸಮ್ಮತವಾಗಿಯೇ ಇದೆ ಎಂದು ಹೇಳಿದ್ದಾರೆ.

ಅಂತಿಮ ಫಲಿತಾಂಶ ಪ್ರಕಟಿಸಿದ ಮೇಲೆಯೇ ಕೀ ಉತ್ತರ ಪ್ರಕಟಿಸುವುದು ಎಂದು ಜೂನ್ ತಿಂಗಳಲ್ಲಿ ಯುಪಿಎಸ್‌ಸಿ ಪತ್ರಿಕಾ ಪ್ರಕಟಣೆ ಹೊರಡಿಸಿತ್ತು.

ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಬೇಕಾದ ಅಂಕಗಳನ್ನು ಗಳಿಸದೇ ಅನರ್ಹರಾದ ಅಭ್ಯರ್ಥಿಗಳು ಯುಪಿಎಸ್‌ಸಿಯ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕೇಂದ್ರ ರಸ್ತೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿಕೆ

'6 ಏರ್ ಬ್ಯಾಗ್ ನಿಯಮ ಕಡ್ಡಾಯವಿಲ್ಲ'

ಪ್ರಜಾವಾಣಿ ವಾರ್ತೆ

ನವದೆಹಲಿ: 'ಕಾರುಗಳಲ್ಲಿ ಆರು ಏರ್ ಬ್ಯಾಗ್ ಅಳವಡಿಸಬೇಕು ಎಂಬುದನ್ನು ಕಡ್ಡಾಯಗೊಳಿಸುವುದಿಲ್ಲ' ಎಂದು ಕೇಂದ್ರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧವಾರ ಇಲ್ಲಿ ಹೇಳಿದರು.

'ಇದೀಗ ಜನರು ಎಚ್ಚರಿಕೆಯಿಂದ ಇದ್ದಾರೆ. ಯಾವುದೇ ಮಾದರಿ 6 ಏರ್ ಬ್ಯಾಗ್ ಹೊಂದಿದ್ದರೆ, ಅಂತಹ ಕಾರನ್ನು ಖರೀದಿಸಲು ಇಷ್ಟಪಡುತ್ತಾರೆ. ಇದನ್ನು ನಿರ್ಧರಿಸುವುದು ಉತ್ಪಾದಕರು ಮತ್ತು ಜನರಿಗೆ ಬಿಟ್ಟಿದ್ದು' ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಆಟೋಮೋಟಿವ್ ಕಾಂಪೊನೆಂಟ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ದೊಂದಿಗೆ ಮಾತನಾಡಿದ ಗಡ್ಕರಿ, 'ನಾವು ಬಿಎನ್‌ಸಿಎಪಿ (ಭಾರತ್ ನ್ಯೂ ಕಾರ್ ಅಸೆಸ್ಮೆಂಟ್ ಪ್ರೋಗ್ರಾಂ) ವ್ಯವಸ್ಥೆಯನ್ನು ಪರಿಚಯಿಸಿದ್ದೇವೆ. ಇದು ಫೈವ್ ಸ್ಟಾರ್ ಸುರಕ್ಷತಾ ರೇಟಿಂಗ್ ಸಾಧಿಸಲು ಆರು ಏರ್ ಬ್ಯಾಗ್ ಬಯಸುತ್ತದೆ. ಇದರಿಂದಾಗಿ ಸಹಜವಾಗಿಯೇ ಉತ್ಪಾದಕ ಕಂಪನಿಗಳು ಆರು ಬ್ಯಾಗ್ ಅಳವಡಿಸುವಂತೆ ಒತ್ತಡ ಸೃಷ್ಟಿಸಲಿದೆ' ಎಂದರು.



ನಿತಿನ್ ಗಡ್ಕರಿ

'ಕಾರು ಉತ್ಪಾದಕರು 2023ರ ಅ.1ರಿಂದ ಕಾರಿನಲ್ಲಿ ಆರು ಏರ್ ಬ್ಯಾಗ್ ಅಳವಡಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಲಿದೆ' ಎಂದು ಗಡ್ಕರಿ ಹಿಂದಿನ ವರ್ಷ ಹೇಳಿದ್ದರು.

'ಆರ್ಥಿಕ ಲಾಭದಾಯಕವಾಗಿರುವ ವಿದ್ಯುತ್ ಹೆದ್ದಾರಿ ನಿರ್ಮಿಸುವುದಕ್ಕೆ ಸರ್ಕಾರ ಆದ್ಯತೆ ನೀಡಲಿದೆ. ಈ ಕುರಿತಂತೆ ವಿದ್ಯುತ್ ಸಚಿವಾಲಯದೊಟ್ಟಿಗೆ ಬುಧವಾರ ಮಾಡನಾಡಿದ್ದೇನೆ' ಎಂದು ಗಡ್ಕರಿ ಅವರು ತಿಳಿಸಿದರು.

ಭಾರತಕ್ಕೆ 'ಸಿ295' ವಿಮಾನ ಹಸ್ತಾಂತರ

ಪ್ರಜಾವಾಣಿ ವಾರ್ತೆ

ನವದೆಹಲಿ: ಏರ್‌ಬಸ್ ಡಿಫೆನ್ಸ್ ಅಂಡ್ ಸ್ಪೇಸ್ ಕಂಪನಿ ನಿರ್ಮಿಸಿರುವ ಸರಕು ಸಾಗಣೆ ವಿಮಾನ 'ಸಿ295' ಅನ್ನು ಭಾರತೀಯ ವಾಯುಪಡೆಗೆ ಸ್ಪೇನ್‌ನಲ್ಲಿ ಬುಧವಾರ ಹಸ್ತಾಂತರಿಸಲಾಗಿದೆ.


ವಾಯುಪಡೆಗೆ ಹಸ್ತಾಂತರಿಸಲಾಗಿರುವ ಈ ಶ್ರೇಣಿಯ ಮೊದಲ ಸರಕು ಸಾಗಣೆ ವಿಮಾನ ಇದಾಗಿದೆ.

ಏರ್‌ಬಸ್ ಡಿಫೆನ್ಸ್ ಅಂಡ್ ಸ್ಪೇಸ್ ಕಂಪನಿಯ ಅಧಿಕಾರಿಗಳು, ಚೀಫ್ ಆಫ್ ಏರ್‌ಸ್ಟಾಫ್ ಏರ್‌ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಅವರಿಗೆ ಈ ವಿಮಾನವನ್ನು ಹಸ್ತಾಂತರಿಸಿದ್ದಾರೆ.

ಭಾರತೀಯ ವಾಯುಪಡೆ ಹಾಗೂ ಏರ್‌ಬಸ್‌ನ ಸಿಬ್ಬಂದಿಯನ್ನು ಒಳಗೊಂಡ ತಂಡ ಈ ವಿಮಾನವನ್ನು ಭಾರತಕ್ಕೆ ತರಲಿದ್ದು, ದೆಹಲಿ ಬಳಿಯ ಹಿಂಡನ್ ವಾಯುನೆಲೆಯಲ್ಲಿ ಸೆ.25ರಂದು ಇದನ್ನು ವಾಯುಪಡೆಗೆ ಸೇರ್ಪಡೆ ಮಾಡಲಾಗುತ್ತದೆ.

'ವಾಯುಪಡೆಗೆ ಇದು ನೆನಪಿನಲ್ಲಿಡುವಂತಹ ಕ್ಷಣ. ಈ ವಿಮಾನವನ್ನು ಸ್ವೀಕರಿಸಿರುವುದು ವಾಯುಪಡೆಯಲ್ಲಿ ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ. ಭಾರತದಲ್ಲಿ ಇಂತಹ 40 ವಿಮಾನಗಳನ್ನು ತಯಾರಿಸಲಿದ್ದೇವೆ' ಎಂದು ಏರ್ ಚೀಫ್ ಮಾರ್ಷಲ್ ಹೇಳಿದ್ದಾರೆ.

₹ 22 ಸಾವಿರ ಕೋಟಿ ವೆಚ್ಚದಲ್ಲಿ 56 'ಸಿ295' ವಿಮಾನಗಳ ಖರೀದಿಗೆ ಸಂಬಂಧಿಸಿ ರಕ್ಷಣಾ ಸಚಿವಾಲಯವು 2021ರ ಸೆಪ್ಟೆಂಬರ್‌ನಲ್ಲಿ ಏರ್‌ಬಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಈ ಪೈಕಿ 16 ವಿಮಾನಗಳನ್ನು ಸ್ಪೇನ್‌ನ ಸೆವಿಲ್ಲೆಯಲ್ಲಿ ತಯಾರಿಸಲಾಗುತ್ತಿದ್ದು, ಉಳಿದ 40 ವಿಮಾನಗಳನ್ನು ವಡೋದರದಲ್ಲಿರುವ ಟಾಟಾ–ಏರ್‌ಬಸ್ ಸಹಭಾಗಿತ್ವದ ಘಟಕದಲ್ಲಿ ತಯಾರಿಸಲಾಗುತ್ತದೆ.



ಸ್ಪೇನ್‌ನ ಸೆವಿಲ್ಲೆಯಲ್ಲಿ ಬುಧವಾರ 'ಸಿ295' ಸರಕು ಸಾಗಣೆ ವಿಮಾನವನ್ನು ಭಾರತೀಯ ವಾಯುಪಡೆಗೆ ಹಸ್ತಾಂತರಿಸಲಾಯಿತು. ವಿಮಾನ ತಯಾಕರ ಕಂಪನಿ ಏರ್‌ಬಸ್ ಡಿಫೆನ್ಸ್ ಅಂಡ್ ಸ್ಪೇಸ್‌ನ ಮಿಲಿಟರಿ ಏರ್ ಸಿಸ್ಟಮ್ಸ್ ಮುಖ್ಯಸ್ಥ ಜೀನ್ ಬ್ರೈಸ್ ಡ್ಯುಮಾಂಟ್, ಏರ್‌ಚೀಫ್ ಮಾರ್ಷಲ್ ವಿ.ಆರ್.ಚೌಧರಿ, ಸ್ಪೇನ್‌ನಲ್ಲಿ ಭಾರತದ ರಾಯಭಾರಿ ದಿನೇಶ್ ಕೆ.ಪಟ್ನಾಯಕ್, ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಫ್ರಾನ್ಸಿಸ್ಕೊ ಸಾಂಚೆಜ್ ಸೆಕ್ಯೂರಾ ಇದ್ದರು

ಅಪರಾಧ ಮಸೂದೆಗಳ ಪರಾಮರ್ಶೆ: ತಜ್ಞರಿಂದ ವಿವರಣೆಗೆ ಸಂಸದರ ಕೋರಿಕೆ

ನವದೆಹಲಿ (ಪಿಟಿಐ): ಅಪರಾಧ ಕಾನೂನುಗಳಿಗೆ ಬದಲಾಗಿ ಹೊಸ ಕಾನೂನುಗಳನ್ನು ಜಾರಿಗೆ ತರಲು ಮುಂದಾಗಿರುವ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿರುವ ಮೂರು ಮಸೂದೆಗಳ ಬಗ್ಗೆ ಕಾನೂನು ಪರಿಣತರಿಂದ ಹೆಚ್ಚಿನ ವಿವರಣೆ ಬೇಕಿದೆ ಎಂದು ಸಂಸದೀಯ ಸ್ಥಾಯಿಸಮಿತಿ ಸಭೆಯಲ್ಲಿರುವ ಪ್ರತಿಪಕ್ಷಗಳ ಸಂಸದರು ಕೋರಿದ್ದಾರೆ.

ಇಂಡಿಯನ್ ಪೀನಲ್ ಕೋಡ್ (ಭಾರತೀಯ ದಂಡ ಸಂಹಿತೆ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಮಸೂದೆ, ಕ್ರಿಮಿನಲ್ ಪ್ರೊಸೀಜರ್ ಆ್ಯಕ್ಟ್ (ಅಪರಾಧ ಪ್ರಕ್ರಿಯಾ ಸಂಹಿತೆ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ ಮತ್ತು ಇಂಡಿಯನ್ ಎವಿಡೆನ್ಸ್ ಆ್ಯಕ್ಟ್ (ಭಾರತೀಯ ಸಾಕ್ಷ್ಯ ಕಾಯ್ದೆ) ಬದಲಿಗೆ ಭಾರತೀಯ ಸಾಕ್ಷ್ಯ ಮಸೂದೆಯನ್ನು ಕೇಂದ್ರ ಗೃಹ ಸಚಿವಾಲಯವು ಮಂಡಿಸಿದೆ. ಇವುಗಳ ಬಗ್ಗೆ ಸ್ಥಾಯಿಸಮಿತಿಯಿಂದ ಪರಾಮರ್ಶೆಯೂ ಆರಂಭವಾಗಿದೆ.

ಬುಧವಾರ ನಡೆದ ಸಭೆಯಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತ ಸಿಜೆಐ ಯು.ಯು. ಲಲಿತ್, ನಿವೃತ್ತ ನ್ಯಾಯಮೂರ್ತಿ ಮದನ್ ಲೋಕೂರ್ ಸೇರಿದಂತೆ ಹಲವು ತಜ್ಞರಿಂದ ಸಮಿತಿಯ ಸದಸ್ಯರಿಗೆ ಮಸೂದೆಗಳ ಬಗ್ಗೆ ಮನದಟ್ಟು ಮಾಡಿಕೊಡುವ ಅಗತ್ಯವಿರುವ ಬಗ್ಗೆ ಸಂಸದರು ಪ್ರಸ್ತಾಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಸದರು ಹೆಸರಿಸಿರುವ 16 ತಜ್ಞರ ಪಟ್ಟಿಯಲ್ಲಿ ಹಿರಿಯ ವಕೀಲ ಫಾಲಿ ಎಸ್. ನಾರಿಮನ್, ವಕೀಲೆ ಮೇನಕಾ ಗುರುಸ್ವಾಮಿ, ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳು, ವಕೀಲರ ಸಂಘದ ಸದಸ್ಯರು, ಕಾನೂನು ಪಂಡಿತರು, ಬಂದೀಖಾನೆ ಅಧಿಕಾರಿಗಳು, ಸಮಾಜ ಸುಧಾರಣೆಗೆ ಶ್ರಮಿಸುತ್ತಿರುವ ಕಾರ್ಯಕರ್ತರು, ಧಾರ್ಮಿಕ ನಾಯಕರು ಹಾಗೂ ಸೈಬರ್ ಅಪರಾಧ ತಜ್ಞರು ಕೂಡ ಇದ್ದಾರೆ.

'ಸದ್ಯ ಮಸೂದೆಗಳ ಬಗ್ಗೆ ನಡೆಯುತ್ತಿರುವ ಪರಾಮರ್ಶೆಯು ಇದೇ ವೇಗದಲ್ಲಿ ಸಾಗಿದರೆ ಅಂತಿಮಗೊಳ್ಳಲು ಒಂದೂವರೆ ವರ್ಷ ಹಿಡಿಯಲಿದೆ' ಎಂದು ಪ್ರತಿಪಕ್ಷದ ಸಂಸದರೊಬ್ಬರು ಸಭೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೇ, ತರಾತುರಿಯಲ್ಲಿ ಪರಿಶೀಲನೆಯನ್ನು ಪೂರ್ಣಗೊಳಿಸಿದರೆ ದೀರ್ಘಕಾಲದಲ್ಲಿ ಮಸೂದೆಗಳ ಮೇಲೆ ಪರಿಣಾಮ ಬೀರಲಿದೆ ಎಂದು ಇದೇ ವೇಳೆ ಕೆಲವು ಸಂಸದರು ಹೇಳಿದ್ದಾರೆ. ಮಸೂದೆಯಲ್ಲಿ ಪ್ರಸ್ತಾಪಿಸಿರುವ ಜೀರೊ ಎಫ್‌ಐಆರ್, ಇ–ಎಫ್‌ಐಆರ್ ಪ್ರಕ್ರಿಯೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿವೆ.

ಕಲಾವಿದ ಅಲ್ಲಾಬಕ್ಷ್ ಕೈಚಳಕದಲ್ಲಿ ಮಹಾಭಾರತ

ನವದೆಹಲಿ (ಪಿಟಿಐ): ರಾಜಸ್ಥಾನದ ಉದಯಪುರದ ಮಹಾರಾಣಾ ಜೈಸಿಂಗ್ ಅವರ ಆಸ್ಥಾನ ವರ್ಣ ಚಿತ್ರಕಾರ ಅಲ್ಲಾ ಬಕ್ಷ್ ಅವರ ರಚನೆಯ ಚಿಕಣಿ ಚಿತ್ರಗಳುಳ್ಳ ನಾಲ್ಕು ಸಂಪುಟಗಳ ಪುಸ್ತಕಗಳು ಮಹಾಭಾರತದ ದೃಶ್ಯಗಳನ್ನು ಪುನರ್ ನಿರ್ಮಾಣ ಮಾಡಿವೆ.

1680ರಿಂದ 1698ರ ಅವಧಿಯಲ್ಲಿ ರಚಿತವಾಗಿರುವ 'ದ ಮಹಾಭಾರತ: ಮೇವಾಡ್ ಮಿನಿಯೇಚರ್ ಪೇಂಟಿಂಗ್ಸ್' ಸಂಪುಟಗಳನ್ನು ಚಂದ್ರಪ್ರಕಾಶ್ ದೇವಲ್ ಮತ್ತು ಅಲೋಕ್ ಬಲ್ಲಾ ಪ್ರಕಟಿಸಿದ್ದಾರೆ.

ವರ್ಣಚಿತ್ರಗಳ ಅಂದವನ್ನು ಚಿನ್ನಲೇಪಿತ ಪುಟಗಳು ಮತ್ತು ಅನುವಾದಗಳಿಂದ ಹೆಚ್ಚಿಸಲಾಗಿದೆ. ಪ್ರತೀ ವರ್ಣಚಿತ್ರದ ಜತೆಗೆ ಮಹಾಭಾರತದ ಪದ್ಯವೊಂದನ್ನು ಪಂಡಿತ್ ಕಿಶನ್ ದಾಸ್ ಅವರು ಬರೆದ ಮೇವಾಡ ಭಾಷೆಯಲ್ಲಿ ಬರೆದಿದ್ದಾರೆ. ಇದನ್ನು ದೇವಲ್ ಅವರು ಹಿಂದಿಗೆ ಹಾಗೂ ಬಲ್ಲಾ ಅವರು ಇಂಗ್ಲಿಷಿಗೆ ಅನುವಾದಿಸಿದ್ದಾರೆ. ಇದರ ಜತೆಗೆ ಪುಸ್ತಕದಲ್ಲಿ ಮಹಾಭಾರತದ 14 ಪರ್ವಗಳ ಪರಿಚಯವನ್ನೂ ಮಾಡಿಕೊಡಲಾಗಿದೆ.

ಕೇರಳ: ವಾಹನಗಳು ಪದೇ ಪದೇ ಬೆಂಕಿಗೆ ಆಹುತಿ– ಅಧ್ಯಯನಕ್ಕೆ ಸಮಿತಿ ರಚನೆ

ತಿರುವನಂತಪುರ (ಪಿಟಿಐ): ಕೇರಳದಲ್ಲಿ ಇತ್ತೀಚಿನ ದಿನಗಳಲ್ಲಿ ಪದೇ ಪದೇ ವಾಹನಗಳು ಬೆಂಕಿಗೆ ಆಹುತಿಯಾಗುತ್ತಿರುವ ಘಟನೆಗಳು ಕಳವಳಕಾರಿಯಾಗಿದ್ದು, ಇದಕ್ಕೆ ಕಾರಣಗಳನ್ನು ಪತ್ತೆಹಚ್ಚುವ ಸಲುವಾಗಿ ಅಧ್ಯಯನ ನಡೆಸಲು ಸಮಿತಿ ರಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ಹೇಳಿದೆ.

ಆಗಸ್ಟ್ 17ರಂದು ನಡೆದ ತುರ್ತು ಸಭೆಯಲ್ಲಿ ರಸ್ತೆ ಸುರಕ್ಷೆ ಆಯೋಗದ ತಜ್ಞರು, ಪೊಲೀಸ್ ಮತ್ತು ಇತರ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ರಾಜ್ಯ ಸಾರಿಗೆ ಸಚಿವ ಆ್ಯಂಟನಿ ರಾಜು ಅವರು ತಿಳಿಸಿದರು.

ಆಗಸ್ಟ್ 28ರಂದು ಸಮಿತಿಯನ್ನು ರಚಿಸಲಾಗಿದ್ದು, ಎರಡು ತಿಂಗಳೊಳಗೆ ವರದಿ ಸಲ್ಲಿಸಲು ಸಮಿತಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಪದೇ ಪದೇ ವಾಹನಗಳಿಗೆ ಬೆಂಕಿ ತಗುಲುತ್ತಿರುವ ಘಟನೆಗಳು ಮತ್ತು ಅದರಿಂದ ಸಾವು ಸಂಭವಿಸುತ್ತಿರುವ ಕುರಿತು ಯುಡಿಎಫ್ ಶಾಸಕ ಅನೂಪ್ ಜಾಕೋಬ್ ಅವರು ಗಮನ ಸೆಳೆದಾಗ, ಸಚಿವರು ಸರ್ಕಾರ ತೆಗೆದುಕೊಂಡ ನಿರ್ಧಾರದ ಮಾಹಿತಿ ತಿಳಿಸಿದರು.

ಡೀಸೆಲ್, ಪೆಟ್ರೋಲ್, ಎಲ್‌ಪಿಜಿ, ಸಿಎನ್‌ಜಿ ಅಥವಾ ಎಲೆಕ್ಟ್ರಿಕ್... ಇದರಲ್ಲಿ ಯಾವ ರೀತಿಯ ವಾಹನಗಳು ಬೆಂಕಿಗೆ ಆಹುತಿಯಾಗುತ್ತಿವೆ ಮತ್ತು ಅದಕ್ಕೆ ಕಾರಣಗಳೇನುಂಬುದರ ಬಗ್ಗೆ ತಿಳಿಯಲು ಸೂಕ್ತ ಅಧ್ಯಯನದ ಅಗತ್ಯವಿದೆ ಎಂದು ಜಾಕೋಬ್ ಹೇಳಿದರು.

ಸಾರಿಗೆ ಕ್ಷೇತ್ರದ ತಜ್ಞರು, ಸಾರಿಗೆ ಇಲಾಖೆ ಅಧಿಕಾರಿಗಳು, ವಾಹನ ತಯಾರಕರು, ವಿಮಾ ಕಂಪನಿಗಳ ಪ್ರತಿನಿಧಿಗಳು, ಕಾರು ಡೀಲರ್‌ಗಳ ಸಭೆಯಲ್ಲಿ ಅಗ್ನಿ ಅವಘಡಕ್ಕೆ ಹಲವು ಕಾರಣಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಅಕ್ರಮ ಫಿಟ್ಟಿಂಗ್‌ಗಳು, ಎಲೆಕ್ಟ್ರಾನಿಕ್ ವೈಫಲ್ಯಗಳು ಮತ್ತು ವಿದ್ಯುತ್ ಸರ್ಕ್ಯೂಟ್ ಸಮಸ್ಯೆಗಳಂತಹ ಕಾರಣಗಳೂ ಸೇರಿವೆ ಎಂದು ಸಚಿವ ಆ್ಯಂಟನಿ ರಾಜು ಹೇಳಿದರು.

ಗೋಪಾಲ್ ಬಾಗಲೆ ಆಸ್ಟ್ರೇಲಿಯಾಕ್ಕೆ ಹೈಕಮಿಷನರ್

ನವದೆಹಲಿ (ಪಿಟಿಐ): ಹಿರಿಯ ರಾಜತಾಂತ್ರಿಕ ಅಧಿಕಾರಿ ಗೋಪಾಲ ಬಾಗಲೆ ಅವರನ್ನು ಆಸ್ಟ್ರೇಲಿಯಾದ ಭಾರತ ಹೈಕಮಿಷನರ್ ಆಗಿ ನೇಮಕ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.


ಮನ್‌ಪ್ರೀತ್ ವೋಹ್ರಾ ಅವರಿಂದ ತೆರವಾಗುವ ಸ್ಥಾನಕ್ಕೆ ಬಾಗಲೆ ಅವರನ್ನು ನೇಮಕ ಮಾಡಲಾಗಿದ್ದು, ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಕೋಟಾ: ಪೊಲೀಸ್, ಜಿಲ್ಲಾಡಳಿತ ಹೇಳಿಕೆ

'ವಿದ್ಯಾರ್ಥಿಗಳ ಆತ್ಮಹತ್ಯೆ: ಪಾಲಕರ ಒತ್ತಡ ಕಾರಣ'

ಕೋಟಾ (ರಾಜಸ್ಥಾನ) (ಪಿಟಿಐ): ವೃತ್ತಿಪರ ಕೋರ್ಸ್ ಪ್ರವೇಶ ಪರೀಕ್ಷೆಗಳ ಸಿದ್ಧತೆಗಾಗಿ ಇಲ್ಲಿ ಕೋಚಿಂಗ್‌ಗೆ ಸೇರುವ ತಮ್ಮ ಮಕ್ಕಳ ಮೇಲೆ ಪಾಲಕರು ವಿಪರೀತ ಒತ್ತಡ ಹೇರುತ್ತಾರೆ. ಇದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತಹ ಅತಿರೇಕದ ನಿರ್ಧಾರ ಕೈಗೊಳ್ಳಲು ಕಾರಣ ಎಂದು ಪೊಲೀಸ್ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಹೇಳಿದ್ದಾರೆ.

'ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆಯುವ ವಿಷಯದಲ್ಲಿ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು ಎಂಬುದಾಗಿ ಪಾಲಕರು ಹೇಳುತ್ತಾರೆ. ಇಂತಹ ನುಡಿಗಳು ಮನೋದೌರ್ಬಲ್ಯ ಇರುವ ವಿದ್ಯಾರ್ಥಿಗಳು ಅತಿರೇಕದ ಕ್ರಮ ತೆಗೆದುಕೊಳ್ಳುವಂತೆ ಮಾಡುತ್ತವೆ' ಎಂದು ಅಧಿಕಾರಿಗಳು ಹೇಳಿದ್ದಾರೆ.



'ವಿದ್ಯಾರ್ಥಿಗಳ ಸಾಮರ್ಥ್ಯ, ಅಧ್ಯಯನದಲ್ಲಿ ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅವರ ಪಾಲಕರಿಗೆ ತಿಳಿಸುತ್ತೇವೆ. ಬಹುತೇಕ ಪಾಲಕರು ನಮ್ಮ ಮಾತನ್ನು ಒಪ್ಪುವುದಿಲ್ಲ. ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳಿಗೆ ತಮ್ಮ ಮಕ್ಕಳು ಸಿದ್ಧತೆಯನ್ನು ಮುಂದುವರಿಸಬೇಕು ಎಂದು ಪಾಲಕರು ಬಯಸುತ್ತಾರೆ' ಎಂದು ಕೋಟಾದಲ್ಲಿರುವ ಪ್ರಮುಖ ತರಬೇತಿ ಸಂಸ್ಥೆಗಳು ಹೇಳುತ್ತವೆ.

'ನೀಟ್' ತರಬೇತಿಗಾಗಿ ಇಲ್ಲಿದ್ದ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣಿಗೆ ಶರಣಾದ ಬೆನ್ನಲ್ಲೇ, ಪೊಲೀಸ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಈ ಹೇಳಿಕೆಗಳನ್ನು ನೀಡಿದ್ದಾರೆ.

ಈ ವಿದ್ಯಾರ್ಥಿನಿ ಸಾವಿನೊಂದಿಗೆ, ಇಲ್ಲಿ ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 23ಕ್ಕೆ ಏರಿದಂತಾಗಿದೆ. ಕಳೆದ ವರ್ಷ 15 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದರು.

ಅಭಿಮತ ಪುಟದ ವಿಳಾಸ
ಸಂಪಾದಕರು, ಅಭಿಮತ ವಿಭಾಗ, ಪ್ರಜಾವಾಣಿ, 75, ಎಂ.ಜಿ.ರಸ್ತೆ, ಬೆಂಗಳೂರು-01
ಇ-ಮೇಲ್ : editpage@prajavani.co.in

ಅಭಿಮತ



❦ ಸುಭಾಷಿತ ❦

ನಮ್ಮ ಅತಿದೊಡ್ಡ ಸಂಪನ್ಮೂಲಗಳು ನಮ್ಮ ಹೃದಯದೊಳಗೇ ಇರುತ್ತವೆ ಎಂಬುದನ್ನು ಅರಿಯುವುದು ಬಹಳ ಮುಖ್ಯ. -ರವೀಂದ್ರನಾಥ ಟ್ಯಾಗೋರ್

ಆಡಳಿತಕ್ಕೆ ಚುರುಕು: ಎಚ್ಚರಿಕೆಯಷ್ಟೇ ಸಾಲದು, ನಿರ್ದಾಕ್ಷಿಣ್ಯ ಕ್ರಮ ಬೇಕು

ಮಳೆಗಾಲ ಮುಗಿಯುವ ಮೊದಲೇ ರಾಜ್ಯದ ಬಹುಭಾಗವನ್ನು ಬರ ವ್ಯಾಪಿಸಿದೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದೆಡೆ, ಡೆಂಗಿ ಜ್ವರದ ಪ್ರಕರಣಗಳು ಏರುತ್ತಲೇ ಇವೆ. ವಿದ್ಯುತ್ ಕೊರತೆ ತೀವ್ರವಾಗುತ್ತಿದೆ. ಆಹಾರಧಾನ್ಯಗಳ ಬೆಲೆ ಗಗನಮುಖಿಯಾಗಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ನೂರು ದಿನ ತುಂಬುವಷ್ಟರಲ್ಲೇ ಪರಿತಾಪಗಳ ಸರಮಾಲೆ ಆಳುವವರ ಕೊರಳಿಗೆ ಸುತ್ತಿಕೊಂಡಿದೆ. ಇಂತಹ ಸಂಕಷ್ಟದ ಹೊತ್ತಿನಲ್ಲಿ ಆಡಳಿತಯಂತ್ರ ಎಚ್ಚರಗೆಡದೆ, ಜನಪರವಾಗಿ ಆಲೋಚಿಸಿ ಕಾರ್ಯ-ಪ್ರವೃತ್ತವಾದರಷ್ಟೇ ಜನರು ನೆಮ್ಮದಿ ಕಾಣಲು ಸಾಧ್ಯ. ವಿಧಾನಸಭೆ ಚುನಾವಣೆಗೆ ಮೊದಲು ಸಲ್ಲದ ವಿವಾದಗಳೇ ಆಡಳಿತ ಹಳಿ ತಪ್ಪುವಂತೆ ಮಾಡಿದ್ದವು. ಈಗ ಆಡಳಿತವನ್ನು ಸರಿದಾರಿಗೆ ತಂದು, ಜನರ ಬವಣೆಗಳ ನಿವಾರಣೆಗೆ ಸರ್ಕಾರ ಸ್ಪಂದಿಸುತ್ತದೆ ಎಂಬ ಭರವಸೆ ಮೂಡಿಸುವ ಕೆಲಸ ಆಗಬೇಕಿದೆ. ಆಡಳಿತಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಆಡಳಿತಗಳ ಜತೆ ಸತತವಾಗಿ ಸಭೆ ನಡೆಸುತ್ತಿದ್ದಾರೆ. ನೌಕರಶಾಹಿಯ ತಪ್ಪುಗಳನ್ನು ಗುರುತಿಸಿ, ಸರಿಪಡಿಸಿಕೊಳ್ಳುವಂತೆ ಕಾಲಕಾಲಕ್ಕೆ ನಿರ್ದೇಶನ ನೀಡುವುದು ಅಗತ್ಯ. ಆಡಳಿತಯಂತ್ರ ಜಡ್ಡುಗಟ್ಟಿದ್ದರೆ ಅದಕ್ಕೆ ಅಧಿಕಾರಿಗಳಷ್ಟೇ ಕಾರಣರಲ್ಲ; ಅದರಲ್ಲಿ ಜನಪ್ರತಿನಿಧಿಗಳ ಪಾತ್ರವೂ ಇರುತ್ತದೆ. ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುತ್ತಿಲ್ಲ ಎಂಬ ದೂರುಗಳಿವೆ. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು. ನಿಮ್ಮ ನಿರ್ಲಕ್ಷ್ಯ ಮತ್ತು ಉಡಾಫೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ಸುಮ್ಮನೆ ಕೂರುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಬಗೆಯ ಎಚ್ಚರಿಕೆಯ ಮಾತುಗಳು ಈಗ ಸವಕಲಾಗಿವೆ. ಆಡಳಿತವನ್ನು ಬರೀ ಮಾತು ಚುರುಕುಗೊಳಿಸಲಾರದು. ನಿರಂತರ ನಿಗಾ ಮತ್ತು ಕಟ್ಟುನಿಟ್ಟಿನ ಕ್ರಮಗಳು ಬೇಕು. ಉಡಾಫೆ ಧೋರಣೆಯನ್ನು ಎಳ್ಳಷ್ಟೂ ಸಹಿಸುವುದಿಲ್ಲ ಎಂಬ ಗಟ್ಟಿ ಸಂದೇಶ ರವಾನೆಯಾಗಬೇಕು.



ಉಡಾಫೆ ಧೋರಣೆಯನ್ನು ಎಳ್ಳಷ್ಟೂ ಸಹಿಸುವುದಿಲ್ಲ ಎಂಬ ದೃಢ ಸಂದೇಶ ಅಧಿಕಾರಿಗಳಿಗೆ ರವಾನೆಯಾಗಬೇಕು

ರಾಜ್ಯದ 195 ತಾಲ್ಲೂಕುಗಳು ಬರದ ದವಡೆಗೆ ಸಿಲುಕಿವೆ. ಕೆಲವೆಡೆ ಬಿತ್ತನೆಯೇ ಆಗಿಲ್ಲ. ಇನ್ನು ಹಲವೆಡೆ ಮೊಳಕೆಯೊಡೆದ ಸಸಿ ಮುರುಟಿದೆ. ಸಾಲ ಮಾಡಿ ತಂದಿದ್ದ ಬಿತ್ತನೆ ಬೀಜ, ಗೊಬ್ಬರ ಮಣ್ಣುಪಾಲಾಗಿವೆ. ಕೃಷಿಕರು ಕಂಗಾಲಾಗಿದ್ದಾರೆ. ಕುಡಿಯುವ ನೀರಿಗೂ ತತ್ವಾರ ಎದುರಾಗುವ ಸ್ಥಿತಿ ತಲೆದೋರುವ ಅಪಾಯ ಗೋಚರಿಸುತ್ತಿದೆ. ಅಣೆಕಟ್ಟುಗಳು ಇನ್ನಾದರೂ ತುಂಬದಿದ್ದರೆ ವಿದ್ಯುತ್ ಕೊರತೆ ಉಲ್ಬಣಿಸಲಿದೆ. ಇವೆಲ್ಲವನ್ನೂ ನಿಭಾಯಿಸಬೇಕಾದರೆ ಅಧಿಕಾರಿಗಳು ಸದಾ ಜಾಗೃತ ಸ್ಥಿತಿಯಲ್ಲಿರುವುದು ಅಗತ್ಯ. ಅವರು ಹಾಗೆ ಇರುವಂತೆ ನೋಡಿಕೊಳ್ಳುವ ಹೊಣೆಗಾರಿಕೆ ಸಚಿವ ಸಂಪುಟದ ಮೇಲಿದೆ. ಜಿಲ್ಲಾ ಆಡಳಿತ ವ್ಯವಸ್ಥೆಯಲ್ಲಿ ಗ್ರಾಮಲೆಕ್ಕಿಗರಿಂದ ಜಿಲ್ಲಾಧಿಕಾರಿವರೆಗೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿವರೆಗೆ ನಾನಾ ಹಂತಗಳ ಅಧಿಕಾರಿಗಳಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೂ ಹೊಣೆ ವಹಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ನಿಯಮಿತವಾಗಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಆಡಳಿತಕ್ಕೆ ಚುರುಕು ಮುಟ್ಟಿಸಬೇಕು. ಕೆಲವು ಜಿಲ್ಲೆಗಳಲ್ಲಿ ನಿಯಮಿತವಾಗಿ ಸಭೆ ನಡೆದಿಲ್ಲ ಎಂಬ ದೂರುಗಳಿವೆ. ಈ ಲೋಪಕ್ಕೆ ಸಂಬಂಧಿಸಿದ ಉಸ್ತುವಾರಿ ಸಚಿವರೇ ಹೊಣೆ. ಸಣ್ಣಪುಟ್ಟ ಸಮಸ್ಯೆಗಳಿಗೆ ಸ್ಥಳೀಯ ಹಂತದಲ್ಲೇ ಕಾಲಮಿತಿಯಲ್ಲಿ ಪರಿಹಾರ ದೊರೆಯಬೇಕು. ಜನರು ಅಂತಹ ಸಮಸ್ಯೆಗಳನ್ನು ಹೊತ್ತು ಮುಖ್ಯಮಂತ್ರಿ ಬಳಿ ಬರುವುದು ಏನನ್ನು ಸೂಚಿಸುತ್ತದೆ? ಕರ್ನಾಟಕವು ಮಾಹಿತಿ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿದೆ. ಎಲ್ಲ ಮಾಹಿತಿಗಳೂ ಬೆರಳತುದಿಯಲ್ಲೇ ಸಿಗುವಂತಹ ಕಾಲವಿದು. ಆದರೆ ಅದರ ಸದ್ಬಳಕೆ ಆಗುತ್ತಿಲ್ಲ. ಇ-ಆಡಳಿತದ ಅನುಷ್ಠಾನ ಕಡತದಲ್ಲೇ ಉಳಿದರೆ ಸಾಲದು. ಪಡಿತರ ಚೀಟಿ, ವೃದ್ಧಾಪ್ಯ ವೇತನಕ್ಕೆ ಸಂಬಂಧಿಸಿದ ಮನವಿಗಳು ಮಂತ್ರಿ, ಮುಖ್ಯಮಂತ್ರಿವರೆಗೂ ಬರುವುದು ಜಿಲ್ಲಾ ಆಡಳಿತಗಳ ನಿಷ್ಕ್ರಿಯತೆಯನ್ನು ಎತ್ತಿತೋರಿಸುತ್ತದೆ. ನೌಕರಶಾಹಿಯ ಕಾರ್ಯನಿರ್ವಹಣೆ ಮೇಲೆ ತೀವ್ರ ನಿಗಾ ಇಟ್ಟು, ಆಡಳಿತವನ್ನು ಜನಸ್ನೇಹಿಯಾಗಿಸಬೇಕಿದೆ. ಜನರ ಅಹವಾಲುಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಿದರೆ ಆಡಳಿತ ತಾನಾಗಿಯೇ ಸರಿದಾರಿಗೆ ಬರುತ್ತದೆ. ಸಚಿವರು, ಮುಖ್ಯಮಂತ್ರಿ ಈ ದಿಸೆಯಲ್ಲಿ ದೃಢವಾದ ನಿಲುವು ತಳೆಯಬೇಕು.

ದಿನದ ಟ್ವೀಟ್

ನೈಜಸ್ಥಿತಿ ಅರಿಯುವುದಿಲ್ಲವೇಕೆ?



ಜಲ ನಿರ್ವಹಣೆ ಪ್ರಾಧಿಕಾರ, ಜಲ ನಿಯಂತ್ರಣ ಸಮಿತಿ ಏನು ಮಾಡುತ್ತಿವೆ? ಟ್ರಿಬ್ಯುನಲ್ ಆದೇಶ ಉಲ್ಲಂಘಿಸಿ, ನೀರಾವರಿ ಪ್ರದೇಶ ಹೆಚ್ಚಿಸಿಕೊಂಡಿರುವ ತಮಿಳುನಾಡು ಬಗ್ಗೆ ಇವುಗಳಿಗೆ ಮಾಹಿತಿ ಇಲ್ಲವೇ? ರಾಜ್ಯಗಳ ನೈಜಸ್ಥಿತಿ ಅರಿಯುವ ಕರ್ತವ್ಯ ಇವುಗಳಿಗೆ ಇಲ್ಲವೇ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ನೀತಿ ಯಾಕೆ?

ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

ಕಿಡಿನುಡಿ

ರಾಜಕಾರಣಿಗೆ ಇರಬೇಕಾದ ಏಕೈಕ ಧರ್ಮವೆಂದರೆ, ಅದು ರಾಜಧರ್ಮ ಮಾತ್ರ. ದುರದೃಷ್ಟದ ಸಂಗತಿಯೆಂದರೆ, ರಾಜಕೀಯ ನಾಯಕರು ಸನಾತನ ಧರ್ಮಕ್ಕೆ ಸಂಬಂಧಿಸಿದಂತೆ ಜಗಳವಾಡುತ್ತಿದ್ದಾರೆ!

ಚಂದ್ರಕುಮಾರ್ ಬೋಸ್, ಸಾಮಾಜಿಕ ಕಾರ್ಯಕರ್ತ



25 ವರ್ಷಗಳ ಹಿಂದೆ

ಸೋಮವಾರ, 14-9-1998

• ಭಟ್ಕಳ: ದಿಢೀರ್ ಪ್ರವಾಹ 10 ಗ್ರಾಮಗಳು ಜಲಾವೃತ

ಕಾರವಾರ, ಸೆ. 13– ಭಟ್ಕಳ ತಾಲ್ಲೂಕಿನಲ್ಲಿ ಇಂದು ದಿಢೀರ್ ಪ್ರವಾಹದಿಂದಾಗಿ ಒಟ್ಟು 10 ಗ್ರಾಮಗಳು ಜಲಾವೃತವಾಗಿದ್ದು, ಸುಮಾರು 600 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

‘ಸತತ ಮಳೆಯಿಂದಾಗಿ ಭಟ್ಕಳದ ಶರಾಭಿ ಮತ್ತು ವೆಂಕಟಾಪುರ ನದಿಗಳಲ್ಲಿ ಇಂದು ಮಧ್ಯಾಹ್ನ ಹಠಾತ್ ಪ್ರವಾಹ ಬಂತು. ಜನರನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಂಡು, ತಕ್ಷಣವೇ ಸ್ಥಳಾಂತರಿಸ-ಲಾಗಿದ್ದು, ಯಾವುದೇ ಜೀವಹಾನಿಯಾಗಿಲ್ಲ’ ಎಂದು ಭಟ್ಕಳದ ತಹಶೀಲ್ದಾರ್ ಎಂ.ಎಸ್. ಉಪಾಧ್ಯ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಸತತ ಮಳೆಯಿಂದಾಗಿ 4 ಮನೆಗಳು ಕುಸಿದಿದ್ದು, ಪ್ರವಾಹದಿಂದಾಗಿ ಕುಸಿದ ಅಥವಾ ಭಾಗಶಃ ಕುಸಿದ ಮತ್ತು ಹಾನಿಗೀಡಾದ ಮನೆ ಮತ್ತು ಇತರ ಆಸ್ತಿಪಾಸ್ತಿ ಕುರಿತು ಸಮೀಕ್ಷೆ ನಡೆಸಬೇಕಾಗಿದೆ.

• ಅಂಬಾರಿ– ‘ಸರ್ಕಾರದ ಬಳಿಯೂ ಬೀಗದ ಕೈ’

ಮೈಸೂರು, ಸೆ.13– ಮೈಸೂರು ಅರಮನೆ-ಯಲ್ಲಿರುವ ಸಿಂಹಾಸನ ಹಾಗೂ ಅಂಬಾರಿಯ ಬೀಗದ ಕೈಗಳು ಸರ್ಕಾರ ಮತ್ತು ಅರಸು ಮನೆತನದ ಶ್ರೀಕಂಠದತ್ತ ಒಡೆಯರ್ ಅವರ ಜಂಟಿ ವಶದಲ್ಲಿವೆ ಎಂದು ಉಪಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

‘ಆ ಕಾರಣ ಸರ್ಕಾರ ಅವುಗಳನ್ನು ನಾಡಹಬ್ಬವಾದ ದಸರಾ ಉತ್ಸವದ ಕಾಲದಲ್ಲಿ ಬಳಸಲು ಹಿಂಜರಿಯಬೇಕಿಲ್ಲ’ ಎಂಬುದನ್ನು ಸುದ್ದಿಗಾರರಿಗೆ ಸೂಚ್ಯವಾಗಿ ತಿಳಿಸಿದರು.

‘ಬೀಗದ ಕೈಗಳು ಸರ್ಕಾರದ ವಶದಲ್ಲಿ-ರುವಂತೆಯೇ ಒಡೆಯರ್ ಅವರ ವಶದಲ್ಲಿವೆ’ ಎಂದು ಹೇಳಿದರು.

ನಾಡಹಬ್ಬವಾದ ದಸರಾ ಎಂದಿನಂತೆ ನಡೆಯುತ್ತದೆ. ಅಂಬಾರಿ ದೊರಕುತ್ತದೆಯೋ ಇಲ್ಲವೋ ಎಂಬ ವಿವಾದ ಅನಗತ್ಯ ಎಂದು ಅಭಿಪ್ರಾಯಪಟ್ಟರು.

50 ವರ್ಷಗಳ ಹಿಂದೆ

ಶುಕ್ರವಾರ, 14-9-1973

• ಮಂಡ್ಯದಲ್ಲಿ ಗಲಭೆ, ಇರಿತ ಗೋಲಿಬಾರ್: ಇಬ್ಬರ ಸಾವು

ಮಂಡ್ಯ, ಸೆ. 13– ಮಂಡ್ಯದ ಕಲ್ಲಹಳ್ಳಿ ಬಡಾವಣೆಯಲ್ಲಿ ಇಂದು ಸಂಜೆ 7 ಗಂಟೆಗೆ ಸಂಭವಿಸಿದ ದೊಂಬಿ, ಲೂಟಿ, ಬೆಂಕಿ ಹಚ್ಚುವ ಕೃತ್ಯಗಳು ಮತ್ತು ಗೋಲಿಬಾರ್‌ನಲ್ಲಿ ಇಬ್ಬರು ಸತ್ತರಲ್ಲದೆ, 12 ಮಂದಿ ಗಾಯಗೊಂಡರು.

ಈ ಪೈಕಿ ಒಬ್ಬರು ಇರಿತದಿಂದಲೂ ಮತ್ತೊಬ್ಬರು ಗೋಲಿಬಾರಿನಿಂದಲೂ ಮರಣ ಹೊಂದಿದರು.

ವಿದ್ಯಾರ್ಥಿಗಳ ಚಳವಳಿಯ 3ನೇ ದಿನವಾದ ಇಂದು ಇಲ್ಲಿ ಅದು ಗುಂಪು ಗಲಭೆ ರೂಪವನ್ನು ತಾಳಿ, ದೊಂಬಿ, ಲೂಟಿ, ಬೆಂಕಿ ಹಚ್ಚುವ ಕೃತ್ಯಗಳು ನಡೆದವು.

ಸೇಡು ತೀರಿಸಿಕೊಳ್ಳಲು 50 ಗುಡಿಸಲುಗಳಿಗೆ ಬೆಂಕಿ ಹಚ್ಚಲಾಯಿತು. ನಗರದ ವಿವಿಧ ಭಾಗಗಳಲ್ಲಿ ಅಲ್ಪಸಂಖ್ಯಾತ ಗುಂಪಿಗೆ ಸೇರಿದ ಎಲ್ಲ ಅಂಗಡಿಗಳನ್ನೂ ಲೂಟಿ ಮಾಡಿ ಧ್ವಂಸ ಮಾಡಲಾಯಿತು.

• ಹಾಸನದ ಘಟನೆ ಕುರಿತು ನ್ಯಾಯಾಂಗ ತನಿಖೆಗೆ ನಿರ್ಧಾರ

ಬೆಂಗಳೂರು, ಸೆ.13– ರಾಜ್ಯದ ಹಲವೆಡೆ ವಿದ್ಯಾರ್ಥಿ ಅಶಾಂತಿ ಹಾಗೂ ಚಳವಳಿಗಳಿಗೆ ಪ್ರಚೋದನೆಯಾಗಿದ್ದ, ಹಾಸನ ಪೊಲೀಸ್ ಸ್ಟೇಷನ್‌ನಲ್ಲಿ ಆದ ಯುವಕನೊಬ್ಬನ ಸಾವಿನ ಬಗ್ಗೆ ನ್ಯಾಯಾಂಗಾಧಿಕಾರಿಯಿಂದ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ವಿಚಾರಣಾ ಆಯೋಗ ಶಾಸನದನ್ವಯ ಈ ತನಿಖೆ ನಡೆಸಲು ಜಿಲ್ಲಾ ನ್ಯಾಯಾಧೀಶರೊಬ್ಬರ ಸೇವೆಯನ್ನು ಒದಗಿಸಿಕೊಡಬೇಕೆಂದು ಸರ್ಕಾರವು ಹೈಕೋರ್ಟನ್ನು ಕೇಳಲಿದೆ ಎಂದು ಸರ್ಕಾರಿ ಪ್ರಕಟಣೆ ತಿಳಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ರಿಯಾ ಸಮಿತಿಯ ಮುಖ್ಯ ಬೇಡಿಕೆ ಇದೇ ಆಗಿತ್ತು.

ಭೂಮಿಯನ್ನು ಬಗೆದಿದ್ದು ಸಾಕು, ಆಕಾಶವನ್ನು ಸೋಸುವ ಎಂಜಿನಿಯರಿಂಗ್ ಬೇಕು

ಹಾಕಬೇಕು ಭಾಗ್ಯಾಕಾಶಕ್ಕೆ ಲಗ್ಗೆ!



ವಿಜ್ಞಾನ ವಿಶೇಷ

ನಾಗೇಶ ಹೆಗಡೆ

ಆಕಾಶಕ್ಕೇ ನಲ್ಲಿ ಇಟ್ಟು ನೀರನ್ನು ಬಸಿಯುವುದು ಗೊತ್ತೆ? ಗ್ವಾಟೆಮಾಲಾ ದೇಶದ ತೊಯ್ಕಿಯಾ ಹೆಸರಿನ ಬರಪೀಡಿತ ಗುಡ್ಡಗಾಡು ಹಳ್ಳಿಗೆ ಬನ್ನಿ. ಅಲ್ಲಿ ಅಲ್ಲಲ್ಲಿ ವಾಲಿಬಾಲ್ ನೆಟ್‌ನಂಥ ಜಾಳು ಪರದೆಗಳನ್ನು ನಿಲ್ಲಿಸಿದ್ದಾರೆ. ಗಾಳಿಯಲ್ಲಿ ತೇವಾಂಶ ಜಾಸ್ತಿ ಇರುವುದರಿಂದ ರಾತ್ರಿಯಿಡೀ ನೆಟ್‌ನಿಂದ ನೀರು ತೊಟ್ಟಿಕ್ಕುತ್ತದೆ. ಪರದೆಯ ಗಾತ್ರಕ್ಕೆ ತಕ್ಕಂತೆ ದಿನವೂ 100, 200, 400 ಲೀಟರ್ ಶುದ್ಧ ನೀರು ಸಂಗ್ರಹವಾಗುತ್ತದೆ. ಮನೆಬಳಕೆಗೆ ಮಿಕ್ಕು ಅಲ್ಲಿ ಹಣ್ಣುತರಕಾರಿಯನ್ನೂ ಬೆಳೆಯುತ್ತಾರೆ. ಹೆಚ್ಚಿನ ವಿವರಗಳನ್ನು fogquest.org ಹೆಸರಿನ ವೆಬ್‌ಸೈಟ್‌ನಲ್ಲಿ ನೋಡಬಹುದು.

‘ಭೂಮಿಯಿಂದ ತೆಗೆದಿದ್ದು ಸಾಕು, ಆಕಾಶದಿಂದ ಪಡೆಯೋಣ’ ಎಂಬ ಚಳವಳಿ ಅಲ್ಲಲ್ಲಿ ಆರಂಭವಾಗಿದೆ ತಾನೆ? ಬಿಸಿಲು, ಗಾಳಿಯಿಂದ ವಿದ್ಯುತ್ ಪಡೆಯುವುದಂತೂ ಆಯಿತು. ಮಳೆ ಇಲ್ಲದ ದಿನಗಳಲ್ಲಿ ನೀರನ್ನೂ ಅಲ್ಲಿಂದಲೇ ಬಸಿಯಲು ಸಾಧ್ಯವಿದೆ ಎಂದು ವಿಜ್ಞಾನ ತೋರಿಸಿಕೊಟ್ಟಿದೆ. ಇನ್ನೇನೇನನ್ನು ಪಡೆಯಬಹುದು?

ಏಳೆಂಟು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ‘ಕಾರ್ಬನ್ ಕೇಕ್’ ಹೆಸರಿನ ನಾಟಕವೊಂದು ಪ್ರದರ್ಶನಕ್ಕೆ ಬಂದಿತ್ತು. ವಾಯುಮಂಡಲದಲ್ಲಿ ದಟ್ಟಣಿಸುತ್ತಿರುವ ಕಾರ್ಬನ್ ಡೈಆಕ್ಸೈಡನ್ನು (ಸಿಓಟು) ಹೀರಿ ತೆಗೆಯಲು ಶ್ರಮಿಸಿದ ಕನ್ನಡದ ವಿಜ್ಞಾನಿಯೊಬ್ಬನ ಕಾಲ್ಪನಿಕ ಕತೆ ಅದಾಗಿತ್ತು. ತನಗೆ ಯಶಸ್ಸು ಸಿಕ್ಕರೆ ಇಡೀ ಪೃಥ್ವಿಯನ್ನು ಬಿಸಿಪ್ರಳಯದ ಸಂಕಟದಿಂದ ಪಾರುಮಾಡಬಹುದು ಎಂಬ ಕನಸು ಅವನದು. ಸತತ ಯತ್ನದಿಂದ ಅದೆಷ್ಟೊ ಘನ ಕಿಲೊಮೀಟರ್ ವ್ಯಾಪ್ತಿಯ ಸಿಓಟುವನ್ನು ಹೀರಿ ಆತ ಸಾಬೂನಿನ ಗಾತ್ರದ ಗಟ್ಟಿಯನ್ನಾಗಿ ಮಾಡಿಬಿಟ್ಟ. ಆದರೆ ಆ ತಂತ್ರಜ್ಞಾನವನ್ನು ಎಗರಿಸಲು ಎಷ್ಟೊಂದು ರಾಜಕೀಯ, ಏನೆಲ್ಲ ಪಿತೂರಿ, ಆಮಿಷ, ವಂಚನೆ ಎಲ್ಲ ನಡೆದು ಬಡಪಾಯಿ ವಿಜ್ಞಾನಿ ಆತ್ಮಹತ್ಯೆಗೆ ಮುಂದಾಗುವವರೆಗೆ ಕಥನ ಸಾಗಿತ್ತು. ಮೈಸೂರಿನ ರಂಗಾಯಣದ ರಾಮನಾಥ್ ಹೆಣೆದ ಕತೆ ಅದಾಗಿತ್ತು.

ಆಕಾಶದಲ್ಲಿ ದಟ್ಟಣಿಸಿರುವ ಸಿಓಟು ಇಡೀ ಭೂಗ್ರಹಕ್ಕೆ ಅದೆಂಥ ಗಂಡಾಂತರವನ್ನು ತರುತ್ತಿದೆ ಎಂಬುದು ಈಗೀಗ ಶಾಲಾ ಮಕ್ಕಳಿಗೂ ಗೊತ್ತಾಗಿದೆ. ‘ನಾನು ದೊಡ್ಡೋಳಾದ್ಮೇಲೆ ಗಾಳಿಯನ್ನು ಫಿಲ್ಟರ್ ಮಾಡುವ ವಿಜ್ಞಾನಿ ಆಗುತ್ತೇನೆ’ ಎಂದು ಕನಸು ಕಟ್ಟುವ ಮಕ್ಕಳೂ ಅಲ್ಲಲ್ಲಿ ಕಾಣಸಿಗುತ್ತಿದ್ದಾರೆ.

ಸಿಓಟು ಸಮಸ್ಯೆ ಮನುಷ್ಯರಿಗೆ ಗೊತ್ತಾಗುವ ಮೊದಲೇ ಭೂಮಿಗೆ ಗೊತ್ತಿತ್ತು. ವಾತಾವರಣದಲ್ಲಿ ಸಿಓಟು ತೀರಾ ಹೆಚ್ಚು ಅಥವಾ ಕಮ್ಮಿ ಆಗದಂತೆ ಮಾಡಲು ಅದು ಚಂದದ ಚಕ್ರವನ್ನು ನಿರ್ಮಿಸಿಕೊಂಡಿದೆ. ಭೂಮಿಯ ಮೇಲೆ ಅಷ್ಟೇ ಅಲ್ಲ, ಕಡಲಾಳದಲ್ಲೂ ಅದು ದಟ್ಟ ಅರಣ್ಯ-ಗಳನ್ನು ಬೆಳೆಸಿದೆ. ಸಮುದ್ರದಲ್ಲಿ ಉದ್ದುದ್ದ ಎಲೆಗಳ, ಬೆತ್ತದಂತೆ ಕಾಣುವ ಪಾಚಿಬಣ್ಣದ ‘ಕೆಲ್ಪ್’ ಹೆಸರಿನ ಸಸ್ಯಗಳು ತೆಂಗಿನ ಮರಕ್ಕಿಂತ ಎತ್ತರ ಬೆಳೆಯುತ್ತವೆ. ಕಡಲ ತಡಿಗುಂಟ ನೂರಾರು ಚದರ ಕಿ.ಮೀ. ವಿಸ್ತೀರ್ಣದ ಆ ಉಪ್ಪುನೀರಿನ ದಟ್ಟಡವಿಗಳು ಸದಾ ನೀರಲ್ಲಿ ಮುಳುಗಿದ್ದು ಅಲ್ಲಿನ ಜೀವಕೋಟಿಗೆ ಆಹಾರ ಮತ್ತು ಆಶ್ರಯವನ್ನು ಒದಗಿಸುತ್ತಲೇ ವಾತಾವರಣದ ಸಿಓಟುವನ್ನು ಹೀರಿ ತೆಗೆಯುತ್ತವೆ. ಅದೇರೀತಿ ಮೃದ್ವಂಗಿಗಳು ನೀರಲ್ಲಿ ಕರಗಿದ ಕಾರ್ಬನ್ನನ್ನು ಹೀರಿಕೊಂಡು, ಕಪ್ಪೆಚಿಪ್ಪುಗಳ ಕವಚವನ್ನಾಗಿ ಮಾಡಿಕೊಂಡು ಅದರೊಳಗೆ ಬದುಕುತ್ತವೆ. ಅಂಥ ಚಿಪ್ಪುಗಳೆಲ್ಲ ಕ್ರಮೇಣ ಸಮುದ್ರದ ತಳಕ್ಕಿಳಿದು ಸುಣ್ಣದ ಹಾಸುಗಲ್ಲುಗಳಾಗುತ್ತವೆ. ಯುಗ ಕಳೆದಂತೆ ಈ ಶಿಲೆಗಳು ಬೇರೆಲ್ಲೋ ಮೇಲೆದ್ದು ಸುಣ್ಣದ ಕಲ್ಲಿನ ಬೆಟ್ಟವಾಗುತ್ತವೆ. ಅಥವಾ ಭೂಶಾಖ ಮತ್ತು ಒತ್ತಡಕ್ಕೆ ಸಿಕ್ಕು ಅಮೃತಶಿಲೆಗಳಾಗುತ್ತವೆ. ಹೀಗೆ ಮಾಡಲು ಹೋಗಿ ವಾತಾವರಣದಲ್ಲಿ ಕಾರ್ಬನ್ ತೀರ ಕಡಿಮೆ ಮಟ್ಟಕ್ಕೆ ಬಂತೆಂದರೆ ಅದೂ ಕಷ್ಟವೇ. ಆಗ ಪ್ರಕೃತಿಯೇ ನೆಲದ ಮೇಲಿನ ಗೊಂಡಾರಣ್ಯಗಳನ್ನು ಕೆಡವಿ ನೆಲದೊಳಕ್ಕೆ ದಬ್ಬಿ, ಅಲ್ಲಿ ಅವನ್ನು ಕಲ್ಲಿದ್ದಲಾಗಿ, ಕಚ್ಚಾತೈಲವಾಗಿ ಶೇಖರಿಸುತ್ತದೆ. ಜಲಚಕ್ರದ ಹಾಗೇ ಅಚ್ಚುಕಟ್ಟಾದ ಕಾರ್ಬನ್ ಚಕ್ರ ಅದು.


ನಾವು ಜಲಚಕ್ರವನ್ನು ಕೆಡಿಸಿದ ಹಾಗೆ ಕಾರ್ಬನ್ ಚಕ್ರವನ್ನೂ ಕಂಡಾಬಟ್ಟೆ ಕೆಡಿಸುತ್ತ ಸಾಗಿದ್ದೇವೆ. ಸಮುದ್ರದಲ್ಲಿ ಬೆಳೆಯುವ ಕೆಲ್ಪ್ ಕಾಡುಗಳನ್ನು ತರಿದು ಕಾರ್ಖಾನೆಗೆ, ರಸಗೊಬ್ಬರ ಫ್ಯಾಕ್ಟರಿಗೆ ತರುತ್ತಿದ್ದೇವೆ. ಗುಡ್ಡಬೆಟ್ಟಗಳನ್ನು ಸ್ಫೋಟಿಸಿ ಸುಣ್ಣದಕಲ್ಲುಗಳನ್ನು ಸಿಮೆಂಟನ್ನಾಗಿ ಬಳಸಿ ಅಮೃತಶಿಲೆಗಳ ಮಹಲು ಕಟ್ಟುತ್ತಿದ್ದೇವೆ. ಆ ಬಗೆಯ ಅಭಿವೃದ್ಧಿಗೆಂದು ನೆಲದಡಿಯ ಕಲ್ಲಿದ್ದಲನ್ನೂ ತೈಲವನ್ನೂ ಮೇಲೆತ್ತಿ ಉರಿಸಿ, ಸಿಓಟುವನ್ನು ವಾತಾವರಣಕ್ಕೆ ಅಟ್ಟುತ್ತಿದ್ದೇವೆ. ಈಗ ಆಕಾಶದಲ್ಲಿ ಸಿಓಟು ಇಡೀ ಪೃಥ್ವಿಗೆ ಕಂಬಳಿಯಂತೆ ಸುತ್ತಿಕೊಂಡು ಎಲ್ಲೆಂದರಲ್ಲಿ ಚಂಡಮಾರುತ, ಕಾಡಿನ ಬೆಂಕಿ, ಮೇಘಸ್ಫೋಟ, ಭೂಕುಸಿತ, ಹಿಮಕುಸಿತ, ಬರಗಾಲಕ್ಕೆ ಕಾರಣವಾದಾಗ ನಮಗೆ ಅದರ ಚುರುಕು ತಟ್ಟುತ್ತಿದೆ. ಫ್ಯಾಕ್ಟರಿಗಳಿಂದ ಹೊಮ್ಮುವ ಸಿಓಟುವನ್ನು ಹೇಗಾದರೂ ಮತ್ತೆ ಭೂಮಿಯೊಳಕ್ಕೆ ಇಳಿಸಿ ಶಿಲೆಯನ್ನಾಗಿಸಲು ಏನೆಲ್ಲ ಪ್ರಯತ್ನಗಳು ಪ್ರಯೋಗಗಳು ನಡೆಯುತ್ತಿವೆ. ಕಾರ್ಬನ್ನನ್ನು ಭೂಗತಗೊಳಿಸುವ ತಂತ್ರಜ್ಞಾನ ಕೈಗೆಟುಕುತ್ತಿದೆ; ವೆಚ್ಚ ಮಾತ್ರ ಗಗನಮುಖಿಯಾಗಿದೆ.

ವಾಯುಮಂಡಲದಿಂದ ಸಿಓಟುವನ್ನು ತೆಗೆದರೆ ಸಾಕೆ? ಅಲ್ಲಿ ಇನ್ನೇನೇನೆಲ್ಲ ಶಾಖವರ್ಧಕ ಅನಿಲಗಳಿವೆ. ಮೀಥೇನ್ ಇದೆ, ಸಾರಜನಕ ಮತ್ತು ಗಂಧಕದ ನಾನಾ ತೆರನಾದ ಭಸ್ಮಗಳು ಇವೆ. ಅವೆಲ್ಲಕ್ಕಿಂತ ಮುಖ್ಯವಾಗಿ ನೀರಾವಿ ಇದೆ. ಇದರ ರಗಳೆ ಅಷ್ಟಿಷ್ಟಲ್ಲ. ಭೂಮಿ ಬಿಸಿಯಾದಷ್ಟೂ ಇನ್ನಷ್ಟು ಮತ್ತಷ್ಟು ದೊಡ್ಡ ಪ್ರಮಾಣದಲ್ಲಿ ನೀರಾವಿ ಮೇಲಕ್ಕೇರುತ್ತ ನೆಲವನ್ನು ಇನ್ನಷ್ಟು ತೀವ್ರವಾಗಿ ಬಿಸಿ ಮಾಡುತ್ತದೆ. ಆಕಾಶದಿಂದ ನೀರಾವಿಯನ್ನು ಹೀರಿ ತೆಗೆಯಲು ಸಾಧ್ಯವಾದರೆ ಎಷ್ಟೊಂದು ಅನುಕೂಲ ಇದೆ. ಮರಳುಗಾಡನ್ನೂ ಹಸಿರು ಮಾಡಬಹುದು.

ಈಗ ಇಲ್ಲೊಂದು ಸ್ವಾರಸ್ಯದ ಕತೆ ಇದೆ: ಜಗತ್ತಿನ ಅತ್ಯಂತ ಕರಾಳ ಮರುಭೂಮಿ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದಲ್ಲಿದೆ. ಅದರ ಹೆಸರೇ ‘ಡೆತ್ ವ್ಯಾಲಿ’ -ಅಂದರೆ ಮೃತ್ಯುಕಣಿವೆ. ಅಲ್ಲಿ ಗಾಳಿಯ ಚಲನೆಯೇ ತೀರ ಕಮ್ಮಿ ಇರುವುದರಿಂದ ಹಗಲಲ್ಲಿ ಹವೆ 54 ಡಿಗ್ರಿ ಸೆಲ್ಸಿಯಸ್‌ನಷ್ಟು ಬಿಸಿಯಾಗುತ್ತದೆ. ನೆಲದ ತಾಪಮಾನ 90 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿದ್ದೂ ಇದೆ. ಎಲ್ಲ ಮರುಭೂಮಿಗಳ ಹಾಗೆ ಅಲ್ಲಿಯೂ ರಾತ್ರಿಯಾಗುತ್ತಲೇ ಘೋರ ಚಳಿ ಬೀಳುತ್ತದೆ. ವಿಜ್ಞಾನಿಗಳ ತಂಡವೊಂದು ಮೃತ್ಯು ಕಣಿವೆಯ ಫರ್ನೇಸ್ ಕ್ರೀಕ್ (ಕುಲುಮೆ ಹಳ್ಳ) ಎಂಬಲ್ಲಿಗೆ ಹೋಗಿ ಅಲ್ಲಿನ ಗಾಳಿಯಿಂದ ನೀರನ್ನು ಬಸಿದಿದೆ. ಈ ತಂಡದ ಮುಖ್ಯಸ್ಥ ಅಮೆರಿಕದ ರಸಾಯನ ವಿಜ್ಞಾನಿ ಒಮರ್ ಯಾಘಿ ವಿಶೇಷ ಕೆಮಿಕಲ್ ಜಾಳಿಗೆಯನ್ನು ರೂಪಿಸಿದ್ದು, ಅದು ರಾತ್ರಿಯಲ್ಲಿ ಮರುಭೂಮಿಯ ತೇವಾಂಶವನ್ನು ಹೀರಿಕೊಂಡು ಹಗಲಿನಲ್ಲಿ ನೀರನ್ನು ಬಸಿಯುತ್ತಿರುತ್ತದೆ. ವಿದ್ಯುತ್ ಶಕ್ತಿಯೂ ಬೇಕಾಗಿಲ್ಲ. ಅಣುಗಳ ಮಧ್ಯೆಯೇ ರಂಧ್ರಗಳುಳ್ಳ ಈ ಜಾಳಿಗೆ ಅದೆಷ್ಟು ಸೂಕ್ಷ್ಮವೆಂದರೆ ಒಂದು ಗ್ರಾಮ್ ತೂಕದ್ದನ್ನು ಅರಳಿಸಿ ಅರ್ಧ ಫುಟ್‌ಬಾಲ್ ಮೈದಾನಕ್ಕೆ ಹಾಸಬಹುದು. ಹಾಗೆಂದು ನೀರನ್ನು ಬಸಿಯಲು ಅದನ್ನೇನೂ ಬರಡು ನೆಲದಲ್ಲಿ ಹಾಸಬೇಕಿಲ್ಲ. ಮುಷ್ಟಿಗಾತ್ರದ, ಮೊಳ ಉದ್ದದ ದಂಡಕ್ಕೆ ಸುತ್ತಿಟ್ಟರೂ ಸಾಕು. ನೀರು ತೊಟ್ಟಿಕ್ಕತೊಡಗುತ್ತದೆ. ಇದೇ ಜಾಳಿಗೆಯ ರಾಸಾಯನಿಕ ರಚನೆಯನ್ನು ಬದಲಿಸಿ ವಾಯುವಿನಲ್ಲಿ-ರುವ ‘ಸಿಓಟುವನ್ನೂ ಹೀರಿ ತೆಗೆಯಬಹುದು’ ಎಂದು ನೊಬೆಲ್ ಪ್ರಶಸ್ತಿಗೆ ನಾಮಾಂಕಿತಗೊಂಡ ಒಮರ್ ಯಾಘಿ ಹೇಳುತ್ತಾರೆ.

ತೇವಾಂಶವಿರುವ ಗಾಳಿಯಿಂದ ನೀರನ್ನು ಬಸಿಯುವ ನಾನಾ ವಿಧಾನಗಳು ಬಳಕೆಗೆ ಬರುತ್ತಿವೆ. ಬಳ್ಳಾರಿಯ ಘೋರ ಬೇಸಿಗೆಯಲ್ಲೂ ತೇವಾಂಶ ಕನಿಷ್ಠ ಶೇ 40ರಷ್ಟಿರುವುದರಿಂದ ಅಲ್ಲಿನ ಗಾಳಿಯಲ್ಲೂ ನೀರನ್ನು ಹಿಂಡಬಹುದು. ಮಲೆನಾಡಿನಲ್ಲಿ ದೀಪಾವಳಿ ಮುಗಿಯುತ್ತಲೇ ಮಂಜಿನ ಪರದೆಯ ಹಿಂದೆಯೇ ಬರಗಾಲವೂ ಇಣುಕತೊಡಗುತ್ತದೆ. ಗ್ವಾಟೆಮಾಲಾದ ನೀರಿನ ಪರದೆಗಳು ನಮಗೆ ನೆನಪಾಗಬೇಕು. ಮಾತೆತ್ತಿದರೆ ‘ನದಿ ತಿರುವು’, ‘ಅಣೆಕಟ್ಟು ನಿರ್ಮಾಣ’ದಂಥ ಹಳೇ ಮಂತ್ರವನ್ನೇ ನಾವು ಈಗಲೂ ಜಪಿಸುತ್ತಿದ್ದೇವೆ. ಸರ್ ಎಮ್.ವಿಶ್ವೇಶ್ವರಯ್ಯನವರು ಈಗ ಬದುಕಿದ್ದಿದ್ದರೆ ಮೇಕೆದಾಟು, ಎತ್ತಿನಹೊಳೆಗಳ ನೀಲನಕ್ಷೆಯನ್ನು ನೋಡಿ ‘ವಾಟ್ ಎ ವೇಸ್ಟ್ ಆಫ್ ಎನರ್ಜಿ ಆ್ಯಂಡ್ ಮನಿ!’ ಎನ್ನುತ್ತಿದ್ದರೇನೊ.

ನಾಳೆ 15ರಂದು ಅವರ ಜನ್ಮದಿನದ ನೆನಪಿನ ‘ಎಂಜಿನಿಯರ್‌ಗಳ ದಿನ’ವನ್ನು ಆಚರಿಸಲಿದ್ದೇವೆ. ಭೂಮಿಯನ್ನು ಮತ್ತೆ ಸುಸ್ಥಿತಿಗೆ ತರಬಲ್ಲ ಹೊಸಬಗೆಯ ಭಾಗ್ಯಾಕಾಶ ಎಂಜಿನಿಯರಿಂಗ್ ವಿದ್ಯೆಗೆ ನಮ್ಮಲ್ಲೂ ಚಾಲನೆ ಸಿಗಬೇಕಿದೆ.



ಚುರುಮುರಿ



ಟಿಕೆಟ್ ಬೇಕಾ ಟಿಕೆಟ್?

• ಗುರು ಪಿ.ಎಸ್.

‘ಏನ್ ಮುದ್ದಣ್ಣ, ಹೀಗೆ ತಲೆ ಮೇಲೆ ಟವೆಲ್ ಹಾಕ್ಕೊಂಡು ಕೂತಿದೀಯ?’ ಎಲ್ಲ ಗೊತ್ತಿದ್ದೂ ಗೊತ್ತಿಲ್ಲದವನಂತೆ ಕಾಲೆಳೆದ ವಿಜಿ.

‘ಅಡ್ಕೊಳೋರ ಮುಂದೆ ಎಡವಿ ಬಿದ್ದಂಗಾಗಿದೆ ನನ್ನ ಪಾಡು...’ ಬೇಜಾರಿನಲ್ಲಿ ಹೇಳಿದ ಮುದ್ದಣ್ಣ.

‘ಏನಾಯ್ತು ಹೇಳು ಮುದ್ದಣ್ಣ’

‘ಟಿಕೆಟ್ ಕೊಡಿಸ್ತೀನಿ ಅಂತ ಕೈ ಕೊಟ್ಟರು’.

‘ಯಾವ ಟಿಕೆಟ್? ಟ್ರೈನ್‌ದಾ, ಫ್ಲೈಟ್‌ದಾ?’

‘ಬೆಕ್ಕಿಗೆ ಚೆಲ್ಲಾಟ, ಇಲಿಗೆ ಪ್ರಾಣಸಂಕಟ ಅನ್ನೋ ಹಾಗೆ ಮಾಡ್ತಿದೀಯಾ. ಎಂಎಲ್‌ಎ ಟಿಕೆಟ್ ಕೊಡಿಸ್ತೀನಿ ಅಂತ ಕೋಟಿಗಟ್ಟಲೇ ದುಡ್ಡು ತಗೊಂಡು ಮೋಸ ಮಾಡಿದ್ರು’ ಅಳೋ ಧ್ವನಿಯಲ್ಲಿ ಹೇಳಿದ ಮುದ್ದಣ್ಣ.

‘ಯಾರಿಗೆ ಟಿಕೆಟ್ ಕೇಳಿದ್ದೆ ಮಾರಾಯ?’

ಇದ್ದಕ್ಕಿದ್ದಂತೆ ಭಾವುಕನಾದ ಮುದ್ದಣ್ಣ, ‘ಅವರು ಸಿಡಿಗುಂಡು, ನ್ಯಾಯ-ನೀತಿ, ಧರ್ಮಕ್ಕೆ ಹೆಸರುವಾಸಿ. ಅವರು ಮಾತನಾಡ್ತಿದ್ರೆ ಮೈಯೆಲ್ಲ ರೋಮಾಂಚನವಾಗೋದು. ಅವರೆಂದರೆ...’ ಹೊಗಳಿಕೆ ಮುಂದುವರಿಸೇ ಇದ್ದ.

‘ತಡಿ, ತಡಿ... ನೀನು ಮೋಸ ಹೋಗೋದನ್ನ ತಡೆದ ದೇವರು ಅವರೇ ಅನ್ನು...’

‘ಇಲ್ಲ, ಮೋಸ ಮಾಡಿದವರೇ ಅವರು?’

ಕಿಸಕ್ಕನೆ ನಕ್ಕ ವಿಜಿ, ‘ಅವರನ್ನೇಕೆ ನಂಬೋಕೆ ಹೋದೆ ಮುದ್ದಣ್ಣ ನೀನು...’

‘ನೋಡಣ್ಣ, ನನಗೇನಾದರೂ ಅನ್ನು, ಅವರಿಗೆ ಮಾತ್ರ ಏನೂ ಅನ್ನಬೇಡ. ಧರ್ಮರಕ್ಷಣೆ ಬಗೆಗಿನ ಅವರ ಬದ್ಧತೆಗೆ ಫ್ಯಾನ್ ನಾನು. ಯಾರೋ ಆಗದವರು ಮಾಟ ಮಾಡಿಸಿರಬೇಕು. ಅದಕ್ಕೆ ಕೋಟಿ ದುಡ್ಡು ಕಳೆದುಕೊಂಡೆ...’ ಮುದ್ದಣ್ಣನ ಗೋಳು ಮುಂದುವರಿಯಿತು.

‘ಅವರದು ಯಾವ ಧರ್ಮ?’

‘ಅವರದೂ ನನ್ನ ಧರ್ಮವೇ’ ಹೆಮ್ಮೆಯಿಂದ ಹೇಳಿದ ಮುದ್ದಣ್ಣ.

‘ನೋಡ್ ಮುದ್ದಣ್ಣ, ಮೋಸ, ವಂಚನೆಗೂ ಮತ್ತು ಧರ್ಮಕ್ಕೂ ಗಂಟು ಹಾಕಬಾರದು ಅಂತ ಗೊತ್ತು. ಆದ್ರೆ, ಮೋಸ ಮಾಡೋರು ಧರ್ಮ ನೋಡಿ ಮಾಡಲ್ಲ’ ಬೋಧನೆ ಶುರು ಮಾಡಿದ ವಿಜಿ.

‘ಆದ್ರೂ, ಅವರ ಮಾತು, ಆ ಭಾಷಣ, ಆ ನಡೆ- ನುಡಿ...’ ಮತ್ತೆ ಹೊಗಳಲು ಆರಂಭಿಸಿದ ಮುದ್ದಣ್ಣ.

‘ನಿನಗೆ ಟಿಕೆಟ್ ಸಿಗದೇ ಇದ್ದದ್ದೇ ಒಳ್ಳೇದಾಯ್ತು’ ಸಿಟ್ಟಲ್ಲೇ ತೆರಳಿದ ವಿಜಿ.

ಸಂಗತ

ಹಟಮಾರಿತನಕ್ಕೆ ಮಣಿಯುವ ಮುನ್ನ...

ಮಕ್ಕಳ ಹಟಮಾರಿತನವನ್ನು ನೋಡುವಾಗ, ಒಂದು ಸಮಾಜವಾಗಿ ಕೆಲವು ಅಂಶಗಳನ್ನು ಗಮನಿಸುವುದು, ಅಪ್ಪ ಅಮ್ಮ ಸ್ವತಃ ಆತ್ಮವಿಮರ್ಶೆಯಲ್ಲಿ ತೊಡಗುವುದು ಮುಖ್ಯ ಎನಿಸುತ್ತದೆ

• ಡಾ. ಕೆ.ಎಸ್.ಪವಿತ್ರ

ಮಧ್ಯ ವಯಸ್ಸಿನ ಅಪ್ಪ- ಅಮ್ಮ ಬಂದು, ಹದಿಹರೆಯದ ಮಕ್ಕಳನ್ನು ಮುಂದಿಟ್ಟು, ನಿಸ್ಸಹಾಯಕರಂತೆ ಕೈ ಚೆಲ್ಲಿ ಕುಳಿತುಕೊಳ್ಳುವುದು ಇಂದು ನಾನು ದಿನನಿತ್ಯ ನೋಡುವ ದೃಶ್ಯವಾಗಿದೆ. ‘ಜೀವನಾನುಭವ, ವಯಸ್ಸಿನ ಹಿರಿತನ ನಿಮಗಿದೆ, ಮಕ್ಕಳ ಅವಶ್ಯಕತೆಗಳಿಗೆ ದುಡ್ಡು ನೀಡಿ ಸಲಹುತ್ತಿರುವವರು ನೀವು, ಅಂದಮೇಲೆ ಅವರಿಗೆ ಹೆದರುವುದು ಏಕೆ? ಹೀಗೆ ಮಾಡಿ, ಹಾಗೆ ಮಾಡಬೇಡಿ ಎಂಬುದನ್ನು ನೇರವಾಗಿ ಹೇಳಿ ನೋಡಿ’ ಎಂದರೆ ಅಪ್ಪ- ಅಮ್ಮ ಹೇಳುವ ಆ ಕ್ಷಣದ ಉತ್ತರ ‘ಹೀಗೆ ಮಾಡು ಎಂದರೆ ನಾನು ಸತ್ತು ಹೋಗ್ತೀನಿ ಅಂತಾನೆ’, ‘ಊಟನೇ ಮಾಡಲ್ಲ ಅಂತಾಳೆ’, ‘ಮೊಬೈಲ್ ಕೊಡಿಸದಿದ್ರೆ ನಾನು ಕಾಲೇಜಿಗೇ ಹೋಗಲ್ಲ ಅಂತ ಹೇಳ್ತಾನೆ’...

ಈಗ್ಗೆ ಹತ್ತು ವರ್ಷಗಳ ಹಿಂದೆ, ದ್ವಿತೀಯ ಪಿಯುಸಿ ಪಾಸಾದವರಲ್ಲಿ ಎಲ್ಲಿಯೋ ಒಬ್ಬರು ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ‘ರಿಜೆಕ್ಟ್’ ಮಾಡಿ, ಇನ್ನೊಂದು ವರ್ಷ ಕುಳಿತು ಓದಿ ಪ್ರಯತ್ನಿಸುತ್ತಿದ್ದರು. ಈಗ ಹಾಗಲ್ಲ. ಒಂದು ವರ್ಷ ಒಂದು ಕೋಚಿಂಗ್ ಸೆಂಟರ್, ಮತ್ತೊಂದು ವರ್ಷ ಇನ್ನೊಂದು ಕೋಚಿಂಗ್ ಕೇಂದ್ರ, ಮಗದೊಂದು ವರ್ಷ ಮನೆಯಲ್ಲಿಯೇ ಕುಳಿತು ಓದುವ ಪ್ರಯತ್ನ ಹೀಗೆ 2-3 ವರ್ಷ ಓದುವುದು, ಎಂಬಿಬಿಎಸ್ ಪದವಿಗೆ ಪ್ರವೇಶ ಪಡೆಯಲು ಸತತವಾಗಿ ಪ್ರಯತ್ನಿಸು-ವುದು ಮಾಮೂಲಾಗಿ ಹೋಗಿದೆ. ಇಲ್ಲಿಯೂ ಮಕ್ಕಳ ಹಟಮಾರಿತನ, ಅಪ್ಪ- ಅಮ್ಮಂದಿರ ಅಸಹಾಯಕತೆ ಎದ್ದು ಕಾಣುತ್ತದೆ. ಮಕ್ಕಳು ಕೈಯಲ್ಲಿ ಇಟ್ಟುಕೊಳ್ಳುವ ಮೊಬೈಲ್ ಎಂಬ ‘ಮಾರಕಾಸ್ತ್ರ’ವನ್ನಂತೂ ಅಪ್ಪ- ಅಮ್ಮ ಕಿತ್ತುಕೊಳ್ಳಲು, ದೂರ ಎಸೆಯಲು, ಅದರ ಬದಲು ಬೇರೆ ಚಟುವಟಿಕೆಗಳಲ್ಲಿ ಅವರನ್ನು ತೊಡಗಿಸಲು ನಿಸ್ಸಹಾಯಕತೆಯ ಮಂತ್ರವನ್ನು ಮತ್ತೆ ಮತ್ತೆ ಜಪಿಸ-ತೊಡಗುತ್ತಾರೆ. ‘ಇವರು ಕೇಳೋದೇ ಇಲ್ಲ ಡಾಕ್ಟ್ರೇ’ ಎಂದೋ, ‘ಡಾಕ್ಟ್ರು ಏನು ಹೇಳ್ತಾರೆ ಸರಿಯಾಗಿ ಕೇಳಿಸ್ಕೋ’ ಎಂದೋ ಎಲ್ಲವನ್ನೂ ಸರಿಪಡಿಸುವ ಜವಾಬ್ದಾರಿಯನ್ನು ವೈದ್ಯರ ಮೇಲೇ ಹಾಕಿಬಿಡುತ್ತಾರೆ!

ಹೀಗೆ ಅಪ್ಪ- ಅಮ್ಮ ನಿಸ್ಸಹಾಯಕರಾಗಿ ನಿಲ್ಲುವುದನ್ನು ನೋಡಿದಾಗ, ಮಕ್ಕಳು ಹಟಮಾರಿತನದಿಂದ ಮತ್ತಷ್ಟು ಸಮಸ್ಯೆಗಳನ್ನು ತಂದುಕೊಳ್ಳುವುದನ್ನು ನೋಡುವಾಗ, ಒಂದು ಸಮಾಜವಾಗಿ ಕೆಲವು ಅಂಶಗಳನ್ನು ಗಮನಿಸುವುದು, ಅಪ್ಪ- ಅಮ್ಮಂದಿರು ಸ್ವತಃ ಆತ್ಮವಿಮರ್ಶೆಯಲ್ಲಿ ತೊಡಗುವುದು ಮುಖ್ಯ ಎನಿಸುತ್ತದೆ. ಮಕ್ಕಳು ಮುಗ್ಧರು, ಅವರಿಗೆ ಏನೂ ಗೊತ್ತಾಗಲಾರದು ಅಥವಾ ಅವರ ಇಚ್ಛೆಗೆ ವಿರುದ್ಧವಾಗಿ ಅಪ್ಪ- ಅಮ್ಮ ನಡೆಯುವುದು ಸರ್ವಥಾ ತಪ್ಪು, ಅವರಿಗೆ ಏನು ಇಷ್ಟವೋ ಅದನ್ನು ಮಾಡಲು ಬಿಟ್ಟುಬಿಡುವುದೇ ಒಳ್ಳೆಯ ಅಪ್ಪ-ಅಮ್ಮ ನಡೆದು-ಕೊಳ್ಳಬೇಕಾದ ರೀತಿ ಎಂಬಂತಹ ಪೂರ್ವಗ್ರಹಗಳ-ನ್ನು ಪರಿಶೀಲಿಸಿ ನೋಡುವುದು ಅಗತ್ಯ ಎನಿಸುತ್ತದೆ. ಮನೋವೈದ್ಯಕೀಯ ವಿಜ್ಞಾನ ‘ಮಕ್ಕಳ ಮೇಲೆ ಒತ್ತಡ ಹೇರಬೇಡಿ, ಇಂತಿಷ್ಟೇ ಅಂಕ ಗಳಿಸಬೇಕು ಎಂಬ ಷರತ್ತು ಹಾಕಬೇಡಿ, ಹೊಡೆಯಬೇಡಿ’ ಎಂದೆಲ್ಲ ಪೋಷಕರಿಗೆ ತಿಳಿಹೇಳುತ್ತದೆಯಷ್ಟೆ. ಆದರೆ ಇದನ್ನು ಅವರು ‘ಅಶಿಸ್ತು ಬೆಳೆಸಲು ಬಿಡಿ’ ಎಂಬರ್ಥದಲ್ಲಿ ತಪ್ಪಾಗಿ ಗ್ರಹಿಸಿಬಿಡುತ್ತಾರೆ!

ಮಕ್ಕಳು ರಾತ್ರಿ ಹನ್ನೊಂದಕ್ಕೆ ಮನೆಗೆ ಕಾಲಿಟ್ಟರೆ ‘ಏಕೆ?’ ಎಂದು ಕೇಳಲು, ಮಕ್ಕಳ ಸ್ನೇಹಿತರು ಯಾರು, ಅವರ ಹಿನ್ನೆಲೆ ಏನು ಎಂಬುದನ್ನು ನೇರವಾಗಿ ವಿಚಾರಿಸಲು ಹೆದರುತ್ತಾರೆ! ಮತ್ತೆ ಬಹುಬಾರಿ ಮಕ್ಕಳೊಡನೆ ಸಮಯ ಕಳೆಯಲಾಗದ ತಮ್ಮ ಅಸಮರ್ಥತೆಗೆ ಮನೋವಿಜ್ಞಾನದ ನೆಪವೊಡ್ಡಿ ‘ನಾವು ಮಕ್ಕಳು ಹೇಳಿದ ಹಾಗೆಯೇ ಕೇಳಿದೆವು’ ಎಂದುಬಿಡುತ್ತಾರೆ. ಎಂಟನೇ ತರಗತಿಯ ಹೊತ್ತಿಗೆ ಒಬ್ಬ ಬಾಲಕ ನಾಲ್ಕು ಶಾಲೆಗಳನ್ನು ಬದಲಾಯಿಸಿದಾಗ ‘ಈ ಬದಲಾವಣೆ ಏಕೆ’ ಎಂದು ಪ್ರಶ್ನಿಸಿದರೆ ಅಪ್ಪ- ಅಮ್ಮ ನೀಡಿದ ಉತ್ತರ ‘ನಮಗೇನು ಗೊತ್ತು? ಅವನು ಹೇಳಿದ ಶಾಲೆಗೇ ನಾವು ಬದಲಾಯಿಸಿದ್ದೇವೆ. ಆದರೆ ಅವನು ಓದ್ತಾ ಇಲ್ಲ’. ಹದಿಮೂರು ವರ್ಷದ ಬಾಲಕನಿಗೆ ಶಾಲೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವೇ? ಹಾಗೆ ತೆಗೆದುಕೊಳ್ಳುವುದು ಸೂಕ್ತವೇ ಎಂಬ ಪ್ರಶ್ನೆಗೆ ಮತ್ತೆ ನಿಸ್ಸಹಾಯಕತೆಯ ನಿರುತ್ತರವೇ ಎದುರಾಗುತ್ತದೆ!



‘ಮಕ್ಕಳ ಮೇಲೆ ಒತ್ತಡ ಹೇರಬಾರದು’ ಎಂಬುದನ್ನು ಗಿಣಿಪಾಠದಂತೆ ಪಠಿಸುವ ನಾವು, ಮನೋವೈದ್ಯಕೀಯ ನಿಷ್ಠೆಯಿಂದ ಮತ್ತೆ ಮತ್ತೆ ಬೋಧಿಸುವ ‘ಮಕ್ಕಳೊಂದಿಗೆ ಬಾಲ್ಯದ ಮೊದಲಿನಿಂದ ಸಮಯ ಕಳೆಯಿರಿ, ಹಾಗೆ ನೀವು ನೀಡುವ ಗುಣಮಟ್ಟದ ಸಮಯ ಮಾತ್ರ ಮಕ್ಕಳು ನೀವು ವಿಧಿಸುವ ಶಿಸ್ತನ್ನೂ ಒಪ್ಪಿಕೊಳ್ಳುವಂತೆ ಮಾಡಬಹುದು. ನೀವು ಶಿಸ್ತನ್ನು (ಮೊಬೈಲ್ ಬಳಕೆ, ಹವ್ಯಾಸಗಳನ್ನು ಬೆಳೆಸಿಕೊಳ್ಳುವುದು, ದೈಹಿಕ ವ್ಯಾಯಾಮ, ಒರಟಾಗಿ ನಡೆದುಕೊಳ್ಳದಿರುವುದು...) ರೂಢಿಸಿಕೊಂಡು ಮಾದರಿಯಾಗಿರಿ’ ಎನ್ನುವ ಅಂಶಗಳನ್ನು ನಿರ್ಲಕ್ಷಿಸಿಬಿಡುತ್ತೇವೆ. ಮಕ್ಕಳು ಊಟ ಬಿಡುತ್ತೇವೆ ಅಂದಾಕ್ಷಣ ಕಂಗಾಲಾಗುವ ಅಪ್ಪ- ಅಮ್ಮ, ಅವರು ಊಟ ಮಾಡಬೇಕಾದ್ದು ತಮ್ಮ ಹೊಟ್ಟೆ ಹಸಿವು ನೀಗಿಸಿಕೊಳ್ಳುವ ಸಲುವಾಗಿ ಎಂಬುದನ್ನು ಗಮನಿಸುವುದಿಲ್ಲ. ‘ನೀವು ಇಂಥದ್ದು ಕೊಡಿಸದಿದ್ದರೆ ನಾನು ಸತ್ತುಹೋಗ್ತೀನಿ’ ಎಂದಾಗ, ‘ಮೊದಲು ಮನೋವೈದ್ಯರ ಬಳಿ ಹೋಗೋಣ, ಆಮೇಲೆ ಬೇರೆ ಮಾತು’ ಎನ್ನುವ ಧೈರ್ಯ ತೋರುವುದಿಲ್ಲ.

ಇಡೀ ಜಗತ್ತು ಓಡುತ್ತಿದೆ. ಗುರಿ ಯಾವುದು? ಗೊತ್ತಿಲ್ಲ! ಕೊಂಚ ನಿಂತು, ಗುರಿಗಳನ್ನು ನಿರ್ಧರಿಸಿ-ಕೊಳ್ಳೋಣ. ‘ಇಂದಿನ’ ಆರೋಗ್ಯಕರ ನಡವಳಿಕೆಯ ಬಗ್ಗೆ ಗಮನ ಕೇಂದ್ರೀಕರಿಸೋಣ. ಮುಂದೆ ಏನೋ ಸಿಕ್ಕೀತು, ಅದಕ್ಕಾಗಿ ನಡವಳಿಕೆ ತಪ್ಪಿದರೂ ಪರವಾಗಿಲ್ಲ ಎಂಬ ಮನೋಭಾವ ಸಲ್ಲದು. ಇಂದು ನಾವು ಸ್ವತಃ ರೂಢಿಸಿಕೊಳ್ಳುವ ಸಂಯಮ, ಸ್ವನಿಯಂತ್ರಣವು ಮುಂದಿನ ಹಾದಿಯನ್ನು ಸುಗಮವಾಗಿಸುತ್ತವೆ, ನಮಗೂ, ಮಕ್ಕಳಿಗೂ.

ಲೇಖಕಿ: ಮನೋವೈದ್ಯೆ

ವಾಚಕರ ವಾಣಿ

ಗ್ರಾಮಲೆಕ್ಕಿಗರಿಗೂ ಬರಲಿ ಬಯೊಮೆಟ್ರಿಕ್ ವ್ಯವಸ್ಥೆ

‘ಗ್ರಾಮಲೆಕ್ಕಿಗರು ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು. ಇದಕ್ಕಾಗಿ ಗ್ರಾಮ ಪಂಚಾಯಿತಿಯಲ್ಲೇ ಒಂದು ಕೊಠಡಿ ಇರುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು (ಪ್ರ.ವಾ., ಸೆ. 13) ಸ್ವಾಗತಾರ್ಹ. ಅವರು ಹೇಳಿದಂತೆ, ನಿಗದಿತ ಕಚೇರಿ ಇಲ್ಲದೇ ಇರುವುದು ಗ್ರಾಮಲೆಕ್ಕಿಗರಿಗೆ ವರವಾಗಿದೆ. ಇದರಿಂದ ಅವರು ಜನರಿಗೆ ಸಕಾಲದಲ್ಲಿ ಲಭ್ಯ ಆಗುವುದಿಲ್ಲ. ಕೆಲವು ಸಲ ಅವರನ್ನು ಹುಡುಕುವುದಕ್ಕೆ ಜನ ಊರೂರು ಅಲೆಯಬೇಕಿದೆ. ಮೊಬೈಲ್ ಕರೆಗೂ ಅವರು ಕಿವಿಗೊಡರು. ಕೇಳಿದರೆ, ತಹಶೀಲ್ದಾರ್ ಕಚೇರಿಯಲ್ಲಿ ಸಭೆಯಿದೆ, ನಾಡಕಚೇರಿಯಲ್ಲಿ ಮೀಟಿಂಗ್, ಸ್ಥಳ ಪರೀಕ್ಷೆ, ಜನಸ್ಪಂದನ ಸಭೆ, ಚುನಾವಣೆ ವರದಿ ಹೀಗೆ ಹತ್ತಾರು ಸಬೂಬು ಹೇಳಿಕೊಂಡು ಒಟ್ಟಾರೆ ಜನರಿಂದ ದೂರವೇ ಉಳಿಯುತ್ತಾರೆ. ಮತ್ತೆ ಕೆಲವು ಗ್ರಾಮಲೆಕ್ಕಿಗರಿಗೆ ಹೆಚ್ಚುವರಿ ಜವಾಬ್ದಾರಿ ವಹಿಸಿದರಂತೂ ಅಂತಹವರು ಎರಡೂ ಕಡೆಯ ಜನರಿಗೆ ಸಿಗುವುದೇ ಇಲ್ಲ.

ನಾನು ಕಂಡ ಹಾಗೆ ಕೆಲವು ಗ್ರಾಮಲೆಕ್ಕಿಗರು ತಾಲ್ಲೂಕು ಕೇಂದ್ರಗಳಲ್ಲಿ ಒಟ್ಟಿಗೆ ಸೇರಿ ಒಂದು ಬಾಡಿಗೆ ಕೊಠಡಿಯನ್ನು ತಮ್ಮ ಕಚೇರಿಯಂತೆ ಮಾಡಿಕೊಂಡಿರುತ್ತಾರೆ. ಹಾಗಾಗಿ, ಹತ್ತಾರು ಕಿ.ಮೀ. ದೂರದಲ್ಲಿರುವ ಜನ ಅಂತಹ ಖಾಸಗಿ ಕಚೇರಿಗೆ ತಡಕಾಡಿಕೊಂಡು ಬಂದು ಅವರನ್ನು ಭೇಟಿ ಮಾಡಬೇಕಾದ ಅನಿವಾರ್ಯ ಇದೆ. ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ಈ ದಿಸೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಗ್ರಾಮ-ಲೆಕ್ಕಿಗರಿಗೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಒಂದು ಕೊಠಡಿ ನಿಗದಿಗೊಳಿಸುವುದರ ಜೊತೆಗೆ ಬಯೊಮೆಟ್ರಿಕ್ ವ್ಯವ-ಸ್ಥೆಯನ್ನೂ ಮಾಡಬೇಕು. ಆ ಮೂಲಕ ಜನರ ಸಮಸ್ಯೆಗಳನ್ನು ಸಕಾಲದಲ್ಲಿ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು.

ಎಂ.ಜಿ.ರಂಗಸ್ವಾಮಿ, ಹಿರಿಯೂರು

ಮೇಧಾವಿ...

ಧುಮ್ಮಿಕ್ಕುತ್ತಿದ್ದ ಜೋಗ
ಜಲಪಾತ ನೋಡಿದಾಗ,
‘ಅಬ್ಬಾ! ಎಷ್ಟೊಂದು
ಶಕ್ತಿ ಪೋಲಾಗುತ್ತಿದೆ’
ಎಂದ ಅಭಿಯಂತರ,
ನಾಡು ಸ್ಮರಿಸುತಿಹುದು ಇಂದು...
ಶಿಸ್ತು, ಪ್ರಾಮಾಣಿಕತೆ, ಬದ್ಧತೆ,
ದಕ್ಷತೆಗೆ ಮತ್ತೊಂದು
ಹೆಸರಾಗಿದ್ದ ಸರ್ ಎಂವಿಯವರ!

ಮ.ಗು.ಬಸವಣ್ಣ, ನಂಜನಗೂಡು

ಕುಲಕ್ಕಾಗಿ ಹೊಡೆದಾಡುವ ಚಾಳಿ ಸ್ವಾಮಿಗಳಿಗೇಕೆ?

‘ಸಿದ್ದರಾಮಯ್ಯ ವಿರುದ್ಧ ಮಾತನಾಡುವುದನ್ನು ಸಹಿಸಲ್ಲ’ ಎಂದು ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದ ಪುರಿ ಸ್ವಾಮೀಜಿ ಹೇಳಿರುವುದಾಗಿ ವರದಿಯಾಗಿದೆ (ಪ್ರ.ವಾ., ಸೆ. 13). ಈ ಮಠಾಧಿಪತಿಗಳು ಏಕೆ ರಾಜಕೀಯ ಮಾಡುತ್ತಾರೋ ಆ ಪರಮಾತ್ಮನೇ ಬಲ್ಲ. ‘ಕುಲ ಕುಲ ಕುಲವೆಂದು ಹೊಡೆದಾಡದಿರಿ’ ಎಂದು ಕನಕದಾಸರು ಹಾಡಿದರು. ಆದರೆ ಕುಲಕ್ಕಾಗಿ ಹೊಡೆದಾಟ ಮಾಡುವುದೇ ಕೆಲವು ಸ್ವಾಮಿಗಳ ಚಾಳಿಯಾಗಿರುವುದು ನಮ್ಮ ದುರ್ದೈವ.

ಪ್ರತಿ ವರ್ಷ ಕನಕ ಜಯಂತಿಯನ್ನು ಸರ್ಕಾರದ ಸಹಯೋಗದೊಂದಿಗೆ ಆಚರಿಸಲಾಗುತ್ತದೆ. ಆ ಸಂದರ್ಭದಲ್ಲಿ, ಅದರಲ್ಲಿ ಪಾಲ್ಗೊಂಡವರು ಮೀಸಲಾತಿಗಾಗಿ ಹೋರಾಡುವ ಮಾತನ್ನು ಆಡುವುದು ಬಿಟ್ಟು ಬೇರೇನೂ ಹೇಳುವುದಿಲ್ಲ. ಅಲ್ಲಿ ಸೇರಿದ ಬಹುತೇಕರಿಗೆ ಕನಕದಾಸರ ಸ್ಪಷ್ಟ ಪರಿಚಯ ಕೂಡ ಇರುವುದು ಅನುಮಾನ. ಕನಕದಾಸರ ದೈವಭಕ್ತಿ, ಅವರು ರಚಿಸಿರುವ ಭಗವಂತನ ಕುರಿತ ಸ್ತೋತ್ರಗಳ ಪರಿಚಯವನ್ನು ಮೊದಲು ಅವರಿಗೆ ಮಾಡಿಸುವುದು ಸೂಕ್ತ. ಈಶ್ವರಾನಂದಪುರಿ ಸ್ವಾಮಿಗಳು ಆ ಕೆಲಸವನ್ನು ಮಾಡಿದರೆ ಒಳ್ಳೆಯದು.

ವೆಂಕಟೇಶ್ ಮೂರ್ತಿ ಗಂಜೂರು, ಚಿಂತಾಮಣಿ

ಜೆಡಿಎಸ್ ಮಾತ್ರ ಜಾತ್ಯತೀತವಾಗಿ ಉಳಿಯಬೇಕೆ?

ಜೆಡಿಎಸ್ ಪಕ್ಷವು ರೈತರ ಸಂಕಷ್ಟ, ನಿರುದ್ಯೋಗದಂತಹ ಸಮಸ್ಯೆಗಳನ್ನಿಟ್ಟುಕೊಂಡು ಹೋರಾಟ ಮಾಡಿ ತನ್ನ ಅಸ್ತಿತ್ವ ಕಾಪಾಡಿಕೊಳ್ಳಬಹುದಿತ್ತು ಎಂಬ ಹುರಕಡ್ಲಿ ಶಿವಕುಮಾರ್ ಅವರ ಸಲಹೆಯನ್ನು (ವಾ.ವಾ., ಸೆ. 13) ಈಗಿನ ವ್ಯವಸ್ಥೆಯಲ್ಲಿ ಅನುಷ್ಠಾನಕ್ಕೆ ತರುವುದು ಅಷ್ಟು ಸುಲಭವಲ್ಲ. ಈ ಬಾರಿಯ ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಉಳಿದ ಪಕ್ಷಗಳಿಗಿಂತ ಭಿನ್ನವಾದ ಜನಪರವಾದ ವಿಷಯಗಳನ್ನೇ ಅಳವಡಿಸಿತ್ತು. ಆದರೆ ಸ್ಥಾನ ಗಳಿಕೆಯಲ್ಲಿ ಕೆಟ್ಟ ಕುಸಿತ ಕಂಡಿದೆ. ಅದಕ್ಕೆ ಏನೇನೋ ಕಾರಣಗಳಿರಬಹುದು. ಹಣದ ಕೊರತೆಯೂ ಅದರಲ್ಲಿ ಒಂದಾಗಿರಬಹುದು.

ಒಂದು ಕಾಲದಲ್ಲಿ ಬಿಜೆಪಿ ಜೊತೆಗಿದ್ದ ತೃಣಮೂಲ ಕಾಂಗ್ರೆಸ್, ಡಿಎಂಕೆ, ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾದಳ ಪಕ್ಷಗಳು ಮತ್ತು ಕಟ್ಟಾ ಹಿಂದುತ್ವವಾದವನ್ನೇ ಮೈಗೂಡಿಸಿಕೊಂಡಿರುವ ಶಿವಸೇನಾ (ಠಾಕ್ರೆ ಬಣ) ಇಂದು ಕಾಂಗ್ರೆಸ್ ಜೊತೆಗಿವೆ. ಆಯಾ ಪಕ್ಷಗಳು ಆಯಾ ಕಾಲಘಟ್ಟದಲ್ಲಿ ಉಳಿವಿಗಾಗಿ ತೆಗೆದುಕೊಂಡಿರುವ ತೀರ್ಮಾನಗಳೇ ಇದಕ್ಕೆ ಕಾರಣ ಆಗಿರಬಹುದು. ಹೀಗಿರುವಾಗ, ಜೆಡಿಎಸ್ ಮಾತ್ರ ಜಾತ್ಯತೀತ ಪಕ್ಷವಾಗಿ ಉಳಿಯಬೇಕೆಂಬ ನಿಲುವೇಕೆ? ಅಷ್ಟಕ್ಕೂ ಜಾತ್ಯತೀತ ಪದದ ಅರ್ಥವನ್ನೇ ಎಲ್ಲಾ ಪಕ್ಷಗಳು ಮರೆತಿರುವಾಗ ಜೆಡಿಎಸ್ ಮಾತ್ರ ಆ ದಾರಿಯಲ್ಲೇ ಸಾಗಬೇಕೆಂದುಕೊಳ್ಳುವುದು ಸರಿಯಲ್ಲ. ಅಧಿಕಾರವಿಲ್ಲದೆ ಬಹಳ ವರ್ಷಗಳ ಕಾಲ ಯಾವುದೇ ಪಕ್ಷವು ತನ್ನ ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳುವುದು ಅಷ್ಟು ಸುಲಭವಲ್ಲ.

ಯಲುವಹಳ್ಳಿ ಸೊಣ್ಣೇಗೌಡ, ಚಿಕ್ಕಬಳ್ಳಾಪುರ

ನೆರವಿಗೆ ಮನವಿ

ಗಡಿ ಜಿಲ್ಲೆ ಚಾಮರಾಜನಗರದವನಾದ ನಾನು ಎರಡೂ ಕಿಡ್ನಿಗಳನ್ನು ಕಳೆದುಕೊಂಡಿದ್ದೇನೆ. ಇತ್ತೀಚೆಗೆ ಪರೀಕ್ಷೆ ನಡೆಸಿದಾಗ ಇದು ಗೊತ್ತಾಗಿದೆ. ಸದ್ಯ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದೇನೆ. 32 ವರ್ಷದ ನನಗೆ ಕಿಡ್ನಿ ದಾನ ಮಾಡಲು ನನ್ನ ತಾಯಿ ರತ್ನಮ್ಮ ಮುಂದೆ ಬಂದಿದ್ದಾರೆ. ಇದಕ್ಕೆ ₹ 4 ಲಕ್ಷದಿಂದ ₹ 5 ಲಕ್ಷ ವೆಚ್ಚ ಆಗಬಹುದು ಎಂದು ಮೈಸೂರಿನ ವೈದ್ಯರು ತಿಳಿಸಿದ್ದಾರೆ. ನಾವು ಬಡವರು. ಚಿಕಿತ್ಸೆಗೆ ಬೇಕಾದ ಹಣವನ್ನು ಭರಿಸುವ ಶಕ್ತಿ ಇಲ್ಲ. ಹೀಗಾಗಿ ದಾನಿಗಳು ಅಗತ್ಯ ನೆರವು ನೀಡಿ ನನಗೆ ಬದುಕು ನೀಡಬೇಕು ಎಂದು ಕೋರುತ್ತೇನೆ. ಬ್ಯಾಂಕ್ ವಿವರ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಚಾಮರಾಜನಗರ, ಖಾತೆ ಸಂಖ್ಯೆ: 64158900233. ಐಎಫ್‌ಎಸ್‌ಸಿ: SBIN0040062. ಮೊಬೈಲ್ ಸಂಖ್ಯೆ: 8095689535

ಅನೂಪ್, ಚಾಮರಾಜನಗರ

Printed and published by B A Ravi on behalf of The Printers (Mysore) Private Ltd., at The Printers (Mysore) Private Ltd, Plot Nos. 7-12, Kumbalgodu Industrial Area, Bengaluru-560 074. News Editor (Responsible for selection of news under the PRB Act): Sudesha Doddapalya. Editorial Office: 75, Mahatma Gandhi Road, Bengaluru- 560 001. E-mail: editorpv@prajavani.co.in. Phone: 080-45557333, Editorial: 080-45557251, Circ: 080-45557204, Advt: 080-45557163/080-45557164. Also printed at Hubballi-Dharwad, Mangaluru, Kalaburagi, Davanagere, Mysuru and Hosapete.

ಮೋದಿ ಸರ್ಕಾರಕ್ಕೆ ಹಲವು ಪ್ರಶ್ನೆಗಳು

ಯಾವ ಕಾನೂನುಗಳನ್ನು ಯುಸಿಸಿ ಬದಲಿಸುತ್ತದೆ? ಯುಸಿಸಿಯು ಕೇವಲ ಮದುವೆ, ವಿಚ್ಛೇದನ ಮತ್ತು ಪಾಲಕತ್ವಕ್ಕೆ ಸೀಮಿತವೇ? ಅಥವಾ ಇದು ವಾರಸುದಾರಿಕೆ, ತೆರಿಗೆ ಮತ್ತು ಇತರೆ ವಿಚಾರಗಳಿಗೂ ಅನ್ವಯವಾಗುತ್ತದೆಯೇ? ಏಕೆಂದರೆ ಹಿಂದೂ ಅವಿಭಕ್ತ ಕುಟುಂಬಕ್ಕೆ ಪ್ರತ್ಯೇಕ ತೆರಿಗೆ ನಿಯಮಗಳು ಮತ್ತು ಪ್ರತ್ಯೇಕ ಉತ್ತರಾಧಿಕಾರ ನಿಯಮಗಳು ಅನ್ವಯವಾಗುತ್ತವೆ. ಪ್ರಸ್ತಾವಿತ ಯುಸಿಸಿಯು ಹಿಂದೂ ಅವಿಭಕ್ತ ಕುಟುಂಬ ಎಂಬುದನ್ನೇ ರದ್ದುಪಡಿಸುತ್ತದೆಯೇ?

• ಪ್ರೊ.ಎಂ.ವಿ.ರಾಜೀವ್‌ಗೌಡ





ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಹಲವು ದಶಕಗಳಿಂದ ಬಿಜೆಪಿಯ ಪ್ರಣಾಳಿಕೆಯಲ್ಲಿ ಇರುವ ವಿಚಾರ. ಆದರೆ, ನರೇಂದ್ರ ಮೋದಿ ಸರ್ಕಾರವು ಒಂಬತ್ತು ವರ್ಷಗಳಿಂದ ಅಧಿಕಾರದಲ್ಲಿ ಇದ್ದಾಗ್ಯೂ ಯುಸಿಸಿ ಬಗ್ಗೆ ಹೆಚ್ಚೇನೂ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ. ಈಗ ದಿಢೀರ್ ಎಂದು ಯುಸಿಸಿ ವಿಚಾರವನ್ನು ಮುನ್ನೆಲೆಗೆ ತಂದಿದೆ. 2024ರ ಲೋಕಸಭಾ ಚುನಾವಣೆಗೆ ಈ ವಿಚಾರವನ್ನು ಬಳಸಿಕೊಳ್ಳುವುದೇ ಬಿಜೆಪಿಯ ನಿಜವಾದ ಗುರಿಯಾಗಿದೆ. ಜತೆಗೆ ಅಭಿವೃದ್ಧಿ ಮತ್ತು ರಾಷ್ಟ್ರೀಯ ಭದ್ರತೆ ವಿಚಾರಗಳಲ್ಲಿ ತಾನು ನೀಡಿದ್ದ ಭರವಸೆಗಳನ್ನು ಈಡೇರಿಸುವುದರಲ್ಲಿ ಆಗಿರುವ ವೈಫಲ್ಯವನ್ನು ಮರೆಮಾಚಲೂ ಮೋದಿ ಸರ್ಕಾರ ಯುಸಿಸಿ ವಿಚಾರವನ್ನು ಕೈಗೆತ್ತಿಕೊಂಡಿದೆ.

ಮೋದಿ ಸರ್ಕಾರವು ಯುಸಿಸಿ ವಿಚಾರವನ್ನು ಮೊದಲ ಬಾರಿಗೆ ಚರ್ಚೆಗೆ ಎತ್ತಿಕೊಂಡಿದ್ದು 2018ರಲ್ಲಿ. ಅದೂ 2019ರ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವು ತಿಂಗಳಿದೆ ಎನ್ನುವಾಗ. 2018ರಲ್ಲಿ 21ನೇ ಕಾನೂನು ಆಯೋಗವು ಯುಸಿಸಿ ಜಾರಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಿತ್ತು. ಜನರಿಂದ ಬಂದ ಪ್ರತಿಕ್ರಿಯೆಗಳನ್ನು ಪರಿಶೀಲಿಸಿ ಮತ್ತು ವಿಷಯವನ್ನು ವಿಶ್ಲೇಷಿಸಿ ಆಯೋಗವು ವರದಿ ನೀಡಿತ್ತು. ವರದಿಯಲ್ಲಿ, 'ಯುಸಿಸಿ ಅಗತ್ಯವೂ ಅಲ್ಲ, ಅಪೇಕ್ಷಣೀಯವೂ ಅಲ್ಲ' ಎಂದು ಹೇಳಿತ್ತು. ಇಂಥದ್ದೇ ಕಾರಣಕ್ಕೆ ನಮ್ಮ ಸಂವಿಧಾನದ ರಚನಾಕಾರರು ಯುಸಿಸಿಯನ್ನು ರಾಜನೀತಿ ನಿರ್ದೇಶಕ ತತ್ವಗಳ ಅಡಿಯಲ್ಲಿ ಇರಿಸಿದರು. ರಾಜನೀತಿ ನಿರ್ದೇಶಕ ತತ್ವಗಳನ್ನು, ಮೂಲಭೂತ ಹಕ್ಕುಗಳಂತೆ ಕಡ್ಡಾಯವಾಗಿ ಜಾರಿಮಾಡಬೇಕಿಲ್ಲ.



ದೇಶದ ಎಲ್ಲಾ ಧರ್ಮದ ಜನರ ಮದುವೆ, ವಿಚ್ಛೇದನ, ದತ್ತಕ, ವಾರಸುದಾರಿಕೆ ಮತ್ತು ಉತ್ತರಾಧಿಕಾರದ ವಿಚಾರವನ್ನು ಹಿಂದೂ ವಿವಾಹ ಕಾಯ್ದೆ, ಹಿಂದೂ ಉತ್ತರಾಧಿಕಾರ ಕಾಯ್ದೆ, ಭಾರತೀಯ ಕ್ರೈಸ್ತ ವಿವಾಹ ಕಾಯ್ದೆ, ಭಾರತೀಯ ವಿಚ್ಛೇದನ ಕಾಯ್ದೆ, ಪಾರ್ಸಿ ವಿವಾಹ ಮತ್ತು ವಿಚ್ಛೇದನ ಕಾಯ್ದೆಯಂತಹ ಪ್ರತ್ಯೇಕ ವೈಯಕ್ತಿಕ ಕಾನೂನುಗಳು ನಿರ್ವಹಿಸುತ್ತವೆ. ಯುಸಿಸಿ ಜಾರಿಗೆ ಬಂದರೆ, ಅದು ಈ ಎಲ್ಲಾ ಪ್ರತ್ಯೇಕ ವೈಯಕ್ತಿಕ ಕಾನೂನುಗಳನ್ನು ರದ್ದುಪಡಿಸುತ್ತದೆ. ಆ ನಂತರ ಎಲ್ಲಾ ಧರ್ಮದ ಜನರ ಮದುವೆ, ವಿಚ್ಛೇದನ, ದತ್ತಕ, ವಾರಸುದಾರಿಕೆ ಮತ್ತು ಉತ್ತರಾಧಿಕಾರದ ವಿಚಾರಗಳು ಯುಸಿಸಿ ಅಡಿಯಲ್ಲೇ ಬರುತ್ತವೆ.

ನಮ್ಮ ದೇಶದ ವೈಯಕ್ತಿಕ ಕಾನೂನುಗಳನ್ನು ಮೂಲಭೂತ ಹಕ್ಕುಗಳಿಗೆ ಹೊಂದಿಕೆಯಾಗುವಂತೆ ಮಾರ್ಪಡಿಸಿಕೊಳ್ಳುವ ಮೂಲಕ, ಅವುಗಳಲ್ಲಿ ವೈವಿಧ್ಯವನ್ನು ಉಳಿಸಿಕೊಳ್ಳಬೇಕು. ಇದುವೇ ವೈಯಕ್ತಿಕ ಕಾನೂನುಗಳನ್ನು ನಿರ್ವಹಿಸಬೇಕಾದ ಸರಿಯಾದ ಮಾರ್ಗ. ಕೌಟುಂಬಿಕ ವಿಷಯಗಳಿಗೆ ಸಂಬಂಧಿಸಿದ ವೈಯಕ್ತಿಕ ಕಾನೂನುಗಳನ್ನು ಸಂಹಿತೆಯನ್ನಾಗಿಸಬೇಕು ಮತ್ತು ಅವುಗಳಲ್ಲಿ ಇರುವ ಅಸಮಾನತೆಯನ್ನು ತಿದ್ದುಪಡಿ ಮೂಲಕ ಹೋಗಲಾಡಿಸಬೇಕು ಎಂದು 21ನೇ ಕಾನೂನು ಆಯೋಗವು ತನ್ನ ವರದಿಯಲ್ಲಿ ಹೇಳಿತ್ತು. ಭಾರತೀಯ ಸಮಾಜದಲ್ಲಿನ ಅಸಾಧಾರಣ ವೈವಿಧ್ಯವನ್ನು ಆಯೋಗವು ತನ್ನ ವರದಿಯಲ್ಲಿ ಗುರುತಿಸಿತ್ತು ಮತ್ತು ಯುಸಿಸಿಯನ್ನು ರೂಪಿಸುವ ಸಂದರ್ಭದಲ್ಲಿ ದುರ್ಬಲ ಸಮುದಾಯಗಳಿಗೆ ಧಕ್ಕೆಯಾಗಬಾರದು ಎಂಬುದನ್ನು ಒತ್ತಿಹೇಳಿತ್ತು.

ಈಗ 22ನೇ ಕಾನೂನು ಆಯೋಗವು, ಪ್ರಜಾಸತ್ತಾತ್ಮಕವಲ್ಲದ ಸ್ವರೂಪದ ಮತ್ತು ಪ್ರಶ್ನಾರ್ಹವಾದ ಬರಹದ ಮೂಲಕ ಯುಸಿಸಿಗಾಗಿ ಅಭಿಪ್ರಾಯಗಳನ್ನು ಆಹ್ವಾನಿಸುವ ಮೂಲಕ ಯುಸಿಸಿಯನ್ನು ಮತ್ತೆ ಚರ್ಚೆಗೆ ಎತ್ತಿಕೊಳ್ಳಲಾಗಿದೆ. ಆಯೋಗವು ಇದಕ್ಕಾಗಿ ನೀಡಿದ ನೋಟಿಸ್‌ನಲ್ಲಿ, ಪ್ರಸ್ತಾವಿತ ಯುಸಿಸಿಯ ವಿವರಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅಲ್ಲದೆ, ಇಂತಹ ಸಂಕೀರ್ಣವಾದ ಮತ್ತು ಬಹುಆಯಾಮದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಆಯೋಗವು ನೀಡಿದ್ದು ಕೇವಲ 30 ದಿನಗಳ ಕಾಲಾವಕಾಶ. ಇವೆಲ್ಲವೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಜನರ ಪ್ರತಿಕ್ರಿಯಾ ಸಾಧ್ಯತೆಗಳನ್ನು ಸೀಮಿತಗೊಳಿಸಿದವು. 2018ರಲ್ಲಿ 21ನೇ ಕಾನೂನು ಆಯೋಗವು ಇಂತಹ ನೋಟಿಸ್ ನೀಡಿದ್ದಾಗ, ಅದರಲ್ಲಿ ಪ್ರಶ್ನಾವಳಿಗಳನ್ನು ನೀಡಿತ್ತು. ರಚನಾತ್ಮಕವಾದ ಮತ್ತು ಸಮಗ್ರ ಸ್ವರೂಪದ ಪ್ರತಿಕ್ರಿಯೆಯನ್ನು ನೀಡಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ ಈ ಬಾರಿ ಇಂತಹ ಮಾಹಿತಿಗಳು ಇಲ್ಲದೇ ಇರುವುದು ಆತಂಕವನ್ನು ಹೆಚ್ಚಿಸಿದೆ ಮತ್ತು ಒಂದು ಅರ್ಥಪೂರ್ಣವಾದ ಸಂವಾದದ ಸಾಧ್ಯತೆಯನ್ನು ತೊಡೆದುಹಾಕಿದೆ.

> ಮುಸ್ಲಿಮರ ವೈಯಕ್ತಿಕ ಕಾನೂನು, ಅದರಲ್ಲೂ ಬಹುಪತ್ನಿತ್ವವನ್ನೇ ಗುರಿಯಾಗಿಸಿಕೊಂಡು ಯುಸಿಸಿಯ ಸುತ್ತ ರಾಜಕೀಯ ಸಂಕಥನಗಳನ್ನು ರೂಪಿಸುವ ಕೆಲಸವನ್ನು ಬಿಜೆಪಿ ತನ್ನ ಇತಿಹಾಸದುದ್ದಕ್ಕೂ ಮಾಡುತ್ತಲೇ ಬಂದಿದೆ. ಆದರೆ ವಾಸ್ತವದಲ್ಲಿ ಬಹುಪತ್ನಿತ್ವ ಎಂಬುದು ಭಾರತದ ಎಲ್ಲಾ ಧರ್ಮೀಯರಲ್ಲೂ ಇಳಿಕೆಯಾಗುತ್ತಲೇ ಬಂದಿದೆ. ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ–5ರ ಪ್ರಕಾರ ಮುಸ್ಲಿಮರಲ್ಲಿ ಬಹುಪತ್ನಿತ್ವದ ಪ್ರಮಾಣ ಶೇ 1.9ರಷ್ಟಿದ್ದರೆ, ಕ್ರೈಸ್ತ ಧರ್ಮೀಯರಲ್ಲಿ ಶೇ 2.1ರಷ್ಟು ಮತ್ತು ಹಿಂದೂಗಳಲ್ಲಿ ಶೇ1.3ರಷ್ಟಿದೆ.

ಉತ್ತರಾಖಂಡದ ಬಿಜೆಪಿ ಸರ್ಕಾರವು ರಾಜ್ಯಮಟ್ಟದಲ್ಲಿ ಯುಸಿಸಿ ಜಾರಿಯ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಇದಕ್ಕಾಗಿ ಹಲವಾರು ತಿಂಗಳನ್ನು ವ್ಯಯಿಸಲಾಗಿದೆ ಮತ್ತು ಕರಡನ್ನು ರಚಿಸಲು ವ್ಯಕ್ತಿಗತವಾದ ಸಂವಾದಗಳನ್ನು ನಡೆಸಲಾಗಿದೆ. ಆದರೆ ಆ ಕರಡು ಯುಸಿಸಿ ಇನ್ನೂ ಸಾರ್ವಜನಿಕರಿಗೆ ಲಭ್ಯವಿಲ್ಲ.

ಈಗ ಪ್ರಧಾನಿ ನರೇಂದ್ರ ಮೋದಿ ಅವರೇ ಯುಸಿಸಿ ವಿಚಾರವನ್ನು ಚರ್ಚೆಗೆ ತಂದಿದ್ದಾರೆ. ಆದರೆ, ಯುಸಿಸಿಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳು ಎದ್ದಿವೆ. ಯುಸಿಸಿ ಸಂಬಂಧ ಕ್ರಮ ತೆಗೆದುಕೊಳ್ಳುವ ಮುನ್ನ ಈ ಎಲ್ಲಾ ಮಹತ್ವದ ಪ್ರಶ್ನೆಗಳಿಗೆ ಸರ್ಕಾರ ಉತ್ತರಿಸಬೇಕಿದೆ. ಆ ಪ್ರಶ್ನೆಗಳು ಇಂತಿವೆ:

1. ಬುಡಕಟ್ಟು ಸಮುದಾಯಗಳನ್ನು ಮತ್ತು ಈಶಾನ್ಯ ಭಾರತೀಯರನ್ನು ಯುಸಿಸಿಯಿಂದ ಹೊರಗಿಡುತ್ತೇವೆ ಎಂದು ಹಲವು ಕೇಂದ್ರ ಸಚಿವರು ಸಾರ್ವಜನಿಕವಾಗಿ ಹೇಳುತ್ತಲೇ ಇದ್ದಾರೆ. ಹಾಗಿದ್ದರೆ ಇದು ಎಲ್ಲಾ ಭಾರತೀಯರಿಗೆ ಅನ್ವಯವಾಗುವ ಏಕರೂಪದ ಕಾನೂನು ಹೇಗಾಗುತ್ತದೆ? ಮುಸ್ಲಿಂ ವೈಯಕ್ತಿಕ ಕಾನೂನುಗಳಲ್ಲಿ ಬದಲಾವಣೆಗೆ ಆಗ್ರಹಿಸಲು ಬಹುಪತ್ನಿತ್ವವೇ ಕಾರಣ ಎನ್ನುವುದಾದರೆ, ಕೆಲವು ಬುಡಕಟ್ಟು ಸಮುದಾಯಗಳಲ್ಲಿ ಇರುವ ಬಹುಪತ್ನಿತ್ವ ಪದ್ಧತಿಯನ್ನೂ ಸರ್ಕಾರ ರದ್ದುಪಡಿಸುತ್ತದೆಯೇ?
2. ಎಲ್ಲಾ ಭಾರತೀಯರಿಗೂ ಅವರ ಲಿಂಗ ಮತ್ತು ಲಿಂಗತ್ವ ಆಸಕ್ತಿಗಳ ಭೇದವಿಲ್ಲದೆ ಏಕರೂಪತೆಯನ್ನು ತಂದುಕೊಡಲು ಕೇಂದ್ರ ಸರ್ಕಾರ ಬದ್ಧವಾಗಿದೆಯೇ?
3. ಸಂವಿಧಾನಬದ್ಧವಾದ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ಮತ್ತು ಜಾತ್ಯತೀತ ನಿಲುವುಗಳನ್ನು ಯುಸಿಸಿ ಅನುಸರಿಸುತ್ತದೆಯೇ? ಅಥವಾ ಬಹುಸಂಖ್ಯಾತರ ನೈತಿಕ ಪರಿಕಲ್ಪನೆಗಳನ್ನು ಧಾರ್ಮಿಕ, ಸಾಂಸ್ಕೃತಿಕ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಮೇಲೆ ಹೇರಲು ಯತ್ನಿಸುತ್ತದೆಯೇ?
4. ಯಾವ ಕಾನೂನುಗಳನ್ನು ಯುಸಿಸಿ ಬದಲಿಸುತ್ತದೆ? ಯುಸಿಸಿಯು ಕೇವಲ ಮದುವೆ, ವಿಚ್ಛೇದನ ಮತ್ತು ಪಾಲಕತ್ವಕ್ಕೆ ಸೀಮಿತವೇ? ಅಥವಾ ಇದು ವಾರಸುದಾರಿಕೆ, ತೆರಿಗೆ ಮತ್ತು ಇತರೆ ವಿಚಾರಗಳಿಗೂ ಅನ್ವಯವಾಗುತ್ತದೆಯೇ? ಏಕೆಂದರೆ ಹಿಂದೂ ಅವಿಭಕ್ತ ಕುಟುಂಬಕ್ಕೆ ಪ್ರತ್ಯೇಕ ತೆರಿಗೆ ನಿಯಮಗಳು ಮತ್ತು ಪ್ರತ್ಯೇಕ ಉತ್ತರಾಧಿಕಾರ ನಿಯಮಗಳು ಅನ್ವಯವಾಗುತ್ತವೆ. ಪ್ರಸ್ತಾವಿತ ಯುಸಿಸಿಯು ಹಿಂದೂ ಅವಿಭಕ್ತ ಕುಟುಂಬ ಎಂಬುದನ್ನೇ ರದ್ದುಪಡಿಸುತ್ತದೆಯೇ?
5. ಮದುವೆ ಸಂಬಂಧದಲ್ಲಿ ಗಂಡು–ಹೆಣ್ಣಿನ ನಡುವೆ ಸಮಾನತೆಯನ್ನು ತರುವ 160 ಅಂಶಗಳಿಗೆ ತಿದ್ದುಪಡಿ ತರಬೇಕಾಗುತ್ತದೆ ಎಂದು ಅಟಾರ್ನಿ ಜನರಲ್ ಅವರು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದರು. ಹಾಗಿದ್ದರೆ ಯುಸಿಸಿಯ ಕಾರಣದಿಂದ ಎಷ್ಟು ಕಾನೂನುಗಳನ್ನು ತಿದ್ದುಪಡಿ ಮಾಡಬೇಕಾಗುತ್ತದೆ?
6. ದೇಶದುದ್ದಕ್ಕೂ ಹಲವು ಸಮುದಾಯಗಳಲ್ಲಿ ಆಚರಣೆಯಲ್ಲಿರುವ ವಿವಿಧ ಸಂಪ್ರದಾಯಗಳನ್ನು ಯುಸಿಸಿ ಏನು ಮಾಡುತ್ತದೆ? ಉದಾಹರಣೆಗೆ ಬಂಟರಲ್ಲಿ, ನಾಯರ್‌ಗಳಲ್ಲಿ, ಮೇಘಾಲಯದ ಬುಡಕಟ್ಟು ಸಮುದಾಯಗಳಲ್ಲಿ ಇರುವ ಮಾತೃಪ್ರಧಾನ ಪದ್ಧತಿ ಏನಾಗುತ್ತದೆ? ಸೋದರ ಸಂಬಂಧದಲ್ಲೇ ಮದುವೆಗೆ ಅವಕಾಶ ಮಾಡಿಕೊಡುವಂತಹ ಕೆಲವು ಸಂಪ್ರದಾಯಗಳು ಏನಾಗುತ್ತವೆ?
7. ಯುಸಿಸಿಯು, ವೈವಿಧ್ಯಮಯವಾದ ಸಂಪ್ರದಾಯಗಳ ವಿಚಾರದಲ್ಲಿ ಭಾರತದ ಅಸಾಧಾರಣ ಶ್ರೀಮಂತಿಕೆಯನ್ನು ನಿರಾಕರಿಸುವ ಕಾನೂನಾಗುತ್ತದೆಯೇ?

ಯುಸಿಸಿ ವಿಚಾರವನ್ನು ಕೈಗೆತ್ತಿಕೊಂಡ ಸಮಯ, ಉದ್ದೇಶ ಮತ್ತು ಅದರ ಸಂಭಾವ್ಯ ಅಂಶಗಳು ಹತ್ತಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವೈಯಕ್ತಿಕ ಕಾನೂನುಗಳನ್ನು ಹೇಗೆ ಸುಧಾರಿಸಬೇಕು ಮತ್ತು ಅವು ಇಂದಿನ ಅಗತ್ಯಗಳಿಗೆ ಹೇಗೆ ಅನುಗುಣವಾಗಿರಬೇಕು ಎಂಬುದನ್ನು ಪರಿಶೀಲಿಸಲು ಬೃಹತ್ ಪ್ರಮಾಣದಲ್ಲಿ ಮುಕ್ತವಾದ ಸಂವಾದ ಏರ್ಪಡಬೇಕು. ದುರದೃಷ್ಟವೆಂದರೆ ಬಿಜೆಪಿ ಸರ್ಕಾರದ ನಡೆಗಳು ನ್ಯಾಯಯುತವಾಗಿ ಇಲ್ಲವೇ ಇಲ್ಲ ಮತ್ತು ಅಂತಹ ನಡೆಗಳೆಲ್ಲವೂ ರಾಜಕೀಯ ಉದ್ದೇಶದಿಂದಲೇ ಕೂಡಿವೆ.

ಲೇಖಕ: ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ (ಯೋಜನಾ ಮಂಡಳಿ) ಉಪಾಧ್ಯಕ್ಷ

ವಿರೋಧದ ಹಿಂದೆ ವೋಟ್ ಬ್ಯಾಂಕ್ ರಾಜಕಾರಣ



ಮದುವೆ, ವಿಚ್ಛೇದನ, ಉತ್ತರಾಧಿಕಾರ ಕಾಯ್ದೆ, ಮಗುವಿನ ಪಾಲನೆ... ಇಂತಹ ಗಂಭೀರ ಮತ್ತು ಸೂಕ್ಷ್ಮ ವಿಚಾರಗಳಿಗೆ ಸಾಮಾನ್ಯ ಕಾನೂನಿನಡಿ ಪರಿಹಾರ ಪಡೆಯಲು ಏಕರೂಪ ನಾಗರಿಕ ಸಂಹಿತೆ ಅವಶ್ಯಕ. ವೈಯಕ್ತಿಕ ಕಾನೂನುಗಳಲ್ಲಿ ಅಸಮಾನತೆಯ ಕೂಗು ಕೇಳಿದಾಗಲೆಲ್ಲ ಕೋರ್ಟ್‌ಗಳು ಮಧ್ಯ ಪ್ರವೇಶ ಮಾಡಿವೆ. ಈ ದಿಸೆಯಲ್ಲಿ ಜೀವನಾಂಶದ ಹಕ್ಕಿನ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಿಆರ್‌ಪಿಸಿಗೆ (ಅಪರಾಧ ಪ್ರಕ್ರಿಯಾ ಸಂಹಿತೆ) ತಂದ ಬದಲಾವಣೆ ನಮ್ಮ ಕಣ್ಣೆದುರು ಇದೆ.

ಯುಸಿಸಿ ನಾಗರಿಕ ಸಮಾಜದ ಸಲ್ಲಕ್ಷಣ. ಇದು ಧರ್ಮದ ಆಧಾರದಲ್ಲಿ ಮಾಡುತ್ತಿರುವ ಬದಲಾವಣೆ ಅಲ್ಲವೇ ಅಲ್ಲ. ಇದರಿಂದ ಹೆಚ್ಚಿನ ಅನುಕೂಲವಾಗುವುದು ಎಲ್ಲಾ ಧರ್ಮ, ವರ್ಗ, ಜಾತಿಯ ಮಹಿಳೆಯರಿಗೆ ಎಂಬುದನ್ನು ನಾವ್ಯಾರೂ ಮರೆಯಬಾರದು. ಸಮಾಜ ಇದನ್ನು ಮುಕ್ತವಾಗಿ ಸ್ವಾಗತಿಸಿದ್ದೇ ಆದರೆ ದೇಶದ ಪ್ರಗತಿಯ ವೇಗವನ್ನು ಸಲೀಸಾಗಿ ಹೆಚ್ಚಿಸಿಕೊಳ್ಳಬಹುದು. ಇದನ್ನು ವಿರೋಧಿಸುವವರು ಕೇವಲ ತಮ್ಮ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ವಿರೋಧ ಮಾಡುತ್ತಿದ್ದಾರೆ ಎನ್ನದೇ ವಿಧಿಯಿಲ್ಲ.

ಲಕ್ಷ್ಮಿ ಅಯ್ಯಂಗಾರ್, ಹಿರಿಯ ವಕೀಲೆ, ಹೈಕೋರ್ಟ್

ಸಲಾರ್ ಬಿಡುಗಡೆ ಮುಂದಕ್ಕೆ

ಪ್ರಭಾಸ್–ಪ್ರಶಾಂತ್ ನೀಲ್ ಕಾಂಬಿನೇಷನ್‌ನ ಬಹುನಿರೀಕ್ಷಿತ 'ಸಲಾರ್' ಸಿನಿಮಾ ಬಿಡುಗಡೆ ಕಾರಣಾಂತರಗಳಿಂದ ಮುಂದಕ್ಕೆ ಹೋಗಿದೆ. ಸೆ.28ರಂದು ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿತ್ತು. ಪರಿಷ್ಕೃತ ಬಿಡುಗಡೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ಘೋಷಿಸುವುದಾಗಿ ಹೊಂಬಾಳೆ ಫಿಲ್ಮ್ಸ್ ಬುಧವಾರ ತಿಳಿಸಿದೆ.



ಸಲಾರ್ ಪೋಸ್ಟರ್

ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾ 'ಕೆ.ಜಿ.ಎಫ್.'ನಂತೆ ಎರಡು ಭಾಗಗಳಲ್ಲಿ ತೆರೆಕಾಣಲಿದೆ. ಸಿನಿಮಾದ ಮೊದಲ ಭಾಗಕ್ಕೆ 'ಸೀಸ್ ಫೈರ್' ಎಂಬ ಅಡಿಬರಹವಿದೆ. 'ಸಲಾರ್' ಬಿಡುಗಡೆ ಮುಂದಕ್ಕೆ ಹೋಗಲಿದೆ ಎನ್ನುವ ಮಾತು ಹಿಂದೆಯೇ ಕೇಳಿಬಂದಿತ್ತು. ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ 'ಬಾನದಾರಿಯಲ್ಲಿ' ಸಿನಿಮಾ ಬಿಡುಗಡೆ ಸೆ.28ಕ್ಕೆ ನಿಗದಿಯಾದಾಗಲೇ ಇದು ಖಚಿತವಾಗಿತ್ತು. ಆದರೆ ಚಿತ್ರ ನಿರ್ಮಾಣ ಸಂಸ್ಥೆಯಾದ 'ಹೊಂಬಾಳೆ ಫಿಲ್ಮ್ಸ್' ಈ ಬಗ್ಗೆ ಅಧಿಕೃತವಾಗಿ ಘೋಷಿಸಿರಲಿಲ್ಲ.

ಬುಧವಾರ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಹೊಂಬಾಳೆ, 'ಸಲಾರ್‌ಗೆ ನೀವು ನೀಡುತ್ತಿರುವ ಬೆಂಬಲಕ್ಕೆ ಆಭಾರಿ. ಕಾರಣಾಂತರಗಳಿಂದ ಸೆ.28ರಂದು ಸಿನಿಮಾ ಬಿಡುಗಡೆಯಾಗುತ್ತಿಲ್ಲ. ಬಹಳ ಎಚ್ಚರಿಕೆಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಇದನ್ನು ಅರ್ಥಮಾಡಿಕೊಳ್ಳುತ್ತೀರಿ ಎಂದು ಭಾವಿಸಿದ್ದೇವೆ. ಅದ್ಭುತವಾದ ಸಿನಿಮಾ ಅನುಭವವನ್ನು ನೀಡುವ ಗುರಿ ನಮ್ಮದು. ಅತ್ಯುತ್ತಮ ಗುಣಮಟ್ಟದ ಸಿನಿಮಾವನ್ನು ನಿಮ್ಮ ಮುಂದೆ ಇಡಬೇಕು ಎನ್ನುವುದಕ್ಕೆ ತಂಡವು ಶ್ರಮಿಸುತ್ತಿದೆ. ಶೀಘ್ರದಲ್ಲೇ ಬಿಡುಗಡೆಯ ಪರಿಷ್ಕೃತ ದಿನಾಂಕವನ್ನು ಘೋಷಿಸುತ್ತೇವೆ. 'ಸಲಾರ್'ಗೆ ಅಂತಿಮ ಸ್ಪರ್ಶ ನೀಡಲಾಗುತ್ತಿರುವ ಈ ಸಂದರ್ಭದಲ್ಲಿ ನೀವೆಲ್ಲರೂ ಜೊತೆಗಿರಿ' ಎಂದು ಉಲ್ಲೇಖಿಸಿದೆ.

ಛೂ ಮಂತರ್ ಎಂದ ಶರಣ್



ಅದಿತಿ, ಶರಣ್ ಹಾಗೂ ಮೇಘನಾ

ಶರಣ್, ಅದಿತಿ ಪ್ರಭುದೇವ ಹಾಗೂ ಮೇಘನಾ ಗಾಂವ್ಕರ್ ನಟನೆಯ 'ಛೂ ಮಂತರ್' ರಿಲೀಸ್‌ಗೆ ಸಜ್ಜಾಗುತ್ತಿದೆ. ಚಿತ್ರದ ಟೈಟಲ್ ಟ್ರ್ಯಾಕ್ ಅನ್ನು ಇತ್ತೀಚೆಗೆ ನಟ ರವಿಚಂದ್ರನ್ ಅವರು ಬಿಡುಗಡೆಗೊಳಿಸಿದರು.

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ನವನೀತ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಟೈಟಲ್ ಟ್ರ್ಯಾಕ್ ಅನಾವರಣ ಸಂದರ್ಭದಲ್ಲಿ ಕುತೂಹಲಕಾರಿ ಮಾಹಿತಿಯೊಂದನ್ನು ಹಂಚಿಕೊಂಡ ಶರಣ್, 'ನಾನು ನಾಯಕನಾಗಲು ರವಿಚಂದ್ರನ್ ಅವರೇ ಕಾರಣ. ನಾನು ಅವರೊಂದಿಗೆ 'ಹಠವಾದಿ' ಚಿತ್ರದಲ್ಲಿ ಅಭಿನಯಿಸಬೇಕಾದರೆ, 'ನೀನು ಇನ್ನು ನಾಯಕನಾಗಿಲ್ವಾ?' ಎಂದು ಕೇಳಿದರು. ನಾಯಕನಾಗಬೇಕು ಎಂದು ಯಾವತ್ತೂ ಅಂದುಕೊಂಡಿರದ ನಾನು, ಅವರು ಹೇಳಿದ ಎರಡು ವರ್ಷಗಳಲ್ಲೇ ನಾಯಕನಾದೆ' ಎಂದು ನೆನಪಿಸಿಕೊಂಡರು.

'ಅವತಾರ ಪುರುಷ', 'ಗುರು ಶಿಷ್ಯರು' ಸಿನಿಮಾದ ಯಶಸ್ಸಿನ ಬಳಿಕ ತೆರೆ ಮೇಲೆ ಮೋಡಿ ಮಾಡಲು ಶರಣ್ ಮತ್ತೊಮ್ಮೆ ಬರುತ್ತಿದ್ದು, ಶೀಘ್ರದಲ್ಲೇ 'ಛೂ ಮಂತರ್' ರಿಲೀಸ್ ಆಗಲಿದೆ ಎಂದಿದೆ ಚಿತ್ರತಂಡ. ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ನಿರ್ದೇಶನವಿದೆ. ಅನೂಪ್ ಛಾಯಾಚಿತ್ರಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಮತ್ತಷ್ಟು ಸಿನಿಮಾ ಸುದ್ದಿಗಳಿಗೆ ನೋಡಿ https://www.prajavani.net

ಪಿವಿ ಫ್ಯಾಕ್ಟ್ ಚೆಕ್

ಮಾಹಿತಿ/ವಿಡಿಯೊ ಕಳುಹಿಸಬೇಕಾದ ಸಂಖ್ಯೆ 9606038256

✗ 'ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಕೇಂದ್ರ ಸರ್ಕಾರ ಏರಿಕೆ ಮಾಡುತ್ತಿದೆ ಎಂದು ಆರೋಪಿಸುತ್ತಿರುವವರು ಈ ಸಂಗತಿಯನ್ನು ಮರೆತಿದ್ದಾರೆ. ಎಲ್‌ಪಿಜಿ ಸಿಲಿಂಡರ್ ಮೇಲೆ ಕೇಂದ್ರ ಸರ್ಕಾರವು ಶೇ 5ರಷ್ಟು ತೆರಿಗೆಯನ್ನಷ್ಟೇ ವಿಧಿಸುತ್ತದೆ. ಆದರೆ, ರಾಜ್ಯ ಸರ್ಕಾರಗಳು ಶೇ 55ರಷ್ಟು ತೆರಿಗೆ ವಿಧಿಸುತ್ತಿದೆ. ಇದರಿಂದಲೇ ಎಲ್‌ಪಿಜಿ ಬೆಲೆ ವಿಪರೀತ ಏರಿಕೆಯಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಾಗಿ ನಾವು ಪಾವತಿಸುವ ಹಣದಲ್ಲಿ ಬಹುಪಾಲ ತೆರಿಗೆರೂಪದಲ್ಲಿ ರಾಜ್ಯ ಸರ್ಕಾರಕ್ಕೇ ಹೋಗುತ್ತದೆ' ಎಂಬ ವಿವರ ಇರುವ ಪೋಸ್ಟರ್ ಮತ್ತು ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಇದು ತಪ್ಪು ಮಾಹಿತಿ.

✓ ಎಲ್‌ಪಿಜಿ ಸಿಲಿಂಡರ್ ಮೇಲೆ ಕೇಂದ್ರ ಸರ್ಕಾರವು ಶೇ 5ರಷ್ಟು ಜಿಎಸ್‌ಟಿ ವಿಧಿಸುತ್ತದೆ ಮತ್ತು ರಾಜ್ಯ ಸರ್ಕಾರವು ಯಾವದೇ ತೆರಿಗೆ ವಿಧಿಸುವುದಿಲ್ಲ. ಬದಲಿಗೆ ಕೇಂದ್ರ ಸರ್ಕಾರ ವಿಧಿಸುವ ಶೇ 5ರಷ್ಟು ಜಿಎಸ್‌ಟಿಯಲ್ಲಿ ಕೇಂದ್ರಕ್ಕೆ ಶೇ 2.50ರಷ್ಟು ಮತ್ತು ರಾಜ್ಯ ಸರ್ಕಾರಕ್ಕೆ ಶೇ 2.50ರಷ್ಟು ಹಂಚಿಕೆಯಾಗುತ್ತದೆ. ಇದಲ್ಲದೇ ಕೇಂದ್ರ ಸರ್ಕಾರವೇ ಎಲ್‌ಪಿಜಿ ತಯಾರಿಕೆಯ ಕಚ್ಚಾವಸ್ತುವಾದ ನೈಸರ್ಗಿಕ ಅನಿಲದ (ಸಾಂದ್ರೀಕೃತ) ಮೇಲೆ ಶೇ 5ರಷ್ಟು ಆಮದು ಸುಂಕ, ಶೇ 14ರಷ್ಟು ಹೆಚ್ಚುವರಿ ಆಮದು ಸುಂಕ ಮತ್ತು ಶೇ 14ರಷ್ಟು ಎಕ್ಸೈಸ್ ಸುಂಕ ವಿಧಿಸುತ್ತದೆ. ನೈಸರ್ಗಿಕ ಅನಿಲದ ಮೇಲೆ ಶೇ 5ರಷ್ಟು ಆಮದು ಸುಂಕ ವಿಧಿಸುತ್ತದೆ. ಕಚ್ಚಾತೈಲ ಸಂಸ್ಕರಣೆ ಮೂಲಕವೂ ಎಲ್‌ಪಿಜಿ ತಯಾರಿಸಲಾಗುತ್ತದೆ. ಪ್ರತಿ ಟನ್ ಕಚ್ಚಾತೈಲದ ಮೇಲೆ ಕೇಂದ್ರ ಸರ್ಕಾರವು ₹51ರಷ್ಟು ಆಮದು ಸುಂಕ, ₹51ರಷ್ಟು ಎಕ್ಸೈಸ್ ಸುಂಕ ಮತ್ತು ಪ್ರತಿ ಟನ್‌ಗೆ ₹6,700ರಷ್ಟು ಹೆಚ್ಚುವರಿ ಎಕ್ಸೈಸ್ ಸುಂಕ ವಿಧಿಸುತ್ತದೆ. ಈ ಪ್ರಕಾರ ಎಲ್‌ಪಿಜಿ ಸಿಲಿಂಡರ್ ಮೇಲೆ ಕೇಂದ್ರ ಸರ್ಕಾರವು ಹೆಚ್ಚಿನ ತೆರಿಗೆ ವಿಧಿಸದೇ ಇದ್ದರೂ, ಎಲ್‌ಪಿಜಿ ತಯಾರಿಕೆಯಲ್ಲಿ ಬಳಸುವ ಕಚ್ಚಾತೈಲದ ಮೇಲೆ ಭಾರಿ ಪ್ರಮಾಣದ ತೆರಿಗೆ ವಿಧಿಸುತ್ತದೆ. ಆದರೆ ಈ ಸಂದೇಶಗಳಲ್ಲಿ ಹಂಚಿಕೊಳ್ಳುತ್ತಿರುವಂತೆ ರಾಜ್ಯ ಸರ್ಕಾರಗಳು ಶೇ 55ರಷ್ಟು ತೆರಿಗೆ ವಿಧಿಸುತ್ತವೆ ಎಂಬುದು ಸುಳ್ಳು ಸುದ್ದಿ.


ಗುಂಡಣ್ಣ



ತೀರ್ಪು ಕೊಡಲು ಆತುರವೇಕೆ?

ನುಡಿ ಬೆಳಗು





ದೀಪಾ ಹಿರೇಗುತ್ತಿ, ಇಂಗ್ಲಿಷ್ ಉಪನ್ಯಾಸಕಿ

ಪ್ರವಾಸ ಹೊರಟಿದ್ದ ಗುಂಪೊಂದರಲ್ಲಿದ್ದ ಇಬ್ಬರು ವ್ಯಕ್ತಿಗಳು ಮರಳುಗಾಡಿನಲ್ಲಿ ಅಕಸ್ಮಾತ್ತಾಗಿ ದಾರಿ ತಪ್ಪಿಬಿಡುತ್ತಾರೆ. ಹಸಿವು ಮತ್ತು ಬಾಯಾರಿಕೆಯಿಂದ ಸುಸ್ತಾಗಿದ್ದ ಇಬ್ಬರೂ ಸೋತ ಹೆಜ್ಜೆಗಳನ್ನಿಟ್ಟು ನಡೆಯುತ್ತಿರುವಾಗ ಒಂದು ಕಡೆ ದೊಡ್ಡ ಗೋಡೆಯೊಂದು ಕಾಣಿಸುತ್ತದೆ. ಆಶ್ಚರ್ಯದಿಂದ ಅದರ ಹತ್ತಿರ ಬರುತ್ತಾರೆ. ಅರೇ, ಗೋಡೆಯಾಚೆ ಹಕ್ಕಿಗಳ ಚಿಲಿಪಿಲಿ! ಇಣುಕಿದರೆ ಅದೆಷ್ಟೋ ದಿನಗಳಿಂದ ಸಿಗುತ್ತದೆಂದು ಅವರು ಎದುರು ನೋಡುತ್ತಿದ್ದ ಓಯಸಿಸ್ ಗೋಡೆಯ ಬದಿಯಲ್ಲಿದೆ! ಓಯಸಿಸ್ ಸುತ್ತಲೂ ಹಸಿರು ತುಂಬಿದ ಮರಗಳಲ್ಲಿ ಸ್ವಾದಿಷ್ಟ ಹಣ್ಣುಗಳು ಬೇರೆ. ಅವರಿಬ್ಬರಿಗೂ ಅದನ್ನು ನೋಡಿ ಬಹಳ ಸಂತಸವಾಗುತ್ತದೆ. ಒಬ್ಬ ಹೇಗೋ ಆ ಗೋಡೆಯನ್ನು ಹತ್ತಿ ಆ ಕಡೆ ಹಾರಿಬಿಡುತ್ತಾನೆ. ಇನ್ನೊಬ್ಬ ನಿಧಾನವಾಗಿ ತಾವು ತಿರುಗಿದ ದಾರಿಯಲ್ಲೇ ವಾಪಸ್ ಬಂದು ತಮ್ಮ ಗುಂಪಿನವರು ಬಂದರೆ ಅವರನ್ನು ಓಯಸಿಸ್ ಕಡೆ ಕರೆದುಕೊಂಡು ಹೋಗಲೆಂದು ಕಾಯುತ್ತಾನೆ.

ಯಾರನ್ನಾದರೂ ಇವರಿಬ್ಬರಲ್ಲಿ ಯಾರು ಮಾಡಿದ್ದು ಸರಿ ಎಂದು ಕೇಳಿದರೆ 'ಎರಡನೆಯವನು' ಎಂದು ನಾವು ಹೇಳಿಬಿಡಬಹುದು. ಆದರೆ ಮೊದಲನೆಯಾತನದ್ದೂ ತಪ್ಪಿಲ್ಲವಲ್ಲ! ಅವನನ್ನು ತಪ್ಪಿತಸ್ಥನನ್ನಾಗಿ ಮಾಡಿ ಕಟಕಟೆಯಲ್ಲಿ ನಿಲ್ಲಿಸುವ ಮುನ್ನ ಆತನ ವರ್ತನೆ ಮಾನವ ಸಹಜವಾದದ್ದು ಎಂದು ಯೋಚಿಸುವುದು ಅಗತ್ಯ. ಅಷ್ಟಕ್ಕೂ ಬೇರೆಯವರ ಬದುಕಿನ ಹಾದಿಯಲ್ಲಿ ನಡೆಯದೇ ಅವರ ನಡೆಯನ್ನು ಟೀಕಿಸುವ ಅಧಿಕಾರವನ್ನು ನಮಗೆ ಕೊಟ್ಟವರಾದರೂ ಯಾರು? ಪರಿಸ್ಥಿತಿಗನುಗುಣವಾಗಿ ನಮ್ಮ ನಿರ್ಧಾರಗಳು ಬದಲಾಗುತ್ತಲೇ ಇರುತ್ತವೆ.

ಘಟನೆಯೊಂದರ ಹಿನ್ನೆಲೆ ಗೊತ್ತಿಲ್ಲದೇ ತೀರ್ಪು ಕೊಟ್ಟುಬಿಡುವ ಮನುಷ್ಯನ ಗುಣ ಬಹು ಹಿಂದಿನದು. ಕಡಿದಾದ ಪರ್ವತವನ್ನು ಹತ್ತುವಾಗ ಆರಂಭದಲ್ಲಿ ನಿಧಾನಗತಿಯಿರಬೇಕು ಎನ್ನುತ್ತಾನೆ ಶೇಕ್ಸ್‌ಪಿಯರ್. ಅದೇ ರೀತಿ ಯಾವುದಾದರೂ ಸಂಗತಿಯ, ಯಾರಾದರೂ ವ್ಯಕ್ತಿಯ ಬಗ್ಗೆ ತೀರ್ಪು ಕೊಡುವಾಗಲೂ ನಿಧಾನಿಸುವುದು ಒಳ್ಳೆಯದು. ಈ ಕಡೆಯಿಂದ ಆರು ಎಂದು ಓದಲ್ಪಡುವ ಇಂಗ್ಲಿಷಿನ ಅಂಕಿ ಇನ್ನೊಂದು ಕಡೆಯಿಂದ ಒಂಬತ್ತರ ಥರವೂ ಕಾಣುತ್ತದೆ. ಇಲ್ಲಿ ಯಾವ ಕಡೆಯಿಂದ ಓದಿದವರದ್ದು ಸರಿ ಎಂದು ಚರ್ಚಿಸಲಾಗುವುದಿಲ್ಲ. ಅವರವರ ಜಾಗದಲ್ಲಿ ನಿಂತು ನೋಡಿದರೆ ಇಬ್ಬರೂ ಸರಿಯೇ. ಬದುಕಿನಲ್ಲೂ ಹಾಗೆಯೇ, ಸ್ನೇಹಿತರು, ಸಹೋದ್ಯೋಗಿಗಳು, ಸಂಬಂಧಿಕರ ಜತೆಗೆ ಅಭಿಪ್ರಾಯ ಬೇಧ ಉಂಟಾದರೆ ಪರಿಸ್ಥಿತಿಯನ್ನು ಅವರ ದೃಷ್ಟಿಕೋನದಲ್ಲೂ ಯೋಚಿಸಬೇಕು. ಅಂದಾಗ ಮಾತ್ರ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯ.

ದಿನ ಭವಿಷ್ಯ

ವಿದ್ಯಾಶಂಕರ ಸೋಮಯಾಜಿ. ಕಮ್ಮರಡಿ — ಗುರುವಾರ ಸೆಪ್ಟೆಂಬರ್ 14, 2023

ಶ್ರೀ ಶೋಭಕೃತ್ ನಾಮ ಸಂವತ್ಸರ ದಕ್ಷಿಣಾಯನ ವರ್ಷ ಋತು ತಿಥಿ: ಶ್ರಾವಣ ಕೃಷ್ಣ ಅಮಾವಾಸ್ಯೆ ಅಹೋರಾತ್ರ ನಕ್ಷತ್ರ: ಪೂರ್ವಫಲ್ಗುನಿ ಗಂ. 28-54 ಯೋಗ: ಸಾಧ್ಯಾ ಗಂ. 26-59 ಕರಣ: ಚತುಷ್ಪಾದ ಗಂ. 18-01, ಸಿಂಹ ಮಾಸದ 28ನೇ ದಿನ, ಮಳೆನಕ್ಷತ್ರ: ಉತ್ತರ ಫಲ್ಗುಣಿ 1. ರಾಹುಕಾಲ : ಮಧ್ಯಾಹ್ನ 01-30 – 03-00, ಸೂರ್ಯೋದಯ : 06-23 ಸೂರ್ಯಾಸ್ತ : 06-29, ಮುಸ್ಲಿಂ ದಿನಾಂಕ : 28 ಸಫರ್, ದಿನ ವಿಶೇಷ : ಸಪ್ತಪುರಿ ಅಮಾವಾಸ್ಯೆ (ಒರಿಸ್ಸಾ), ಕುಸೋತ್ಪತಿನಿ ಪಿತೋರಿ, ಶಹದತ್-ಎ-ಇಮಾನ್-ಹಸನ್ (ಮುಸ್ಲಿಂ), ಅದೃಷ್ಟ ಸಂಖ್ಯೆ : 1, 3

ಮೇಷ: ಮೋಸಗಳು ನಡೆಯಬಹುದಾದ ಪಾಲುದಾರಿಕೆಯಿಂದ ಹೊರ ಬರುವ ನಿಮ್ಮ ಚಿಂತನೆ ಸೂಕ್ತವಾದುದು. ಅಬಕಾರಿ ಗುತ್ತಿಗೆದಾರರಿಗೆ ಸ್ವಲ್ಪ ಮಟ್ಟದಲ್ಲಿ ಆದಾಯ ಹೆಚ್ಚುವುದು. ಸರಕು ಸಾಗಾಟದಿಂದ ಲಾಭ ಬರುವುದು

ವೃಷಭ: ಸಮಸ್ಯೆಯಿಂದ ಹೊರಬರಲು ಯಾವುದೇ ರೀತಿಯ ಮುಚ್ಚುಮರೆ ಇಲ್ಲದೇ ಇರುವುದು ಒಂದೇ ದಾರಿ. ನಾಯಕತ್ವದ ಗುಣಗಳು ವೃದ್ಧಿಸಲಿದೆ. ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಅಪಾರ ಉತ್ಸಾಹ ಮೂಡುವುದು.

ಮಿಥುನ: ವ್ಯವಹಾರದ ವಿಷಯಗಳಲ್ಲಿ ಯಾವುದೇ ಸಂಬಂಧಗಳಿಗೆ ಆಸ್ಪದವಿರದಂತೆ ನೋಡಿಕೊಳ್ಳುವುದು ಒಳ್ಳೆಯದು. ಬಹಳ ದಿನಗಳ ನಂತರ ನಿಮ್ಮ ಮನೆಗೆ ಹಿರಿಯ ಸಹೋದರರ ಆಗಮನ ಸಂತೋಷ ಉಂಟುಮಾಡುವುದು.

ಕರ್ಕಾಟಕ: ಬದುಕನ್ನು ವಿಲಾಸಿಯಾಗಿ ಕಳೆಯುವ ಹೊರತಾಗಿ ಇನ್ನೊಂದು ಪ್ರಪಂಚವಿದೆ, ಅನೇಕ ಜವಾಬ್ದಾರಿಗಳಿವೆ ಎಂಬುದನ್ನು ಮರೆಯದಿರಿ. ದಾಂಪತ್ಯದಲ್ಲಿ ಸಂಶಯದ ವಾತಾವರಣ ಇದ್ದು ಅಸಮಾಧಾನ ಮೂಡುವುದು.

ಸಿಂಹ: ಕೋರ್ಟಿನ ಕಾರ್ಯಗಳಲ್ಲಿ ವಿನೂತನ ತಿರುವು ಹೊಂದಿ ಆಲೋಚನೆ ವ್ಯತ್ಯಾಸವಾಗಬಹುದು. ಆಸ್ತಿ ಖರೀದಿಯ ವಿಚಾರದಲ್ಲಿ ನಿಮ್ಮ ಪರಿಸ್ಥಿತಿ ಅವಲೋಕಿಸಿಕೊಂಡು ಮುಂದಿನ ಹೆಜ್ಜೆ ಇರಿಸಿ. ಬಟ್ಟೆ ಖರೀದಿ ಯೋಗವಿದೆ.

ಕನ್ಯಾ: ಯಾವುದೇ ರೀತಿಯ ಮಹತ್ವದ ಮಾತುಕತೆ ನಡೆಸುವಾಗ ಈ ದಿನ ಧೈರ್ಯವಾಗಿ ಮಾತನಾಡಿ. ಇಲ್ಲವಾದಲ್ಲಿ ದಕ್ಷರಾಗಿ ದಾಕ್ಷಿಣ್ಯ ಸ್ವಭಾವದವರಾದ ನಿಮಗೆ ಅಗೌರವ, ನಷ್ಟದಂತಹ ಪರಿಸ್ಥಿತಿಯು ಎದುರಾಗಬಹುದು.

ತುಲಾ: ಆರೋಗ್ಯ ವೃದ್ಧಿಗಾಗಿ ದೈನಂದಿನ ಚಟುವಟಿಕೆಯಲ್ಲಿ ಸರಿಯಾದ ನಿಯಮ ಪಾಲಿಸುವುದು ಒಳ್ಳೆಯದು. ಇಂದು ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಹೆಣಗಬೇಕಾಗಬಹುದು. ಬಂಧುಗಳೊಡನೆ ಸುಖ ಭೋಜನ

ವೃಶ್ಚಿಕ: ಹಾಲು ಮತ್ತು ಹಾಲಿನ ಉತ್ಪನ್ನ ವಸ್ತುಗಳ ಮಾರಾಟಗಳಿಂದ ಸಂಪಾದನೆ ಆಗುವುದು. ವೈಯಕ್ತಿಕ ವಿಷಯಗಳನ್ನು ಆಪ್ತರಾದರಲ್ಲಿ ಹಂಚಿಕೊಳ್ಳಲು ಸಮಯ ಕೂಡಿ ಬಂದಿದೆ. ಕೌಟುಂಬಿಕ ಬಿಕ್ಕಟ್ಟು ನಿವಾರಣೆ.

ಧನು: ಆತ್ಮಸ್ಥೈರ್ಯ ಹಾಗೂ ದೇವರ ಮೇಲಿರುವ ಶ್ರದ್ಧಾ ಭಕ್ತಿ ನಂಬಿಕೆಯಿಂದ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಿ ಪರಿಹರಿಸಿಕೊಳ್ಳುವಿರಿ. ಮನಸ್ಸಿಗೆ ಹೆಚ್ಚು ಮುದ ನೀಡುವಂತಹ ಸಂಗತಿಗಳು ಜರುಗುತ್ತದೆ.

ಮಕರ: ಪ್ರೀತಿ ವಾತ್ಸಲ್ಯ ತೋರುವ ಜನರು ನಿಮ್ಮೊಂದಿಗಿ ಇದ್ದಾರೆಂಬುದು ಆತ್ಮ ವಿಶ್ವಾಸ ಹೆಚ್ಚಲು ಕಾರಣವಾಗಲಿದೆ. ಸಂಕಷ್ಟದ ಪರಿಸ್ಥಿತಿಗೆ ತಂದೆಯವರಿಂದ ನೆರವು ಸಿಗಲಿದೆ. ದೈವಾನುಗ್ರಹಕ್ಕೆ ಸದಾಕಾಲ ನಿಮ್ಮ ಪ್ರಾರ್ಥನೆ ಇರಲಿ.

ಕುಂಭ: ಯಂತ್ರೋಪಕರಣಗಳ ಖರೀದಿಯಿಂದ ಅಧಿಕ ಮಟ್ಟದಲ್ಲಿ ಖರ್ಚು ಸಂಭವಿಸುವುದು. ಹಣಕಾಸಿನ ವಿಚಾರದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವುದು ಕಷ್ಟವಾಗುವುದು. ಸಾಲ ಮಾಡದಿರುವುದು ಉತ್ತಮ.

ಮೀನ: ಕಾರ್ಯಕ್ಷೇತ್ರದಲ್ಲಿ ಎಚ್ಚರ ವಹಿಸದೆ ಅತಿಯಾದ ಆತ್ಮವಿಶ್ವಾಸ, ಎಲ್ಲವೂ ತಿಳಿದಿದೆ ಎಂಬುವ ಅಹಂಕಾರ ಮುಂದುವರಿದರೆ ಅಧಿಕಾರಿ ವರ್ಗದವರಿಂದ ಕಷ್ಟ-ನಷ್ಟ ಸ್ಥಾನಮಾನಕ್ಕೆ ಹಾನಿಯಾಗುವ ಸನ್ನಿವೇಶ ಬರುವುದು.


ಪದಬಂಧ 5441 – ವಿದ್ಯಾ ವಿನಯ್

ಎಡದಿಂದ ಬಲಕ್ಕೆ

1. ಸ್ವಂತ ಅನುಭವಕ್ಕೆ ಬಂದ ತಿಳಿವು (4)
3. ನಾಮಧರಿಸಿದವನ ಹೆಸರು (4)
5. ದೇವರಿಗೆ ಅರ್ಪಿಸಿ ಪಡೆದುದು (3)
7. ಅಸಮವಲ್ಲದ್ದು (2)
9. ನಾರಿಕೇಳದಲ್ಲಿರಿಸಿದ ಕೊಳವೆ (2)
10. ಉದ್ದೇಶ ಅಥವಾ ಇಚ್ಛೆ ಎಂದರೂ ಆದೀತು (3)
11. ಕಾದಾಡುವ ಜಾಗವಲ್ಲ! ಇದು ಅರಣ್ಯ (2)
12. ಪ್ರಾಂಗಣದಲ್ಲಿನ ಗುಂಪು ಹಿಂದುಮುಂದಾಗಿದೆ (2)
14. ಜನರೊಳಗೆ ಕಾಣಿಸಿದ ಹುಟ್ಟು (3)
16. ಮಾನವಿರುವ ಮಾಲೀಕ (4)
17. ಬಾಳೆಹಣ್ಣಿನಿಂದ ಮಾಡಿದ ಖಾದ್ಯ (4)

ಮೇಲಿಂದ ಕೆಳಕ್ಕೆ

1. ಅರಸುತ್ತಿರುವಾಗ ಸಿಕ್ಕಿರುವ ರಾಜ (3)
2. ಪ್ರಗತಿಯಲ್ಲಿನ ನಕಲು ಹಿಂದುಮುಂದಾಗಿದೆ (2)
3. ನಾರದನಿಗೆ ಕೇಳಿಸಿದ ಮಧುರ ಧ್ವನಿ (2)
4. ಮೃತ್ಯು ದೇವತೆ ಬಳಿಯಿರುವ ಜೋಡಿ (3)
6. ಎಲ್ಲರೂ ಒಟ್ಟಾಗಿ ಮಾಡಿರುವ ಊಟ (7)
8. ವಾಪಾಸಾದಾಗ ಕಾಣಿಸಿದ ಮರುಭೂಮಿ (5)
9. ಹೆಸರಿಡುವ ಶಾಸ್ತ್ರ (5)
11. ಕಾವಿ ಬಣ್ಣದ ಬಟ್ಟೆ (3)
13. ಆಕಾಶ ಇಲ್ಲಿ ಕಾಣುತ್ತಿದೆ (3)
14. ಜವಾನನ ಸುತ್ತ ನೆರೆದ ಮಂದಿ (2)
15. ನಗರದಲ್ಲಿರುವ ಮನುಷ್ಯ (2)



5440ನೇ ಪದಬಂಧದ ಉತ್ತರ

ಎಡದಿಂದ ಬಲಕ್ಕೆ: 1.ಉದಕ 3.ಕಡಸು 4.ಮಡಕೆ 6.ಕುಶಲ 7.ವಾಡಿಕೆ 9.ಮರುಕ 11.ನಜರು 13.ದಿವಾನ 15.ಸಂಧಾನ 17.ಲಘಂಗ 18.ಸರೀಕ 19.ತಿಗರಿ

ಮೇಲಿಂದ ಕೆಳಕ್ಕೆ: 1.ಉಸುಕು 2.ಕಮಲ 3.ಕರಡಿ 5.ಕೆಸರು 7.ವಾದನ 8.ಕೆನ್ನೀರು 9.ಮಸೀದಿ 10.ಕದನ 12.ಜಟಿಲ 14.ವಾಚಕ 15.ಸಂಗತಿ 16.ನಸರಿ

ಸುಡೊಕು 5827

				2		5		
5		4			7		2	3
	2	8	5			6		7
8		1		3		7		9
			9	7	8		1	
9		2		5		3		6
7		3		9				
	8		7		5	9	3	
		9		8				5


ಆಡುವುದು ಹೇಗೆ?

ಮನೆಗಳನ್ನು 1ರಿಂದ 9ರವರೆಗಿನ ಅಂಕಿಗಳಿಂದ ತುಂಬಿ. ಮೇಲಿನಿಂದ ಕೆಳಕ್ಕೆ, ಎಡದಿಂದ ಬಲಕ್ಕೆ ಪ್ರತಿ ಸಾಲಿಗೂ ಇದೇ ನಿಯಮ. ದೊಡ್ಡ ಚೌಕದ ಒಳಗಿನ ಮಧ್ಯಮ ಚೌಕದ ಮನೆಗಳನ್ನೂ ತುಂಬಬೇಕು. ಯಾವ ಅಂಕಿಯೂ ಯಾವುದೇ ಸಾಲು, ಮಧ್ಯಮ ಚೌಕದಲ್ಲಿ ಪುನರಾವರ್ತನೆ ಆಗಬಾರದು.

5826ಸುಡೊಕು

3	4	7	6	5	1	8	2	9
8	2	9	4	7	3	1	6	5
1	6	5	8	9	2	3	4	7
4	8	2	7	1	6	9	5	3
9	7	3	5	2	8	4	1	6
6	5	1	9	3	4	7	8	2
5	3	4	2	8	9	6	7	1
2	9	8	1	6	7	5	3	4
7	1	6	3	4	5	2	9	8

ಷೇರುಪೇಟೆ ವಹಿವಾಟು



ಎನ್‌ಎಸ್‌ಇ ನಿಫ್ಟಿ

ಹಿಂದಿನ ಅಂತ್ಯ	19,993
ಇಂದಿನ ಅಂತ್ಯ	20,070
▲	77
ದಿನದ ಗರಿಷ್ಠ	20,096

ಎನ್‌ಇಸಿಸಿ ಸೂಚಿಸಿರುವ ಮೊಟ್ಟೆ ಧಾರಣೆ

ಬೆಂಗಳೂರು	
100 ಮೊಟ್ಟೆಗೆ	₹500
12 ಮೊಟ್ಟೆಗೆ	₹65
ಮೈಸೂರು	
100 ಮೊಟ್ಟೆಗೆ	₹500

ಖಾದ್ಯ ತೈಲ ಮುಂಬೈ

(10 ಕೆಜಿಗೆ)

ಶೇಂಗಾ (ರಿಫೈನ್ಡ್)	₹1770 (1750)
ಸೋಯಾ (ರಿಫೈನ್ಡ್)	₹880 (885)
ಸೂರ್ಯಕಾಂತಿ (ರಿಫೈನ್ಡ್)	₹892 (892)
ಪಾಮೋಲಿನ್	₹820 (820)

ವಿನಿಮಯ ದರ

$ ಡಾಲರ್	83.01
£ ಪೌಂಡ್	103.49
€ ಯುರೊ	89.06
¥ ಯೆನ್ (100ಕ್ಕೆ)	56

‘ಕಾರಿಗೆ ಆರು ಏರ್‌ಬ್ಯಾಗ್ ಕಡ್ಡಾಯ ಇಲ್ಲ’

ನವದೆಹಲಿ (ಪಿಟಿಐ): ಕಾರುಗಳಲ್ಲಿ ಆರು ಏರ್‌ಬ್ಯಾಗ್ ಇರಬೇಕು ಎಂಬುದನ್ನು ಸರ್ಕಾರ ಕಡ್ಡಾಯ ಮಾಡುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ.

ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಕಲ್ಪಿಸುವ ಉದ್ದೇಶದಿಂದ ಕಾರುಗಳಲ್ಲಿ ಆರು ಏರ್‌ಬ್ಯಾಗ್ ಅಳವಡಿಸುವುದನ್ನು 2023ರ ಅಕ್ಟೋಬರ್ 1ರಿಂದ ಜಾರಿಗೊಳಿಸುವುದಾಗಿ ಕೇಂದ್ರ ಹೇಳಿತ್ತು.

ಆದರೆ, ಕಾರ್ಯಕ್ರಮವೊಂದರಲ್ಲಿ ಬುಧವಾರ ಮಾತನಾಡಿದ ಗಡ್ಕರಿ, ಕಾರುಗಳಿಗೆ ಆರು ಏರ್‌ಬ್ಯಾಗ್ ಇರಬೇಕು ಎನ್ನುವುದನ್ನು ಕಡ್ಡಾಯ ಮಾಡಲು ತಾವು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬ್ಯಾಂಕ್ ಆಫ್ ಬರೋಡ ಸಾಲ ಅಭಿಯಾನ


ಪ್ರಜಾವಾಣಿ ವಾರ್ತೆ

ಬೆಂಗಳೂರು: ಬ್ಯಾಂಕ್ ಆಫ್ ಬರೋಡ ‘ಬಿಒಬಿ ಕೆ ಸಂಗ್ ತ್ಯೋಹಾರ್ ಕಿ ಉಮಂಗ್’ ಹೆಸರಿನಲ್ಲಿ ಹೊಸ ಅಭಿಯಾನವೊಂದನ್ನು ಆರಂಭಿಸಿದ್ದು, ಗೃಹ, ವಾಹನ, ಶಿಕ್ಷಣ ಹಾಗೂ ವೈಯಕ್ತಿಕ ಸಾಲದ ಮೇಲೆ ರಿಯಾಯಿತಿಗಳನ್ನು ಪ್ರಕಟಿಸಿದೆ.

ಈ ಅಭಿಯಾನವು ಡಿಸೆಂಬರ್ 31ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಗೃಹ ಸಾಲದ ಮೇಲಿನ ಬಡ್ಡಿ ಶೇ 8.40ರಿಂದ ಆರಂಭವಾಗಲಿದೆ. ವಾಹನ ಸಾಲದ ಬಡ್ಡಿ ಶೇ 8.70ರಿಂದ ಆರಂಭವಾಗಲಿದೆ. ಈ ಸಾಲಗಳಿಗೆ ಪ್ರೊಸೆಸಿಂಗ್ ಶುಲ್ಕ ಇರುವುದಿಲ್ಲ.

ಶಿಕ್ಷಣ ಸಾಲದ ಮೇಲಿನ ಬಡ್ಡಿ ದರವು ಶೇ 8.55ರಿಂದ ಶುರುವಾಗಲಿದೆ. ನಿರ್ದಿಷ್ಟ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದವರು ಸಾಲಕ್ಕೆ ಅಡಮಾನ ಇರಿಸುವ ಅಗತ್ಯ ಇಲ್ಲ ಎಂದು ಪ್ರಕಟಣೆ ತಿಳಿಸಿದೆ. ವೈಯಕ್ತಿಕ ಸಾಲದ ಮೇಲಿನ ಬಡ್ಡಿಯು ಶೇ 10.10ರಿಂದ ಆರಂಭವಾಗಲಿದೆ.

ಎನ್.ಆರ್.ಪುರ ರಬ್ಬರ್



(ಪ್ರತಿ ಕೆ.ಜಿಗೆ)

ಆರ್‌ಎಸ್‌ಎಸ್-4	₹144
ಆರ್‌ಎಸ್‌ಎಸ್-5	₹138
ಗುಡ್ ಲಾಟ್	₹126

ಕೊಬ್ಬರಿ ಧಾರಣೆ

(ಕ್ವಿಂಟಲ್‌ಗೆ)

ಕೆ.ಆರ್. ಪೇಟೆ	₹8000-8000
ತಿಪಟೂರು	₹7000-8500
ತುಮಕೂರು	₹3800-4400
ತುರುವೇಕೆರೆ	₹8400-8400

ಈರುಳ್ಳಿ ಧಾರಣೆ

(ಕ್ವಿಂಟಲ್‌ಗೆ)

ದಪ್ಪ	₹2000-2700
ಮಧ್ಯಮ	₹1500-2000
ಸಣ್ಣ	₹1000-1500

ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳಿಗೆ ಆರ್‌ಬಿಐ ನಿರ್ದೇಶನ

ಸಾಲ ಮರುಪಾವತಿಸಿದ ತಿಂಗಳಲ್ಲಿ ದಾಖಲೆಪತ್ರ ಹಿಂದಿರುಗಿಸಿ

ಮುಂಬೈ (ಪಿಟಿಐ): ಗ್ರಾಹಕರು ಸಾಲ ಪಡೆಯುವಾಗ ಅಡಮಾನ ಇರಿಸಿದ ಎಲ್ಲ ದಾಖಲೆಪತ್ರಗಳನ್ನು ಸಾಲ ಮರುಪಾವತಿಸಿದ 30 ದಿನಗಳ ಒಳಗಾಗಿ ಹಿಂದಿರುಗಿಸಬೇಕು ಎಂದು ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬುಧವಾರ ನಿರ್ದೇಶನ ನೀಡಿದೆ.

ಮುಖ್ಯಾಂಶಗಳು
- 30 ದಿನಗಳ ಬಳಿಕ ಗ್ರಾಹಕರಿಗೆ ದಿನಕ್ಕೆ ₹5 ಸಾವಿರ ಪರಿಹಾರ
- ದಾಖಲೆಪತ್ರ ಕಳೆದುಹೋದರೆ ಹೆಚ್ಚುವರಿ 30 ದಿನ ಕಾಲಾವಕಾಶ



ದಾಖಲೆಪತ್ರಗಳನ್ನು ಹಿಂದಿರುಗಿಸುವಲ್ಲಿ ವಿಫಲವಾದರೆ, ವಿಳಂಬ ಆಗುವ ಪ್ರತಿ ದಿನಕ್ಕೆ ಗ್ರಾಹಕರಿಗೆ ₹5 ಸಾವಿರ ಪರಿಹಾರ ನೀಡಬೇಕು ಎಂದು ತಾಕೀತು ಮಾಡಿದೆ. ಇದು ಈ ವರ್ಷದ ಡಿಸೆಂಬರ್ 1ರಿಂದ ಅನ್ವಯವಾಗಲಿದೆ ಎಂದು ತಿಳಿಸಿದೆ.

ಚರ ಅಥವಾ ಸ್ಥಿರ ಆಸ್ತಿಗಳಿಗೆ ಸಂಬಂಧಪಟ್ಟ ದಾಖಲೆಪತ್ರಗಳನ್ನು ಗ್ರಾಹಕರಿಗೆ ಹಿಂದಿರುಗಿಸುವಾಗ ಹಣಕಾಸು ಸಂಸ್ಥೆಗಳು ಬೇರೆ ಬೇರೆ ಕಾರ್ಯವೈಖರಿ ಅನುಸರಿಸುತ್ತಿವೆ. ಇದು ಗ್ರಾಹಕ ವ್ಯಾಜ್ಯಕ್ಕೆ ಕಾರಣವಾಗುತ್ತಿದೆ ಎಂಬುದು ಆರ್‌ಬಿಐ ಗಮನಕ್ಕೆ ಬಂದಿದೆ. ಹೀಗಾಗಿ ಏಕರೂಪ ತರುವ ಉದ್ದೇಶದಿಂದ ಸಾಲಗಾರರು ಅಡಮಾನವಾಗಿ ಇಟ್ಟಿರುವ ಎಲ್ಲ ಮೂಲ ದಾಖಲೆಪತ್ರಗಳನ್ನು ಸಾಲ ಮರುಪಾವತಿಸಿದ 30 ದಿನಗಳ ಒಳಗಾಗಿ ಹಿಂದಿರುಗಿಸುವಂತೆ ಹಾಗೂ ನೋಂದಣಿಗೆ ಸಂಬಂಧಿಸಿದ ಶುಲ್ಕಗಳನ್ನು ಕೈಬಿಡುವಂತೆ ಹಣಕಾಸು ಸಂಸ್ಥೆಗಳಿಗೆ ತಿಳಿಸಿದೆ.

ಗ್ರಾಹಕರು ತಮ್ಮ ಮೂಲ ದಾಖಲೆಪತ್ರಗಳನ್ನು ತಮ್ಮ ಸಾಲದ ಖಾತೆ ಇರುವ ಶಾಖೆಯಲ್ಲಿ ಅಥವಾ ದಾಖಲೆಪತ್ರಗಳು ಲಭ್ಯ ಇರುವ ಬ್ಯಾಂಕ್‌ನ ಯಾವುದೇ ಕಚೇರಿಯಲ್ಲಿ ತಮ್ಮ ಆಯ್ಕೆಯಂತೆ ಪಡೆದುಕೊಳ್ಳಬಹುದು ಎಂದು ಆರ್‌ಬಿಐ ಹೇಳಿದೆ.

ಮೂಲ ದಾಖಲೆಪತ್ರಗಳನ್ನು ಹಿಂದಿರುಗಿಸುವ ಗಡುವನ್ನು ಸಾಲ ಮಂಜೂರು ಪತ್ರದಲ್ಲಿ ನಮೂದಿಸಬೇಕು.

ಒಂದೊಮ್ಮೆ ಸಾಲ ಪಡೆದ ವ್ಯಕ್ತಿ ಅಥವಾ ಜಂಟಿ ಸಾಲಗಾರರು ನಿಧನ ಆದರೆ, ಕಾನೂನು ರಿತ್ಯ ವಾರಸುದಾರರಿಗೆ ದಾಖಲೆಪತ್ರಗಳನ್ನು ಹಿಂದಿರುಗಿಸಲು ಕ್ರಮ ಕೈಗೊಳ್ಳಬೇಕು. ಎಲ್ಲ ಪ್ರಕ್ರಿಯೆಗಳ ವಿವರವನ್ನು ಜಾಲತಾಣದಲ್ಲಿ ಪ್ರಕಟಿಸಬೇಕು ಎಂದು ಆರ್‌ಬಿಐ ತಿಳಿಸಿದೆ.

ಒಂದೊಮ್ಮೆ ದಾಖಲೆಪತ್ರಕ್ಕೆ ಹಾನಿಯಾದರೆ, ಕಳೆದುಹೋದರೆ ಅದರ ನಕಲು ಪಡೆಯಲು ಸಾಲಗಾರರಿಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆಗಳು ನೆರವಾಗಬೇಕು. ಅದಕ್ಕೆ ತಗಲುವ ವೆಚ್ಚ ಭರಿಸಬೇಕು. ಇಂತಹ ಸಂದರ್ಭದಲ್ಲಿ ಸಂಸ್ಥೆಗಳಿಗೆ ಹೆಚ್ಚುವರಿಯಾಗಿ 30 ದಿನಗಳನ್ನು ನೀಡಲಾಗುವುದು. 60 ದಿನಗಳ ಬಳಿಕವೂ ದಾಖಲೆಪತ್ರಗಳನ್ನು ಗ್ರಾಹಕರಿಗೆ ವಿತರಿಸಲು ವಿಳಂಬ ಆದರೆ ಆಗ ಪರಿಹಾರ ಮೊತ್ತವನ್ನು ಲೆಕ್ಕ ಹಾಕಲಾಗುತ್ತದೆ.

ಕಚ್ಚಾ ತೈಲದ ಕೊರತೆ: ಐಇಎ



ಪ್ಯಾರಿಸ್ (ಎಎಫ್‌ಪಿ): ಕಚ್ಚಾ ತೈಲ ಉತ್ಪಾದನೆಯನ್ನು ತಗ್ಗಿಸಲು ಸೌದಿ ಅರೇಬಿಯಾ ಮತ್ತು ರಷ್ಯಾ ತೀರ್ಮಾನಿಸಿರುವ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ವರ್ಷಾಂತ್ಯದ ಹೊತ್ತಿಗೆ ಕಚ್ಚಾ ತೈಲದ ಕೊರತೆ ಎದುರಾಗಲಿದೆ ಎಂದು ಅಂತರರಾಷ್ಟ್ರೀಯ ಇಂಧನ ಸಂಸ್ಥೆ (ಐಇಎ) ಹೇಳಿದೆ.

ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಹೆಚ್ಚಿಸುವ ಉದ್ದೇಶದಿಂದ ಉತ್ಪಾದನೆಯನ್ನು ಈ ವರ್ಷದ ಕೊನೆಯವರೆಗೆ ಕಡಿಮೆ ಮಾಡುವುದಾಗಿ ರಷ್ಯಾ ಮತ್ತು ಸೌದಿ ಅರೇಬಿಯಾ ಹೇಳಿವೆ. ‘ಸೆಪ್ಟೆಂಬರ್‌ನಿಂದ ಪೂರೈಕೆ ಕೊರತೆ ಆಗಲಿದೆ’ ಎಂದು ಐಇಎ ಹೇಳಿದೆ.

‘ತೈಲ ಸಂಗ್ರಹವು ಕಡಿಮೆ ಮಟ್ಟಕ್ಕೆ ಬರಲಿದೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಅಸ್ಥಿರತೆ ನಿರ್ಮಾಣವಾಗುವ ಅಪಾಯ ಹೆಚ್ಚಲಿದೆ. ಆರ್ಥಿಕ ಪರಿಸ್ಥಿತಿ ದುರ್ಬಲವಾಗಿರುವ ಹೊತ್ತಿನಲ್ಲಿ ಈ ಅಸ್ಥಿರತೆಯು ಉತ್ಪಾದಕರಿಗೂ, ಖರೀದಿದಾರರಿಗೂ ಒಳಿತು ಮಾಡದು’ ಎಂದು ಸಂಸ್ಥೆ ಹೇಳಿದೆ.

ದೇಶದಾದ್ಯಂತ ಮಾರುಕಟ್ಟೆ ಧಾರಣೆ

ಏಲಕ್ಕಿ ಧಾರಣೆ	
ಸಕಲೇಶಪುರ	
ಕೂಳೆ	750-800
ನಡುಗೋಲು	900-950
ರಾಶಿ	1000-1100
ರಾಶಿ ಉತ್ತಮ	1150-1200
ಹೆರಕಿದ್ದು	1600-1700
ಹಸಿರು ಸಾಧಾರಣ	1200-1250
ಹಸಿರು ಉತ್ತಮ	1600-1700
ಹಸಿರು ಅತಿ ಉತ್ತಮ	1900-2000
ಕಾಳುಮೆಣಸು	630
ಅಡಿಕೆ	
ಬಂಟ್ವಾಳ	
ಕೋಕ	13000-25000
ಹೊಸತು	28000-45000
ಹಳತು	46000-48500
ಕಾರ್ಕಳ	
ಹೊಸತು	30000-45000
ಹಳತು	40000-48500
ಪುತ್ತೂರು	
ಹೊಸತು	34000-45000
ಕುಮಟ	
ಚಿಪ್ಪು	31999-34899
ಕೋಕ	20169-33099
ಫ್ಯಾಕ್ಟರಿ	13019-25069
ಹಳೆಚಾಲಿ	39569-41539
ಹೊಸಚಾಲಿ	37899-40599
ಸಿದ್ದಾಪುರ	
ಬಿಳಿಗೋಟು	32699-35609
ಕೋಕ	30899-34709
ಚಾಲಿ	37409-41039
ಕೆಂಪುಗೋಟು	28111-33699
ರಾಶಿ	44299-49699
ತಟ್ಟಿಬೆಟ್ಟೆ	38399-47069
ಶಿರಸಿ	
ಬೆಟ್ಟೆ	39699-46099
ಬಿಳಿಗೋಟು	24099-36809
ಚಾಲಿ	37109-42312
ರಾಶಿ	46099-50439
ಕೆಂಪುಗೋಟು	32009-35606

ಕಾಫಿ

(50 ಕೆ.ಜಿಗೆ ₹ ಗಳಲ್ಲಿ)

	ಮೂಡಿಗೆರೆ	ಹಾಸನ		
	ಮುದ್ರೆಮನೆ	ಪ್ಲಾಂಟರ್ಸ್	ಅಲ್ಲಾನಾ	ನ್ಯೂಯಾರ್ಕ್
ಎಪಿ	---	12550	-	152 ಸೆಂಟ್ಸ್
ಎಸಿ	---	6200	-	
ಆರ್‌ಪಿ	---	10000	10000	ಲಂಡನ್
ಆರ್‌ಸಿ	---	234	5900	2430 ಡಾಲರ್ಸ್

ಲಿಬಿಯಾ ಪ್ರವಾಹ: 5,200ಕ್ಕೂ ಹೆಚ್ಚು ಸಾವು

ಮೆಡಿಟರೇನಿಯನ್ ಚಂಡಮಾರುತ: 7 ಸಾವಿರಕ್ಕೂ ಹೆಚ್ಚು ಮಂದಿಗೆ ಗಾಯ

ಡೆರ್ನಾ(ಎಎಫ್‌ಪಿ): ಲಿಬಿಯಾದ ಪೂರ್ವ ಕರಾವಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಿಲುಕಿ ಮೃತಪಟ್ಟವರ ಸಂಖ್ಯೆ 5,200ಕ್ಕೂ ಹೆಚ್ಚಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

‘ಡೆರ್ನಾ ಭಾಗದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಏಳು ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ’ ಎಂದು ಪೂರ್ವ ಲಿಬಿಯಾದ ಆಂಬುಲೆನ್ಸ್ ಮತ್ತು ತುರ್ತು ಕೇಂದ್ರದ ವಕ್ತಾರ ಒಸಾಮಾ ಅಲಿ ಹೇಳಿದ್ದಾರೆ.

ಶೋಧ ಮತ್ತು ರಕ್ಷಣಾ ತಂಡಗಳು ಬೀದಿಗಳು, ಕಟ್ಟಡಗಳು ಮತ್ತು ಸಮುದ್ರದಿಂದ ಶವಗಳನ್ನು ಹೊರ ತೆಗೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಮೆಡಿಟರೇನಿಯನ್ ಚಂಡಮಾರುತ ಭಾನುವಾರ ರಾತ್ರಿ ಡೆರ್ನಾ ಕರಾವಳಿಗೆ ಅಪ್ಪಳಿಸುತ್ತಿದ್ದಂತೆ, ನಗರದ ಹೊರಗಿನ ಅಣೆಕಟ್ಟುಗಳು ಹೊಡೆದು, ಭಾರಿ ಸ್ಫೋಟದ ಶಬ್ದ ಕೇಳಿಸಿತ್ತು ಎಂದು ಡೆರ್ನಾ ನಿವಾಸಿಗಳು ಹೇಳಿದ್ದಾರೆ.

ನೆಲೆ ಕಳೆದುಕೊಂಡ 30 ಸಾವಿರ ಜನರು: ಲಿಬಿಯಾ ನಗರದಲ್ಲಿ ಬುಧವಾರದವರೆಗೆ ಎರಡು ಸಾವಿರಕ್ಕೂ ಹೆಚ್ಚು ಶವಗಳನ್ನು ಅವಶೇಷಗಳಡಿಯಿಂದ ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದಾರೆ. ಈ ನಗರದಲ್ಲಿ ಸುಮಾರು 30 ಸಾವಿರ ಜನರು ನಿರಾಶ್ರಿತರಾಗಿದ್ದಾರೆ ಎಂದು ವಿಶ್ವಸಂಸ್ಥೆ ವಲಸಿಗರ ಏಜೆನ್ಸಿ ಅಧಿಕಾರಿಗಳು ಹೇಳಿದ್ದಾರೆ.

‘ನಗರದಲ್ಲಿ ಕನಿಷ್ಠ 10,000 ಜನರು ಇನ್ನೂ ಕಾಣೆಯಾಗಿದ್ದಾರೆ. ಡೆರ್ನಾ ಮತ್ತು ಇತರ ಪಟ್ಟಣಗಳಿಂದ 40,000 ಜನರನ್ನು ಸ್ಥಳಾಂತರಿಸಲಾಗಿದೆ’ ಎಂದು ರೆಡ್ ಕ್ರಾಸ್ ಸಂಸ್ಥೆ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಲಿಬಿಯಾ ರಾಯಭಾರಿ ತಮೆರ್ ರಂಜಾನ್ ಹೇಳಿದರು.



ಡೇನಿಯಲ್ ಚಂಡಮಾರುತದಿಂದ ಉಂಟಾದ ಪ್ರವಾಹವು ಪೂರ್ವ ಲಿಬಿಯಾದ ಡೆರ್ನಾ ನಗರವನ್ನು ಅಕ್ಷರಶಃ ಗುಡಿಸಿಹಾಕಿದ್ದು, ಅವಶೇಷಗಳನಷ್ಟೇ ಉಳಿಸಿದೆ – ಎಎಫ್‌ಪಿ ಚಿತ್ರ

ಪುಟಿನ್–ಕಿಮ್ ಮಾತುಕತೆ

ಮಾಸ್ಕೊ/ ಸೋಲ್ (ರಾಯಟರ್ಸ್): ರಷ್ಯಾಕ್ಕೆ ಭೇಟಿ ನೀಡಿರುವ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಅವರು, ಬುಧವಾರ ನಡೆದ ಶೃಂಗಸಭೆಯಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆಗೆ ಮಾತುಕತೆ ನಡೆಸಿದರು.

ಬೈಕೊನುರ್ ಕೋಸ್ಮೋಡ್ರೋಮ್ ಉಪಗ್ರಹ ಉಡ್ಡಯನ ಕೇಂದ್ರದಲ್ಲಿ ಉಭಯ ನಾಯಕರು ಚರ್ಚೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಪುಟಿನ್, ‘ಉಪಗ್ರಹಗಳ ಉಡ್ಡಯನಕ್ಕೆ ಸಂಬಂಧಿಸಿದಂತೆ ಉತ್ತರ ಕೊರಿಯಾಕ್ಕೆ ಅಗತ್ಯವಿರುವ ಎಲ್ಲಾ ನೆರವು ನೀಡಲು ಸಿದ್ಧ’ ಎಂದು ಘೋಷಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಿಮ್, ‘ಪುಟಿನ್ ಅವರ ನಿರ್ಧಾರ ಹಾಗೂ ರಷ್ಯಾ ನಾಯಕತ್ವವನ್ನು ನಾವು ಬೆಂಬಲಿಸುತ್ತೇವೆ. ಸಾಮ್ರಾಜ್ಯಶಾಹಿ ವ್ಯವಸ್ಥೆ ವಿರುದ್ಧ ಒಟ್ಟಾಗಿ ಹೋರಾಡುತ್ತೇವೆ’ ಎಂದ ಅವರು, ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಯುದ್ಧಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವ ಬಗ್ಗೆ ಪರೋಕ್ಷವಾಗಿ ಬೆಂಬಲ ಘೋಷಿಸಿದ್ದಾರೆ.

ಇಬ್ಬರು ನಾಯಕರ ಭೇಟಿ ವೇಳೆ ಉಕ್ರೇನ್ ಮೇಲಿನ ದಾಳಿಯ ದೃಷ್ಟಿಯಿಂದ ರಷ್ಯಾವು ಸಂಭವನೀಯ ಶಸ್ತ್ರಾಸ್ತ್ರ ಒಪ್ಪಂದ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಅಮೆರಿಕ ಹಾಗೂ ದಕ್ಷಿಣ ಕೊರಿಯಾ ಅನುಮಾನ ವ್ಯಕ್ತಪಡಿಸಿವೆ.

ಈ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ, ‘ನಾವು ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ’ ಎಂದು ಪುಟಿನ್ ಉತ್ತರಿಸಿದರು.

‘ಉತ್ತರ ಕೊರಿಯಾವು ರಾಕೆಟ್ ಎಂಜಿನಿಯರಿಂಗ್ ತಂತ್ರಜ್ಞಾನ ಕುರಿತು ವಿಶೇಷ ಆಸ್ಥೆ ಹೊಂದಿದೆ. ಅವರ ನೆಲದಲ್ಲಿ ಬಾಹ್ಯಾಕಾಶ ಕ್ಷೇತ್ರದ ಅಭಿವೃದ್ಧಿಗೆ ಪ್ರಯತ್ನಿಸುತ್ತಿದೆ. ಇದಕ್ಕೆ ಪೂರಕವಾಗಿ ಅಗತ್ಯ ನೆರವು ನೀಡುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಇಬ್ಬರ ನಡುವಿನ ಭೇಟಿಯು ರಷ್ಯಾ ಜೊತೆಗೆ ನಮ್ಮ ಹಳೆಯ ಸ್ನೇಹ ವೃದ್ಧಿ ಹಾಗೂ ಒಪ್ಪಂದಗಳ ಬಗ್ಗೆ ನಂಬಿಕೆಯನ್ನು ಬಲಗೊಳಿಸಿದೆ. ಉಪಗ್ರಹ ಉಡ್ಡಯನ ಕೇಂದ್ರದಲ್ಲಿಯೇ ಭೇಟಿಗೆ ಅವಕಾಶ ಕಲ್ಪಿಸಿರುವುದು ಖುಷಿ ತಂದಿದೆ. ಪರಸ್ಪರ ಅರ್ಥೈಸಿಕೊಳ್ಳಲು ಇದು ನೆರವಾಗಲಿದೆ’ ಎಂದು ಕಿಮ್ ಹೇಳಿದರು.

ಎರಡು ಕ್ಷಿಪಣಿ ಉಡ್ಡಯನ

ಮಾತುಕತೆಗೂ ಕೆಲವೇ ಗಂಟೆಗಳಿಗೂ ಮೊದಲು ಉತ್ತರ ಕೊರಿಯಾವು ಕಡಿಮೆ ದೂರ ಕ್ರಮಿಸುವ ಸಾಮರ್ಥ್ಯ ಹೊಂದಿರುವ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡ್ಡಯನ ಮಾಡಿದೆ.

ಕಿಮ್ ಅವರ ಅನುಪಸ್ಥಿತಿಯಲ್ಲಿ ನಡೆದ ಪ್ರಥಮ ಕ್ಷಿಪಣಿ ಉಡ್ಡಯನ ಇದಾಗಿದೆ. ಉತ್ತರ ಕೊರಿಯಾವು ದೇಶದ ಪರಮಾಣು ಮತ್ತು ಕ್ಷಿಪಣಿ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುತ್ತಿರುವುದಕ್ಕೆ ಇದು ನಿದರ್ಶನವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಕಿಮ್ ಅಧಿಕಾರಕ್ಕೆ ಬಂದ 12 ವರ್ಷಗಳ ಅವಧಿಯಲ್ಲಿ ಕೇವಲ ಏಳು ಬಾರಿ ಮಾತ್ರವೇ ವಿದೇಶ ಪ್ರವಾಸಕೈಗೊಂಡಿದ್ದಾರೆ. 2018ರಿಂದ 2019ರ ನಡುವೆಯೇ ಇಷ್ಟು ಸಂಖ್ಯೆಯ ಪ್ರವಾಸಕೈಗೊಂಡಿದ್ದಾರೆ.

ಪರಮಾಣು ಸಾಮರ್ಥ್ಯದ ಶಸ್ತ್ರಾಸ್ತ್ರಗಳು, ಯುದ್ಧ ಸಾಮಗ್ರಿ ಉಸ್ತುವಾರಿ ಹೊತ್ತಿರುವ ಉನ್ನತ ಮಿಲಿಟರಿ ಅಧಿಕಾರಿಗಳ ಜೊತೆಗೆ ತನ್ನ ಖಾಸಗಿ ರೈಲಿನ ಮೂಲಕ ಮಂಗಳವಾರ ರಷ್ಯಾಕ್ಕೆ ಅವರು ತೆರಳಿದ್ದರು.

ವಿಯೆಟ್ನಾಂ: ಅಗ್ನಿ ದುರಂತ, 56 ಸಾವು

ಹನೋಯಿ (ರಾಯಿಟರ್ಸ್): ವಿಯೆಟ್ನಾಂನ ರಾಜಧಾನಿ ಹನೋಯಿಯ ಅಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಮಕ್ಕಳು ಸೇರಿ ಕನಿಷ್ಠ 56 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ನೀಡಿರುವ ಮಾಹಿತಿ ಆಧರಿಸಿ ಅಲ್ಲಿಯ ಸ್ಥಳೀಯ ಸುದ್ದಿಸಂಸ್ಥೆ ಬುಧವಾರ ವರದಿಮಾಡಿದೆ.

ಸುಮಾರು 150 ಜನರು ವಾಸವಿದ್ದ 9 ಅಂತಸ್ತಿನ ಕಟ್ಟಡಲ್ಲಿ ಮಂಗಳವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಸಿಬ್ಬಂದಿ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಮೃತರ ಪೈಕಿ 39 ಸಂತ್ರಸ್ತರ ಗುರುತು ಪತ್ತೆಯಾಗಿದೆ ಎಂದು ವಿಯೆಟ್ನಾಂ ನ್ಯೂಸ್ ಏಜೆನ್ಸಿ (ವಿಎನ್‌ಎ) ವರದಿ ಮಾಡಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದನ್ನು ತಿಳಿಯಲು ತನಿಖೆ ನಡೆಸಲಾಗುತ್ತಿದೆ. ಕಟ್ಟಡದ ಮಾಲೀಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ ಧಾರಣೆ

ಶೇಂಗಾ

13-9-2023

ಜಾವಾ 70/80(ಹೊಸ)	12900-13000
ಜಾವಾ 80/90(ಹೊಸ)	12300-12400
ದಪ್ಪ ಮಧ್ಯಪ್ರದೇಶ(ಹೊಸ)	11400-11500
ದಪ್ಪ ಗುಜರಾತ್(ಹೊಸ)	12500-12600

ಶೇಂಗಾ ಎಣ್ಣೆ (10 ಕೆಜಿಗೆ)

ಕಚ್ಚಾ (ತೆರಿಗೆ ಬಿಟ್ಟು)	1780(1760)
ಒಂದು ವಾರದ ಡೆಲಿವರಿ	1775(1755)
ಸೋಯಾ ಕಚ್ಚಾ	829(825)
ಪಾಮ್ ವಾರದ ಡೆಲಿವರಿ	818(818)
ಸೂರ್ಯಕಾಂತಿ ಎಣ್ಣೆ ಕಚ್ಚಾ	827(827)

ಚಿನ್ನ- ಬೆಳ್ಳಿ (ಜಿಎಸ್‌ಟಿ ಸೇರಿಲ್ಲ)

ಅಪರಂಜಿ ಚಿನ್ನ 10ಗ್ರಾಂ	58,600 (58,600)
ಬೆಳ್ಳಿ ಕೆ.ಜಿ	70,950 (70,900)

ಆವರಣದಲ್ಲಿ ಹಿಂದಿನ ದಿನದ ಧಾರಣೆ

ಪಾಕ್: ನ.6ರಂದು ಚುನಾವಣೆಗೆ ಪ್ರಸ್ತಾವ

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದಲ್ಲಿ ನವೆಂಬರ್ 6ರಂದು ಸಾರ್ವತ್ರಿಕ ಚುನಾವಣೆ ನಡೆಸಬೇಕು ಎಂದು ಅಧ್ಯಕ್ಷ ಆರಿಫ್ ಅಲ್ವಿ ಅವರು ಮುಖ್ಯ ಚುನಾವಣಾ ಆಯುಕ್ತರಿಗೆ (ಸಿಇಸಿ) ಬುಧವಾರ ಪತ್ರ ಬರೆದಿದ್ದಾರೆ.

ಸಿಇಸಿ ಸಿಕಂದರ್ ಸುಲ್ತಾನ ರಾಜ ಅವರಿಗೆ ಬರೆದಿರುವ ಪತ್ರದಲ್ಲಿ, ‘ನ್ಯಾಷನಲ್ ಅಸೆಂಬ್ಲಿ’ ವಿಸರ್ಜಿಸಿ 90 ದಿನಗಳು ಕಳೆಯುವ ಒಳಗೆ ಚುನಾವಣೆ ನಡೆಸಲು ದಿನಾಂಕ ನಿಗದಿಪಡಿಸಲು ಅಧ್ಯಕ್ಷರಿಗೆ ಇರುವ ಅಧಿಕಾರದ ಕುರಿತ ಸಂವಿಧಾನದ ವಿಧಿ 48(5)ಅನ್ನು ಅಲ್ವಿ ಉಲ್ಲೇಖಿಸಿದ್ದಾರೆ. ಅದರಂತೆ ಸರ್ಕಾರ ವಿಸರ್ಜನೆಯಾದ 89ನೇ ದಿನವಾದ ನ.6ರಂದು ಚುನಾವಣೆ ನಡೆಸುವಂತೆ ಪ್ರಸ್ತಾವ ಇರಿಸಿದ್ದಾರೆ. ಪಾಕಿಸ್ತಾನದ ಹಂಗಾಮಿ ಕಾನೂನು ಸಚಿವ ಅಹ್ಮದ್ ಇರ್ಫಾನ್ ಅಸ್ಲಂ ಸೋಮವಾರ ಅಲ್ವಿ ಅವರು ಭೇಟಿಯಾಗಿದ್ದರು. ಆ ಬಳಿಕ ಈ ಬೆಳವಣಿಗೆ ನಡೆದಿದೆ.

ಸಮನ್ವಯ ಸಮಿತಿ ಮೊದಲ ಸಭೆಯಲ್ಲಿ ನಿರ್ಧಾರ, ಸೀಟು ಹಂಚಿಕೆಗೆ ಶೀಘ್ರ ಮಾತುಕತೆ

ಭೋಪಾಲ್: 'ಇಂಡಿಯಾ' ಮೊದಲ ರ್‍ಯಾಲಿ



ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರ ದೆಹಲಿ ನಿವಾಸದಲ್ಲಿ ಬುಧವಾರ ನಡೆದ 'ಇಂಡಿಯಾ'ದ ಸಮನ್ವಯ ಸಮಿತಿ ಸಭೆಯಲ್ಲಿ ಮೈತ್ರಿಕೂಟದ ಅಂಗಪಕ್ಷಗಳ ನಾಯಕರು ಪಾಲ್ಗೊಂಡಿದ್ದರು –ಪಿಟಿಐ ಚಿತ್ರ

ನವದೆಹಲಿ(ಪಿಟಿಐ): ಮಧ್ಯಪ್ರದೇಶ ರಾಜಧಾನಿ ಭೋಪಾಲ್‌ನಲ್ಲಿ ಅಕ್ಟೋಬರ್ ಮೊದಲ ವಾರದಲ್ಲಿ ಮೊದಲ ಜಂಟಿ ಸಾರ್ವಜನಿಕ ಸಭೆ ನಡೆಸಲು ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ' ಬುಧವಾರ ನಿರ್ಧರಿಸಿದೆ.

ಸ್ಥಾನಗಳ ಹಂಚಿಕೆಗೆ ಸಂಬಂಧಿಸಿದ ಆದಷ್ಟು ಶೀಘ್ರವೇ ಮಾತುಕತೆ ಆರಂಭಿಸುವ ಬಗ್ಗೆಯೂ 'ಇಂಡಿಯಾ' ನಾಯಕರು ನಿರ್ಧರಿಸಿದ್ದಾರೆ.

ಎನ್‌ಸಿಪಿ ವರಿಷ್ಠ ಶರದ್ ಪವಾರ್ ನಿವಾಸದಲ್ಲಿ ನಡೆದ ಮೈತ್ರಿಕೂಟದ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ ಕೈಗೊಂಡ ನಿರ್ಣಯಗಳಿವು.

ಹಿಂದೂ ಧರ್ಮ ಕುರಿತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ವಿವಾದ ಭುಗಿಲೆದ್ದಿರುವ ಸಂದರ್ಭದಲ್ಲಿಯೇ 'ಇಂಡಿಯಾ'ದ ಸಮನ್ವಯ ಸಮಿತಿ ಸಭೆ ನಡೆದಿದೆ. 14 ಮಂದಿ ಸದಸ್ಯ ಬಲದ ಸಮಿತಿಯ ಈ ಸಭೆಯಲ್ಲಿ 12 ನಾಯಕರು ಪಾಲ್ಗೊಂಡಿದ್ದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಮಿತಿ ಸದಸ್ಯರೂ ಆಗಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್, 'ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ, ಬಿಜೆಪಿ ನೇತೃತ್ವದ ಸರ್ಕಾರದ ಭ್ರಷ್ಟಾಚಾರ ಹಾಗೂ ಜಾತಿ ಗಣತಿಯಂತಹ ವಿಷಯಗಳನ್ನು ಭೋಪಾಲ್‌ನಲ್ಲಿ ನಡೆಸಲು ಉದ್ದೇಶಿಸಿರುವ ಸಾರ್ವಜನಿಕ ರ್‍ಯಾಲಿಯಲ್ಲಿ ಪ್ರಸ್ತಾಪಿಸಲಾಗುವುದು' ಎಂದರು.

'ಸ್ಥಾನಗಳ ಹಂಚಿಕೆ ಕುರಿತು ಮೈತ್ರಿಕೂಟದ ಅಂಗಪಕ್ಷಗಳು ಮಾತುಕತೆ ನಡೆಸಿ, ನಿರ್ಧಾರ ಕೈಗೊಳ್ಳಬೇಕು. ದೇಶದ ವಿವಿಧ ಭಾಗಗಳಲ್ಲಿ ಜಂಟಿ ಸಾರ್ವಜನಿಕ ಸಭೆಗಳನ್ನು ನಡೆಸಬೇಕು ಎಂಬ ನಿರ್ಣಯವನ್ನು ಕೈಗೊಳ್ಳಲಾಯಿತು' ಎಂದು ತಿಳಿಸಿದರು.

ಸುದ್ದಿವಾಹಿನಿಗಳ ಪೈಕಿ ಯಾವ ಆ್ಯಂಕರ್ ನಡೆಸಿ ಕೊಡುವ ಕಾರ್ಯಕ್ರಮಗಳಿಗೆ 'ಇಂಡಿಯಾ'ದ ಅಂಗಪಕ್ಷಗಳ ಪ್ರತಿನಿಧಿಗಳನ್ನು ಕಳುಹಿಸಬಾರದು ಎಂಬ ಬಗ್ಗೆ ನಿರ್ಧರಿಸುವ ಅಧಿಕಾರವನ್ನು ಮಾಧ್ಯಮ ಕುರಿತ ಉಪಸಮಿತಿಗೆ ನೀಡಲು ಸಮನ್ವಯ ಸಮಿತಿ ನಿರ್ಧರಿಸಿತು ಎಂದು ಹೇಳಿದರು.

ಜಾರ್ಖಂಡ ಮುಖ್ಯಮಂತ್ರಿ ಮತ್ತು ಜೆಎಂಎಂ ನಾಯಕ ಹೇಮಂತ್ ಸೊರೇನ್, ಡಿ.ರಾಜಾ (ಸಿಪಿಐ), ಜಾವೇದ್ ಅಲಿ ಖಾನ್ (ಎಸ್‌ಪಿ), ಟಿ.ಆರ್.ಬಾಲು(ಡಿಎಂಕೆ), ತೇಜಸ್ವಿ ಯಾದವ್(ಆರ್‌ಜೆಡಿ), ರಾಘವ್ ಛಡ್ಡಾ(ಎಎಪಿ), ಸಂಜಯ್ ಝಾ (ಜೆಡಿಯು), ಒಮರ್ ಅಬ್ದುಲ್ಲಾ (ಎನ್‌ಸಿ), ಮೆಹಬೂಬಾ ಮುಫ್ತಿ (ಪಿಡಿಪಿ), ಸಂಜಯ್ ರಾವುತ್ (ಶಿವ ಸೇನಾ–ಉದ್ಧವ್ ಠಾಕ್ರೆ) ಸಭೆಯಲ್ಲಿ ಭಾಗವಹಿಸಿದ್ದರು.

ಗೈರು: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಸಭೆಗೆ ಗೈರಾಗಿದ್ದರು.

'ಪ್ರಕರಣವೊಂದಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ಅಭಿಷೇಕ್ ಬ್ಯಾನರ್ಜಿ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಇ.ಡಿ ಸಮನ್ಸ್ ನೀಡಿರುವುದು ಬಿಜೆಪಿ ಮತ್ತು ಪ್ರಧಾನಿಯವರ ದ್ವೇಷದ ರಾಜಕಾರಣವನ್ನು ತೋರಿಸುತ್ತದೆ' ಎಂದು ವೇಣುಗೋಪಾಲ್ ಹೇಳಿದರು.

'ಹಿಂದೂ ವಿರೋಧಿ ಸಮನ್ವಯ ಸಮಿತಿ ಸಭೆ': ಬಿಜೆಪಿ ಟೀಕೆ

ನವದೆಹಲಿ(ಪಿಟಿಐ): ಎನ್‌ಸಿಪಿ ವರಿಷ್ಠ ಶರದ್ ಪವಾರ್ ನಿವಾಸದಲ್ಲಿ ನಡೆದ ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ'ದ ಸಭೆ 'ಹಿಂದೂ ವಿರೋಧಿ ಸಮನ್ವಯ ಸಮಿತಿ ಸಭೆ'ಯಾಗಿತ್ತು ಎಂದು ಬಿಜೆಪಿ ಬುಧವಾರ ಟೀಕಿಸಿದೆ.

ಸನಾತನ ಧರ್ಮ ಕುರಿತು 'ಇಂಡಿಯಾ' ಅಂಗಪಕ್ಷಗಳ ನಾಯಕರ ಹೇಳಿಕೆಗಳು, ಮೈತ್ರಿಕೂಟದ ನಾಯಕರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ಪ್ರಸ್ತಾಪಿಸುವ ಮೂಲಕ ವಾಗ್ದಾಳಿ ನಡೆಸಿದೆ.

'ಮುಂಬೈನಲ್ಲಿ ನಡೆದ 'ಇಂಡಿಯಾ'ದ ಸಮನ್ವಯ ಸಮಿತಿ ಸಭೆಯು ಮೇಲ್ನೋರಿಕೆಗೆ ಸ್ಥಾನಗಳ ಹಂಚಿಕೆ ಕುರಿತು ಚರ್ಚಿಸುವ ಸಭೆಯಾಗಿತ್ತಷ್ಟೆ. ವಾಸ್ತವದಲ್ಲಿ, ಅದು ಹಿಂದೂ ಧರ್ಮವನ್ನು ಹೇಗೆ ನಾಶಪಡಿಸಬೇಕು ಎಂಬುದರ ಕುರಿತು ಮೈತ್ರಿಕೂಟ ನಾಯಕರು ಚರ್ಚಿಸಿದ್ದಾರೆ' ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಟೀಕಿಸಿದ್ದಾರೆ.

ಮುಖ್ಯಾಂಶಗಳು

- ಹಿಂದುತ್ವ ನಾಶಪಡಿಸುವ ಕಾರ್ಯಸೂಚಿ ಹೊಂದಿರುವ 'ಇಂಡಿಯಾ'– ಆರೋಪ
- ಭ್ರಷ್ಟಾಚಾರ ವಿರುದ್ಧ ಮಾತನಾಡದ ಸೋನಿಯಾ, ರಾಹುಲ್– ಬಿಜೆಪಿ ಟೀಕೆ

'ಹಿಂದೂ ಧರ್ಮ ಗುರಿಯಾಗಿಸಿ ಬಹು ಹಿಂದಿನಿಂದಲೂ ನಡೆಯುತ್ತಿರುವ ಪಿತೂರಿ ಹಿಂದೆ ಆಂಟೊನಿಯೊ ಮೈನೊ ಇದ್ದಾರೆ' ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

'ರಾಹುಲ್ ಗಾಂಧಿ ಅವರು ಹಿಂದುತ್ವವನ್ನು ನಿಷೇಧಿತ ಇಸ್ಲಾಂ ಸಂಘಟನೆ ಮುಸ್ಲಿಂ ಬ್ರದರ್‌ಹುಡ್‌ಗೆ ಹೋಲಿಸಿದ್ದಾರೆ. ಇಸ್ಲಾಮಿಕ್ ಭಯೋತ್ಪಾದನಾ ಸಂಘಟನೆಗಳಿಗಿಂತ ಹಿಂದೂ ಉಗ್ರವಾದ ದೇಶಕ್ಕೆ ದೊಡ್ಡ ಅಪಾಯ ಎಂಬುದಾಗಿಯೂ ಹೇಳಿದ್ದಾರೆ' ಎಂದು ಹೇಳಿದ್ದಾರೆ.

'ವಿರೋಧ ಪಕ್ಷಗಳ ಹಲವು ನಾಯಕರ ವಿರುದ್ಧ ಭ್ರಷ್ಟಾಚಾರ ಪ್ರಕರಣಗಳಿವೆ. ಈ ಕುರಿತು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಮಾತನಾಡುತ್ತಿಲ್ಲ' ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಟೀಕಿಸಿದ್ದಾರೆ.

'ಹಿಂದುತ್ವವನ್ನು ನಾಶಪಡಿಸುವ ಕಾರ್ಯಸೂಚಿಯನ್ನು 'ಇಂಡಿಯಾ' ಮೈತ್ರಿಕೂಟ ಹೊಂದಿದೆ' ಎಂದು ಆರೋಪಿಸಿದ್ದಾರೆ.

'ಇಂಡಿಯಾ'ದ ನಾಯಕರು ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದು, ಕೆಲವು ಜಾಮೀನಿನ ಮೇಲೆ ಹೊರಗಡೆ ಇದ್ದರೆ, ಮತ್ತೂ ಕೆಲವರು ಜೈಲಿಗೆ ಹೋಗಿದ್ದರು. ಇವರ ಬಗ್ಗೆ ಜನರಿಗೆ ಗೊತ್ತಿದೆ. ಮೈತ್ರಿಕೂಟದ ಹೆಸರು ಬದಲಾವಣೆಯಿಂದ ಯಾವುದೇ ಉಪಯೋಗವಿಲ್ಲ. ಕಾಂಗ್ರೆಸ್ ಪಕ್ಷವು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿದಷ್ಟು ಬೇರೆ ಯಾವ ಪಕ್ಷವೂ ಅವಮಾನಿಸಿಲ್ಲ' ಎಂದು ಟೀಕಿಸಿದ್ದಾರೆ.

'ಇಂಡಿಯಾ' ಮುನ್ನಡೆಸುವಿರಾ: ಮಮತಾಗೆ ಪ್ರಶ್ನೆ

ಕೋಲ್ಕತ್ತ (ಪಿಟಿಐ): 'ವಿರೋಧ ಪಕ್ಷಗಳ ಮೈತ್ರಿಕೂಟವಾದ 'ಇಂಡಿಯಾ'ವನ್ನು ನೀವು ಮುನ್ನಡೆಸಲಿದ್ದೀರಾ' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಶ್ರೀಲಂಕ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಲಘು ಧಾಟಿಯಲ್ಲಿ ಬುಧವಾರ ಪ್ರಶ್ನಿಸಿದ್ದಾರೆ.

ದುಬೈ, ಸ್ಪೇನ್‌ಗೆ ಪ್ರವಾಸ ಕೈಗೊಂಡಿರುವ ಮಮತಾ ಅವರು ವಿಮಾನ ನಿಲ್ದಾಣದಲ್ಲಿ ರಾನಿಲ್ ಅವರನ್ನು ಭೇಟಿ ಮಾಡಿದ್ದರು. ಅವರ ಪ್ರಶ್ನೆಯಿಂದ ಚಕಿತರಾದ ಮಮತಾ, 'ಜನರು ನಮಗೆ ಬೆಂಬಲ ನೀಡಿದರೆ ನಾವು ನಾಳೆ ಅಧಿಕಾರದಲ್ಲಿ ಇರುತ್ತೇವೆ' ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಮತಾ ಅವರು ಎಕ್ಸ್ (ಟ್ವಿಟರ್) ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ. 'ಶ್ರೀಲಂಕ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ವಿಮಾನ ನಿಲ್ದಾಣದಲ್ಲಿ ನನ್ನನ್ನು ಕಂಡು, ಚರ್ಚೆಯಲ್ಲಿ ಪಾಲ್ಗೊಳ್ಳಲು ಆಮಂತ್ರಿಸಿದರು. ಅವರ ಶುಭಹಾರೈಕೆಯಿಂದ ವಿನೀತಳಾಗಿದ್ದೇನೆ. ಅವರನ್ನು ಕೋಲ್ಕತ್ತದಲ್ಲಿ ನಡೆಯುವ ಬೆಂಗಾಲ್ ಗ್ಲೋಬಲ್ ಬ್ಯುಸಿನೆಸ್ ಸಮ್ಮಿಟ್– 2023ರಲ್ಲಿ ಪಾಲ್ಗೊಳ್ಳಲು ಆಹ್ವಾನಿಸಿದ್ದೇನೆ' ಎಂದು ಬರೆದುಕೊಂಡಿದ್ದಾರೆ.

ಲಘು ಮೋಟಾರು ವಾಹನದ ಚಾಲನಾ ಪರವಾನಗಿ ಕಾನೂನು

ಬದಲಾವಣೆ ಅಗತ್ಯವೇ: 'ಸುಪ್ರೀಂ' ಪ್ರಶ್ನೆ



ನವದೆಹಲಿ (ಪಿಟಿಐ): ಲಘು ಮೋಟಾರು ವಾಹನದ ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಯು ನಿರ್ದಿಷ್ಟ ತೂಕದ ಸಾರಿಗೆ ವಾಹನವನ್ನು ಕಾನೂನುಬದ್ಧವಾಗಿ ಚಲಾಯಿಸುವುದಕ್ಕೆ ಸಂಬಂಧಿಸಿದಂತೆ ಕಾನೂನಿನಲ್ಲಿ ಏನಾದರೂ ಬದಲಾವಣೆ ತರುವ ಅಗತ್ಯವಿದೆಯೇ ಎಂದು ಸುಪ್ರೀಂಕೋರ್ಟ್ ಬುಧವಾರ ಕೇಂದ್ರ ಸರ್ಕಾರವನ್ನು ಕೇಳಿದೆ.

ಇದು ನೀತಿ ನಿರೂಪಣೆಗೆ ಸಂಬಂಧಿಸಿದ ವಿಷಯವಾಗಿದ್ದು, ಲಕ್ಷಾಂತರ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಸರ್ಕಾರ ಈ ವಿಷಯವನ್ನು ಹೊಸದಾಗಿ ನೋಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ತಿಳಿಸಿತು.

ಈ ಕುರಿತು ಕೇಂದ್ರ ಸರ್ಕಾರ ಎರಡು ತಿಂಗಳಲ್ಲಿ ನಿರ್ಧಾರವನ್ನು ಅಂತಿಮಗೊಳಿಸಿ, ನ್ಯಾಯಪೀಠಕ್ಕೆ ತಿಳಿಸುವಂತೆ ಪೀಠ ಸೂಚಿಸಿತು.

ರಸ್ತೆ ಸುರಕ್ಷತೆ ಮತ್ತು ಸಾರ್ವಜನಿಕ ಸಾರಿಗೆಯ ಇತರ ಬಳಕೆದಾರರ ಸುರಕ್ಷತೆಯ ಕಾಳಜಿಯನ್ನು ಗಣನೆಗೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳುವಂತೆ ಪೀಠ ಹೇಳಿತು.

ಲಘು ಮೋಟಾರು ವಾಹನದ ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಗೆ ನಿರ್ದಿಷ್ಟ ತೂಕದ ಸಾರಿಗೆ ವಾಹನವನ್ನು ಕಾನೂನುಬದ್ಧವಾಗಿ ಚಲಾಯಿಸಲು ಅರ್ಹತೆ ಇದೆಯೇ ಎಂಬ ಕಾನೂನು ಪ್ರಶ್ನೆ ತಮ್ಮ ಎದುರು ಬಂದಿದ್ದು, ಅದನ್ನು ಪರಿಹರಿಸಲು ನೆರವಾಗುವಂತೆ ಈ ಹಿಂದಿನ ವಿಚಾರಣೆ ವೇಳೆ ಪೀಠವು ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರನ್ನು ಕೇಳಿತ್ತು.

ಮುಕುಂದ್ ದೇವಾಂಗನ್ ವರ್ಸಸ್ ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಪ್ರಕರಣದಲ್ಲಿ 2017ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನಲ್ಲಿ ಹೇಳಿರುವ ಅಂಶಗಳಿಗೆ ಅನುಗುಣವಾಗಿ ಕೇಂದ್ರ ಸರ್ಕಾರ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ ಎಂಬುದನ್ನು ಪೀಠದ ಗಮನಕ್ಕೆ ತರಲಾಯಿತು. ಈ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅಭಿಪ್ರಾಯ ತಿಳಿದುಕೊಳ್ಳಬೇಕಿದೆ ಎಂದು ಪೀಠ ಹೇಳಿತು.

ಮುಕುಂದ್ ದೇವಾಂಗನ್ ಪ್ರಕರಣದಲ್ಲಿ, ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠವು 7,500 ಕೆ.ಜಿ ಮೀರದ ಸಾರಿಗೆ ವಾಹನಗಳನ್ನು ಕೂಡ ಎಲ್‌ಎಂವಿ ಎಂದೇ ಪರಿಗಣಿಸಬಹುದು ಎಂದು ತೀರ್ಪು ನೀಡಿತ್ತು.

'ದೇವಾಂಗನ್ ತೀರ್ಪು ಆಧರಿಸಿ ದೇಶದಲ್ಲಿ ಲಕ್ಷಾಂತರ ಚಾಲಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಸಾಂವಿಧಾನಿಕ ಸಮಸ್ಯೆ ಅಲ್ಲ. ಬದಲಿಗೆ ಕಾನೂನಾತ್ಮಕ ಸಮಸ್ಯೆಯಾಗಿದೆ' ಎಂದು ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್, ಪಿ.ಎಸ್. ನರಸಿಂಹ, ಪಂಕಜ್ ಮಿಥಾಲ್ ಮತ್ತು ಮನೋಜ್ ಮಿಶ್ರಾ ಅವರನ್ನೂ ಒಳಗೊಂಡ ಪೀಠ ತಿಳಿಸಿದೆ.

ಸಿಯುಇಟಿ ಕಡ್ಡಾಯವೇ: ಹೈಕೋರ್ಟ್

ನವದೆಹಲಿ(ಪಿಟಿಐ): ಕೇಂದ್ರೀಯ ವಿಶ್ವವಿದ್ಯಾಲಯಗಳ ಐದು ವರ್ಷಗಳ ಇಂಟಿಗ್ರೇಟೆಡ್ ಕಾನೂನು ಪದವಿ ಕೋರ್ಸ್ ಪ್ರವೇಶಕ್ಕೆ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ) ಕಡ್ಡಾಯವೇ ಅಥವಾ ಅಲ್ಲವೇ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ದೆಹಲಿ ಹೈಕೋರ್ಟ್, ಯುಜಿಸಿಗೆ ಸೂಚಿಸಿದೆ.

ಮುಖ್ಯನ್ಯಾಯಮೂರ್ತಿ ಸತೀಶಚಂದ್ರ ಶರ್ಮಾ ಹಾಗೂ ನ್ಯಾಯಮೂರ್ತಿ ಸಂಜೀವ್ ನರೂಲಾ ಅವರಿದ್ದ ನ್ಯಾಯಪೀಠವು ಸೆ.12ರಂದು ಈ ಕುರಿತು ಆದೇಶ ಹೊರಡಿಸಿದೆ.

ಮೂರು ದಿನಗಳ ಒಳಗಾಗಿ ಪ್ರಮಾಣಪತ್ರ ಸಲ್ಲಿಸುವಂತೆ ಯುಜಿಸಿ ಅಧ್ಯಕ್ಷರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಪ್ರಸಕ್ತ ಶೈಕ್ಷಣಿಕ ವರ್ಷ ಮಾತ್ರ ಸಿಎಲ್‌ಎಟಿ ಆಧಾರದ ಮೇಲೆ ಐದು ವರ್ಷಗಳ ಇಂಟಿಗ್ರೇಟೆಡ್ ಕಾನೂನು ಕೋರ್ಸ್‌ಗೆ ಪ್ರವೇಶ ನೀಡಲಾಗುತ್ತದೆಯೇ ಅಥವಾ ಮುಂದಿನ ವರ್ಷಗಳಲ್ಲಿಯೂ ಇದೇ ಮಾದರಿಯನ್ನು ಅನುಸರಿಸಲಾಗುತ್ತದೆಯೇ ಎಂಬುದನ್ನು ತಿಳಿಸುವಂತೆ ದೆಹಲಿ ವಿ.ವಿಗೆ ನಿರ್ದೇಶನ ನೀಡಿರುವ ನ್ಯಾಯಪೀಠ ವಿಚಾರಣೆಯನ್ನು ಸೆ.18ಕ್ಕೆ ಮುಂದೂಡಿದೆ.

ಸಿಎಲ್‌ಎಟಿ-ಯುಜಿ (ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ–ಯುಜಿ) ಆಧಾರದಲ್ಲಿ ಮಾತ್ರ ಐದು ವರ್ಷಗಳ ಕಾನೂನು ಕೋರ್ಸ್‌ಗೆ ಪ್ರವೇಶ ನೀಡಲಾಗುವುದು ಎಂಬ ದೆಹಲಿ ವಿಶ್ವವಿದ್ಯಾಲಯದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈ ನಿರ್ದೇಶನ ನೀಡಿದೆ.

ಸಿಯುಇಟಿ ಕಡ್ಡಾಯ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೇಳಿತ್ತು.

ನಾಯ್ಡು ಕಸ್ಟಡಿಗೆ ಕೋರ್ಟ್ ನಕಾರ

ಅಮರಾವತಿ (ಪಿಟಿಐ): ಕೌಶಲ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಬಂಧಿತರಾಗಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರನ್ನು ಸೆಪ್ಟೆಂಬರ್ 18ರವರೆಗೆ ಕಸ್ಟಡಿಗೆ ನೀಡುವಂತೆ ಕೋರಿ ಸಿಐಡಿ ಸಲ್ಲಿಸಿರುವ ಅರ್ಜಿಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ತಡೆ ನೀಡಿದೆ.

ಈ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ನಾಯ್ಡು ಅವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ಈ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಆಂಧ್ರಪ್ರದೇಶದ ಸಿಐಡಿಗೆ ಹೈಕೋರ್ಟ್ ನಿರ್ದೇಶನ ನೀಡಿ, ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ.

ನಾಯ್ಡು ಅವರನ್ನು ಸುಪ್ರೀಂ ಕೋರ್ಟ್ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರು ಪ್ರತಿನಿಧಿಸಿದರೆ, ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪಿ.ಸುಧಾಕರ್ ರೆಡ್ಡಿ ವಾದಿಸಿದರು. ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ನಾಯ್ಡು ಅವರನ್ನು 15 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೋರಿ ಸಿಐಡಿಯು ಎಸಿಬಿ ಕೋರ್ಟ್‌ಗೂ ಅರ್ಜಿ ಸಲ್ಲಿಸಿದೆ.

'ಸನಾತನ ಧರ್ಮ: ಹೇಳಿಕೆಗಳ ಬಿರುಸು ತಗ್ಗಿಸಿ'

ಪ್ರಜಾವಾಣಿ ವಾರ್ತೆ

ಚೆನ್ನೈ: 'ಸನಾತನ ಧರ್ಮ'ದ ವಿರುದ್ಧದ ಹೇಳಿಕೆಗಳ ಬಿರುಸನ್ನು ತಗ್ಗಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಡಿಎಂಕೆ ನಾಯಕರಿಗೆ ಸೂಚಿಸಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಒಂಬತ್ತು ವರ್ಷಗಳ ಅವಧಿಯ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು 'ಸನಾತನ ಧರ್ಮ' ವಿವಾದವನ್ನು ಬಿಜೆಪಿಯು ಬಳಸಿಕೊಳ್ಳುವುದನ್ನು ತಪ್ಪಿಸಲು ಈ ಸೂಚನೆ ನೀಡಿದ್ದಾರೆ.

ಸನಾತನ ಧರ್ಮದ ವಿರುದ್ಧ ತಮಿಳುನಾಡಿನ ನಾಯಕರು ಟೀಕೆ ಮುಂದುವರೆಸುವುದರಿಂದ ಕಾಂಗ್ರೆಸ್, ಟಿಎಂಸಿ ಮತ್ತು ಶಿವಸೇನೆ ಸೇರಿ ವಿರೋಧ ಪಕ್ಷಗಳ ಒಕ್ಕೂಟವಾದ 'ಇಂಡಿಯಾ'ದ ಇತರ ಮಿತ್ರಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಲು ಬಿಜೆಪಿಗೆ ವಿಷಯ ನೀಡಿದಂತಾಗುತ್ತದೆ. ಡಿಎಂಕೆ ಜೊತೆಗೆ ಈ ಎಲ್ಲಾ ಪಕ್ಷಗಳನ್ನೂ 'ಹಿಂದೂ ವಿರೋಧಿ' ಎಂದು ಕರೆಯಲು ಬಿಜೆಪಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಸ್ಟಾಲಿನ್ ಹೀಗೆ ಸೂಚನೆ ನೀಡಿದ್ದಾರೆ.

'ಸನಾತನ ಧರ್ಮ' ವಿಚಾರವನ್ನು ಚರ್ಚೆಯ ವಸ್ತುವನ್ನಾಗಿಸಲೆಂದೇ ಕೇಂದ್ರ ಸಚಿವರು ಉದ್ದೇಶಪೂರ್ವಕವಾಗಿ ಪ್ರತಿದಿನ ಮಾತನಾಡುತ್ತಿದ್ದಾರೆ. ದೇಶದ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಹರಿಸಲು ಹೀಗೆ ಮಾಡುತ್ತಿದ್ದಾರೆ. 'ಸನಾತನ ಧರ್ಮ' ವಿವಾದವನ್ನು ಮುನ್ನೆಲೆಗೆ ತಂದು ಸಮಸ್ಯೆಗಳನ್ನು ಮರೆಮಾಚುವ ಅವರ ಉದ್ದೇಶ ಈಡೇರಲು ನಾವು ಅವಕಾಶ ನೀಡಬಾರದು' ಎಂದು ಸ್ಟಾಲಿನ್ ಹೇಳಿದ್ದಾರೆ.

'ಮಣಿಪುರ ಹಿಂಸಾಚಾರದಂಥ ವಿಷಯಗಳ ಕುರಿತು ನಾವು ಬಿಜೆಪಿಯನ್ನು ಪ್ರಶ್ನಿಸುವುದನ್ನು ಮುಂದುವರೆಸೋಣ. 'ಇಂಡಿಯಾ' ಕೂಡ ಅದನ್ನೇ ಮಾಡಲಿದೆ' ಎಂದು ಅವರು ಹೇಳಿದ್ದಾರೆ.

'ದೇಶದ್ರೋಹಿಗಳು ಯುರೋಪ್‌ಗೆ ಹೋಗಲಿ'



ನವದೆಹಲಿ (ಪಿಟಿಐ): 'ಭಾರತದ ಬಗ್ಗೆ ಕೆಟ್ಟದ್ದಾಗಿ ಮತ್ತು ನಕಾರಾತ್ಮಕವಾಗಿ ಬಿಂಬಿಸುವ ದೇಶದ್ರೋಹಿಗಳನ್ನು ಎದುರಿಸಲು ಸಂಶೋಧನಾ ವಿದ್ವಾಂಸರು ಮುಂಚೂಣಿಯಲ್ಲಿರಬೇಕು' ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಬುಧವಾರ ಇಲ್ಲಿ ಹೇಳಿದರು.

'ವಿನಾಶಕಾರಿ ಕಾರ್ಯಸೂಚಿ ಹೊಂದಿರುವವರಿಗೆ ಇಲ್ಲಿ ಕೆಲಸ ಮಾಡಲು ಆಗದಿದ್ದರೆ, ಯುರೋಪ್‌ಗೆ ಹೋಗಬಹುದು. ಯಾವಾಗಲೂ ಇಂತಹ ಅವಕಾಶಗಳನ್ನು ಪಡೆಯುವವರು ಇರುತ್ತಾರೆ' ಎಂದು ಯುರೋಪ್ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಸರು ಪ್ರಸ್ತಾಪಿಸದೆ, ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

'ಭಾರತದ ಅಭಿವೃದ್ಧಿಯನ್ನು ನೋಡಿದಾಗ ಕೆಲವರು ಅಜೀರ್ಣರಾದವರಂತೆ ನಡೆದುಕೊಳ್ಳುತ್ತಾರೆ' ಎಂದು ಇಂಡಿಯನ್ ಕೌನ್ಸಿಲ್ ಆಫ್ ವರ್ಲ್ಡ್ ಅಫೇರ್ಸ್‌ನ (ಐಸಿಡಬ್ಲ್ಯುಎ) ನವೀಕೃತ ಗ್ರಂಥಾಲಯದ ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು.

ಐಸಿಡಬ್ಲ್ಯುಎಯ ಸಂಶೋಧನಾ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತ ನಾಡಿದ ಉಪರಾಷ್ಟ್ರಪತಿಯವರು, 'ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ 20 ಶೃಂಗದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಇದು ಜಾಗತಿಕ ಒಮ್ಮತಕ್ಕೆ ಕಾರಣವಾಗಿದೆ. ಪುನರುತ್ಥಾನವಾದ ಭಾರತ ಜಾಗತಿಕ ಶಕ್ತಿಯಾಗಿ ಹೊರಹೊಮ್ಮಿತು. ಇದಕ್ಕೆ ಕಾನೂನು ಮಾನ್ಯತೆಯೂ ಸಿಕ್ಕಿತು' ಎಂದರು.

ಭಾರತದಲ್ಲಿ 150 ಆನೆ ಕಾರಿಡಾರ್ ಪಶ್ಚಿಮ ಬಂಗಾಳದಲ್ಲಿಯೇ ಅಧಿಕ



ನವದೆಹಲಿ(ಪಿಟಿಐ): ದೇಶದಲ್ಲಿ ಕನಿಷ್ಠ 150 ಆನೆ ಕಾರಿಡಾರ್‌ಗಳನ್ನು ಗುರುತಿಸಲಾಗಿದೆ. ಈ ಪೈಕಿ ಗರಿಷ್ಠ 26 ಆನೆ ಕಾರಿಡಾರ್‌ಗಳನ್ನು ಹೊಂದಿರುವ ಪಶ್ಚಿಮ ಬಂಗಾಳ ಅಗ್ರಸ್ಥಾನದಲ್ಲಿದೆ ಎಂದು ಪರಿಸರ ಸಚಿವಾಲಯದ ವರದಿ ಹೇಳುತ್ತದೆ.

ಈ 150 ಕಾರಿಡಾರ್‌ಗಳು 15 ರಾಜ್ಯಗಳ ನಾಲ್ಕು ಪ್ರದೇಶಗಳಲ್ಲಿ ವ್ಯಾಪಿಸಿವೆ ಎಂದು ಸಚಿವಾಲಯ ಇತ್ತೀಚೆಗೆ ಬಿಡುಗಡೆ ಮಾಡಿರುವ 'ಭಾರತದ ಆನೆ ಕಾರಿಡಾರ್‌ಗಳು' ವರದಿಯಲ್ಲಿ ಹೇಳಲಾಗಿದೆ.

ಆದರೆ, 2010ರಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದ 'ಆನೆ ಕಾರ್ಯಪಡೆ ವರದಿ'(ಗಜ ವರದಿ)ಯಲ್ಲಿ 88 ಕಾರಿಡಾರ್‌ಗಳನ್ನು ಪಟ್ಟಿ ಮಾಡಲಾಗಿತ್ತು.

59 ಕಾರಿಡಾರ್‌ಗಳಲ್ಲಿ ಆನೆಗಳ ಚಲನವಲನ ಹೆಚ್ಚಿರುವುದು ಕಂಡುಬಂದಿದೆ. 29 ಕಾರಿಡಾರ್‌ಗಳಲ್ಲಿ ಯಥಾಸ್ಥಿತಿ ಕಂಡುಬಂದಿದ್ದರೆ, 29 ಕಾರಿಡಾರ್‌ಗಳಲ್ಲಿ ಕಡಿಮೆಯಾಗಿದೆ. 15 ಕಾರಿಡಾರ್‌ಗಳ ಪುನರುಜ್ಜೀವನ ಅಗತ್ಯವಿದ್ದರೆ, 18 ಕಾರಿಡಾರ್‌ಗಳ ಕುರಿತ ಮಾಹಿತಿ ಲಭ್ಯವಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

2017ರಲ್ಲಿನ ಅಂದಾಜಿನಂತೆ, ಭಾರತದಲ್ಲಿ 30 ಸಾವಿರದಷ್ಟು ಆನೆಗಳಿದ್ದವು. ಇದು ಜಗತ್ತಿನಲ್ಲಿರುವ ಒಟ್ಟು ಪ್ರಾಣಿಗಳ ಸಂಖ್ಯೆಯ ಶೇ 60ರಷ್ಟಾಗುತ್ತದೆ. ಪರಿಸರ ಸಚಿವಾಲಯವು ರಾಜ್ಯಗಳ ಅರಣ್ಯ ಇಲಾಖೆಗಳ ಸಹ ಯೋಗದಲ್ಲಿ ಈ ವರದಿಯನ್ನು ಸಿದ್ಧಪಡಿಸಿದೆ. 15 ರಾಜ್ಯಗಳ ಲ್ಲಿರುವ ವಿಸ್ತರಿಸಿರುವ 150 ಆನೆ ಕಾರಿಡಾರ್‌ಗಳ ಸಮೀಕ್ಷೆ ನಡೆಸಿ, ವರದಿ ಸಿದ್ಧಪಡಿಸಲು 2 ವರ್ಷಗಳಷ್ಟು ಸಮಯ ಹಿಡಿದಿದೆ.

ಅಪರಾಧ ಪ್ರಕರಣದ ವಿವರಣೆ: ಕೈಪಿಡಿ ಸಿದ್ಧಪಡಿಸಲು ಸೂಚನೆ

ಮುಖ್ಯಾಂಶಗಳು

- ಕೇಂದ್ರ ಗೃಹ ಸಚಿವಾಲಯಕ್ಕೆ ಕೈಪಿಡಿ ಸಿದ್ಧಪಡಿಸಲು ಸುಪ್ರೀಂಕೋರ್ಟ್ ಸೂಚನೆ
- ಮಾದರಿ ವ್ಯವಸ್ಥೆ ರೂಪಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ

ನವದೆಹಲಿ (ಪಿಟಿಐ): ಅಪರಾಧ ಪ್ರಕರಣಗಳ ಬಗ್ಗೆ ಮಾಧ್ಯಮಗಳಿಗೆ ಪೊಲೀಸರು ವಿವರಣೆ ನೀಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಸಮಗ್ರ ಕೈಪಿಡಿಯನ್ನು ಸಿದ್ಧಪಡಿಸಬೇಕಿದೆ ಎಂದು ಸುಪ್ರೀಂ ಕೋರ್ಟ್, ಬುಧವಾರ ನಿರ್ದೇಶನ ನೀಡಿದೆ.

ಯಾವುದೇ ಪ್ರಕರಣವು ತನಿಖೆಯ ಹಂತದಲ್ಲಿ ಇರುವಾಗ ಆ ಕುರಿತು ಪೊಲೀಸರು ಮಾಧ್ಯಮಗಳಿಗೆ ನೀಡುವ ವಿವರಣೆ ಕುರಿತು ಒಂದು ಮಾದರಿ ವ್ಯವಸ್ಥೆ ರೂಪಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ನಡೆಸಿತು.

ಪೊಲೀಸರು ನೀಡುವ ಪೂರ್ವಗ್ರಹಪೀಡಿತ ವರದಿಗಳು ನಾಗರಿಕರಲ್ಲಿ ಸಂಶಯಕ್ಕೆ ಎಡೆಮಾಡಿಕೊಡುತ್ತವೆ ಎಂಬುದನ್ನು ಗಮನಿಸಿದ ನ್ಯಾಯಪೀಠವು, 'ಮಾಧ್ಯಮಗಳಲ್ಲಿ ಪ್ರಕಟವಾಗುವ ಪಕ್ಷಪಾತಿ ವರದಿಗಳು ಸಂತ್ರಸ್ತನ ಖಾಸಗಿತನಕ್ಕೂ ಧಕ್ಕೆ ತರುತ್ತವೆ' ಎಂದು ಅಭಿಪ್ರಾಯಪಟ್ಟಿತು.

'ಕೈಪಿಡಿಯನ್ನು ರಚಿಸುವ ಅಗತ್ಯವಿದೆ. ಎಲ್ಲಾ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರು ಇದಕ್ಕೆ ಸಂಬಂಧಿಸಿದ ಸಲಹೆಗಳನ್ನು ಒಂದು ತಿಂಗಳೊಳಗೆ ಗೃಹ ಸಚಿವಾಲಯಕ್ಕೆ ಸಲ್ಲಿಸಬೇಕು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸಲಹೆಗಳನ್ನೂ ಪಡೆಯಬಹುದಾಗಿದೆ' ಎಂದು ನ್ಯಾಯಪೀಠವು ಹೇಳಿದೆ.

ದೆಹಲಿ ಏಮ್ಸ್‌ಗೆ ₹ 2 ಕೋಟಿ ದೇಣಿಗೆ

ನವದೆಹಲಿ (ಪಿಟಿಐ): ಜೈವಿಕ ತಂತ್ರಜ್ಞಾನ ಇಲಾಖೆಯ ಮಾಜಿ ಕಾರ್ಯದರ್ಶಿ, ವಿಜ್ಞಾನಿ ಡಾ.ಎಸ್. ರಾಮಚಂದ್ರನ್ ಅವರ ಪತ್ನಿ ಭಾಮಾ ರಾಮಚಂದ್ರನ್ ಅವರು ದೆಹಲಿಯ ಏಮ್ಸ್ ದತ್ತಿನಿಧಿಗೆ ₹ 2 ಕೋಟಿ ಮೊತ್ತದ ಕಾರ್ಪಸ್ ಅನುದಾನವನ್ನು ದೇಣಿಗೆಯನ್ನಾಗಿ ನೀಡಿದ್ದಾರೆ.

'ಈ ಅನುದಾನವನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಏಮ್ಸ್) 'ಡಾ.ಎಸ್. ರಾಮಚಂದ್ರನ್ ಚೇರ್ ಫಾರ್ ನ್ಯೂರೊ ಸೈನ್ಸ್' ಅನ್ನು ಸ್ಥಾಪಿಸಲು ಬಳಸಿಕೊಳ್ಳಲಾಗುವುದು' ಎಂದು ಪ್ರಕಟಣೆಯು ತಿಳಿಸಿದೆ.

'ಡಾ.ಎಸ್. ರಾಮಚಂದ್ರನ್ ಅವರ ಸ್ಮರಣೆ ಮತ್ತು ಗುರುಪರಂಪರೆಯನ್ನು ಮುಂದುವರಿಸುವುದು ಹಾಗೂ ನರವಿಜ್ಞಾನಕ್ಕೆ ಸಂಬಂಧಿಸಿದ ಶೈಕ್ಷಣಿಕ ಚಟುವಟಿಕೆಗಳು ಮತ್ತು ಸಂಶೋಧನೆಗೆ ಪ್ರೋತ್ಸಾಹ ನೀಡವುದು ಈ ಅನುದಾನದ ಉದ್ದೇಶವಾಗಿದೆ' ಎಂದು ದೆಹಲಿ ಏಮ್ಸ್ ಹೇಳಿದೆ.

'ಡಾ.ಎಸ್. ರಾಮಚಂದ್ರನ್ ಚೇರ್ ಫಾರ್ ನ್ಯೂರೊ ಸೈನ್ಸ್'ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರಾಗಿರುವ ಭಾರತೀಯ ಮೂಲದ ತಜ್ಞರನ್ನು ನೇಮಕ ಮಾಡಲಾಗುವುದು. ಇದರ ಜತೆಗೆ ಇಬ್ಬರು ಪಿಎಚ್‌.ಡಿ ಹಾಗೂ ಪೋಸ್ಟ್ ಡಾಕ್ಟರಲ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು' ಎಂದೂ ತಿಳಿಸಿದೆ.

ಮಹಾರಾಷ್ಟ್ರ: ಮೋಸಕ್ಕೆ ಸಾಮಾಜಿಕ ಜಾಲತಾಣಗಳ ಬಳಕೆ

ಮೂರು ಪ್ರತ್ಯೇಕ ಪ್ರಕರಣದಲ್ಲಿ ₹ 89 ಲಕ್ಷ ವಂಚನೆ

ಠಾಣೆ (ಪಿಟಿಐ): ಮಹಾರಾಷ್ಟ್ರದ ಠಾಣೆ ನಗರದಲ್ಲಿ ನಡೆದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ₹ 89 ಲಕ್ಷ ವಂಚನೆ ಮಾಡಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ 56 ವರ್ಷದ ಮಹಿಳೆಯೊಂದಿಗೆ ಸ್ನೇಹ ಬೆಳೆಸಿ, ಮದುವೆಯೂ ಆದ ವ್ಯಕ್ತಿಯೊಬ್ಬ ಆಕೆಯಿಂದ ₹ 45 ಲಕ್ಷ ಮೌಲ್ಯದ ನಗದು ಹಾಗೂ ಆಭರಣ ಪಡೆದು ವಂಚಿಸಿರುವ ಘಟನೆ ನವಿ ಮುಂಬೈನಲ್ಲಿ ನಡೆದಿದೆ ಎಂದು ಸನ್‌ಪಡಾ ಪ್ರದೇಶದ ಪೊಲೀಸರು ಬುಧವಾರ ತಿಳಿಸಿದರು.

'ಸನ್‌ಪಡಾ ಪ್ರದೇಶದಲ್ಲಿ ಮಗನೊಂದಿಗೆ ವಾಸವಿರುವ ಸಂತ್ರಸ್ತೆಯು 2020ರಲ್ಲಿ ಪತಿಯಿಂದ ಬೇರ್ಪಟ್ಟಿದ್ದರು. ಬಳಿಕ ಅವರಿಗೆ ಕಫ್ ಪರೇಡ್ ಪ್ರದೇಶದ ನಿವಾಸಿಯಾಗಿರುವ ಆರೋಪಿಯೊಂದಿಗೆ ಫೇಸ್‌ಬುಕ್‌ನಲ್ಲಿ ಸ್ನೇಹವೇರ್ಪಟ್ಟಿತ್ತು. ಆತನಿಗೆ ಮದುವೆಯೂ ಆಗಿತ್ತು. ಆದರೆ, ಆರೋಪಿ ಈ ವಿಷಯವನ್ನು ಸಂತ್ರಸ್ತೆಯಿಂದ ಮುಚ್ಚಿಟ್ಟಿದ್ದ' ಎಂದು ಹೇಳಿದರು.

'ಆರೋಪಿಯು ಆಗಾಗ್ಗೆ ಮಹಿಳೆಯ ಮನೆಗೆ ಭೇಟಿ ನೀಡುತ್ತಿದ್ದ. ಬಳಿಕ, ಇಬ್ಬರೂ ವಿವಾಹವಾಗಿದ್ದರು. ವಿವಾಹವಾದ ನಂತರ ಆರೋಪಿಯು ಸಂತ್ರಸ್ತೆಗೆ ಹೊಡೆಯುವುದು ಹಾಗೂ ಬಯ್ಯುವುದು ಮಾಡುತ್ತಿದ್ದ. ಅಲ್ಲದೇ ಆಕೆಯ ಮಗನನ್ನು ಕೊಲ್ಲುವುದಾಗಿಯೂ ಹೆದರಿಸುತ್ತಿದ್ದ. ಆರೋಪಿಯು ಆಕೆಯಿಂದ ₹ 36 ಲಕ್ಷ ನಗದು ಸೇರಿದಂತೆ ಒಟ್ಟು ₹ 45 ಲಕ್ಷ ಮೌಲ್ಯದ ಹಣ ಮತ್ತು ಚಿನ್ನಾಭರಣಗಳನ್ನು ಕಿತ್ತುಕೊಂಡಿದ್ದಾನೆ' ಎಂದು ಸಂತ್ರಸ್ತೆಯ ದೂರನ್ನು ಉಲ್ಲೇಖಿಸಿ ಪೊಲೀಸರು ಮಾಹಿತಿ ನೀಡಿದರು.

'ದೂರನ್ನು ಆಧರಿಸಿ ಆರೋಪಿಯ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿ ಮಂಗಳವಾರ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ' ಎಂದರು.

ಉದ್ಯೋಗದ ಆಮಿಷ– ₹ 18 ಲಕ್ಷ ವಂಚನೆ: 'ಆನ್‌ಲೈನ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ ಮೋಸಗಾರನನ್ನು ನಂಬಿ ಮಹಾರಾಷ್ಟ್ರದ ನವಿ ಮುಂಬೈ ಮೂಲದ ವ್ಯಕ್ತಿಯೊಬ್ಬ ₹ 18 ಲಕ್ಷ ಕಳೆದುಕೊಂಡಿದ್ದಾನೆ' ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.

'ಈ ಕುರಿತು ಸಂತ್ರಸ್ತ ನೀಡಿ ರುವ ದೂರನ್ನು ಆಧರಿಸಿ ನವಿ ಮುಂಬೈನ ಸೈಬರ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಿಸಲಾಗಿದೆ' ಎಂದರು. 'ಕೆಲವು ಟಾಸ್ಕ್‌ಗಳನ್ನು ಪೂರ್ಣಗೊಳಿಸಿದರೆ ನಿಮಗೆ ಉದ್ಯೋಗ ನೀಡುತ್ತೇವೆ ಎಂದು ನನಗೆ ಭರವಸೆ ನೀಡಲಾಗಿತ್ತು. ಆ ಪ್ರಕಾರವಾಗಿ ನಾನು ಟಾಸ್ಕ್ ಮಾಡಲು ಶುರು ಮಾಡಿದೆ. ಟಾಸ್ಕ್ ಪೂರ್ಣಗೊಳಿಸಿದ್ದಕ್ಕಾಗಿ ಪ್ರಾರಂಭದಲ್ಲಿ ಅವರು ನನಗೆ ಹಣ ನೀಡಿದರು. ನಂತರದ ಕೆಲವು ಟಾಸ್ಕ್‌ಗಳಿಗೆ ನಾನು ಹಣ ಪಾವತಿಸಬೇಕು, ಇದಕ್ಕೆ ಪ್ರತಿಯಾಗಿ ನನಗೆ ಉತ್ತಮ ಆದಾಯ ನೀಡಲಾಗುವುದು ವಂಚಕರು ನಂಬಿಸಿದರು. ಆದ್ದರಿಂದ ನಾನು ₹ 18. 36 ಲಕ್ಷವನ್ನು ಅವರಿಗೆ ಪಾವತಿಸಿದೆ. ಆದರೆ, ನನಗೆ ಲಾಭವೂ ಬರಲಿಲ್ಲ. ಅವರಿಗೆ ಕೊಟ್ಟ ಹಣವೂ ವಾಪಸ್ಸಾಗಲಿಲ್ಲ ಎಂದು ಸಂತ್ರಸ್ತ ತಿಳಿಸಿದ್ದಾನೆ.

ಸಿಬಿಐ ಅಧಿಕಾರಿ ಸೋಗಿನಲ್ಲಿ ₹ 26 ಲಕ್ಷ ವಸೂಲಿ: ಬಂಧನ

'ಸಿಬಿಐ ಆಯುಕ್ತ ಎಂದು ಹೇಳಿಕೊಂಡು ಉದ್ಯಮಿಯೊಬ್ಬರಿಗೆ ₹ 26 ಲಕ್ಷ ವಂಚಿಸಿದ್ದ ಮಹಾರಾಷ್ಟ್ರದ ಠಾಣೆ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ' ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.

'ಮೀರಾ ರೋಡ್ ಪ್ರದೇಶದ 51 ವರ್ಷದ ಉದ್ಯಮಿ ನೆರೆಯ ಪಾಲ್ಘರ್‌ನ ಲೋಹ ಸಂಸ್ಕರಣಾ ಕಂಪನಿಯಲ್ಲಿ ಪಾಲುದಾರರಾಗಿದ್ದು, ಅನುಪಯುಕ್ತ ಬ್ಯಾಟರಿಗಳನ್ನು ಖರೀದಿಸಿ ಅವುಗಳಿಂದ ಸೀಸವನ್ನು ಹೊರತೆಗೆದು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ. ಜಿಎಸ್‌ಟಿ ಆಯುಕ್ತರ ಕಚೇರಿಯು ಅನುಪಯುಕ್ತ ಬ್ಯಾಟರಿಗಳ ಖರೀದಿಗೆ ಸಂಬಂಧಿಸಿದಂತೆ ಪ್ರಶ್ನೆಯನ್ನು ಎತ್ತಿದ್ದು, 2021-22ರ ವಹಿವಾಟುಗಳಲ್ಲಿನ ಕೆಲವು ದೋಷಗಳನ್ನು ಎತ್ತಿ ತೋರಿಸಿ ಸಂಸ್ಥೆಗೆ ನೋಟಿಸ್ ನೀಡಿತ್ತು' ಎಂದು ಕಾಶಿಮಿರಾ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ಸಂದೀಪ್ ಕದಮ್ ಅವರು ಎಫ್‌ಐಆರ್ ಅನ್ನು ಉಲ್ಲೇಖಿಸಿ ಮಾಹಿತಿ ನೀಡಿದರು.

'ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ಉದ್ಯಮಿಯು ತಮ್ಮ ವಹಿವಾಟಿನ ದಾಖಲೆಗಳನ್ನು ಜಿಎಸ್‌ಟಿ ಆಯುಕ್ತರಿಗೆ ಸಲ್ಲಿಸಿ ದೋಷ ಮುಕ್ತಿಗಾಗಿ ಕಾಯುತ್ತಿದ್ದರು. ಈ ವಿಷಯದಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಸಂತ್ರಸ್ತ ತಮ್ಮ ಪರಿಚಯಸ್ಥರೊಬ್ಬರ ಸಲಹೆ ಕೇಳಿದ್ದಾರೆ. ಅವರು ಆರೋಪಿಯ ಹೆಸರನ್ನು ಸೂಚಿಸಿದ್ದಾರೆ. ಉದ್ಯಮಿಯು ಆರೋಪಿಯನ್ನು ಸಂಪರ್ಕಿಸಿದಾಗ ಆತ ತಾನು ಸಿಬಿಐ ಆಯುಕ್ತ ಎಂದು ಹೇಳಿಕೊಂಡು ಅವರಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾನೆ. ಬಳಿಕ, 2022ರ ಆಗಸ್ಟ್‌ನಿಂದ ಈ ವರ್ಷದ ಏಪ್ರಿಲ್ ತಿಂಗಳ ನಡುವೆ ವಿವಿಧ ಸಮಯದಲ್ಲಿ ಆರೋಪಿ ಹಣ ಪಡೆದಿದ್ದಾನೆ' ಎಂದರು.

ಕ್ರಿಕೆಟ್: ಕುತೂಹಲ ಕೆರಳಿಸಿದ ಪಾಕಿಸ್ತಾನ– ಶ್ರೀಲಂಕಾ ನಡುವಿನ ಪಂದ್ಯ

ಫೈನಲ್ ಪ್ರವೇಶಕ್ಕೆ ಪೈಪೋಟಿ

ಕೊಲಂಬೊ (ಪಿಟಿಐ): ಭಾರತ ತಂಡದ ಎದುರು ಪರಾಭವಗೊಂಡಿರುವ ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಗುರುವಾರ ಏಷ್ಯಾ ಕಪ್ ಟೂರ್ನಿಯ ಸೂಪರ್ ಫೋರ್ ಹಂತದಲ್ಲಿ ಮುಖಾಮುಖಿಯಾಗಲಿವೆ.

ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯವು ಉಭಯ ತಂಡಗಳಿಗೂ ಪ್ರಮುಖವಾಗಿದೆ. ಇಲ್ಲಿ ಗೆದ್ದವರು ಫೈನಲ್‌ನಲ್ಲಿ ಭಾರತದ ಎದುರು ಆಡುವರು. ಎರಡೂ ತಂಡಗಳೂ ತಲಾ ಎರಡು ಅಂಕ ಗಳಿಸಿವೆ. ಭಾರತ ನಾಲ್ಕು ಅಂಕ ಗಳಿಸಿ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದೆ.


ಆದರೆ ಪ್ರಮುಖ ಬೌಲರ್‌ಗಳು ಗಾಯಗೊಂಡಿರುವುದರಿಂದ ಪಾಕ್ ತಂಡಕ್ಕೆ ಶ್ರೀಲಂಕಾ ತಂಡವು ಕಠಿಣ ಪೈಪೋಟಿಯೊಡ್ಡುವ ಸಾಧ್ಯತೆ ಇದೆ. ವೇಗಿಗಳಾದ ಹ್ಯಾರಿಸ್ ರವೂಫ್ ಮತ್ತು ನಸೀಂ ಶಾ ಗಾಯಗೊಂಡಿದ್ದಾರೆ. ನಸೀಂ ಶಾ ಟೂರ್ನಿಯಿಂದ ಹೊರಬಿದ್ದಿರುವುದು ಖಚಿತವಾಗಿದೆ. ರವೂಫ್ ಕೂಡ ಈ ಪಂದ್ಯಕ್ಕೆ ಲಭ್ಯರಾಗುವುದು ಖಚಿತವಿಲ್ಲ.

‘ನಸೀಂ ಬಲಗೈ ತೋಳಿಗೆ ಗಾಯವಾಗಿದೆ. ಭಾರತ ಎದುರಿನ ಪಂದ್ಯದಲ್ಲಿ ಅವರು ನೋವಿನಿಂದ ಬಳಲಿದ್ದರು. ಹತ್ತನೇ ಓವರ್ ಪೂರ್ಣವಾಗುವ (9.2) ಮುನ್ನವೇ ಅವರು ಪೆವಿಲಿಯನ್‌ಗೆ ಮರಳಿದ್ದರು. ಒಂದೂ ವಿಕೆಟ್


ದುನಿತ್ ವೆಲಾಳಗೆ

ಪಡೆದಿರಲಿಲ್ಲ. ಅವರ ಬದಲಿಗೆ ಬಲಗೈ ವೇಗಿ ಝಮಾನ್ ಖಾನ್ ಆಡಲಿದ್ದಾರೆ’ ಎಂದು ಪಾಕ್ ಕ್ರಿಕೆಟ್ ಮಂಡಳಿ ತಿಳಿಸಿದೆ.

22 ವರ್ಷದ ಖಾನ್ 150 ಕಿ.ಮೀ ವೇಗದಲ್ಲಿ ಎಸೆತಗಳನ್ನು ಹಾಕುವ ಸಾಮರ್ಥ್ಯ ಹೊಂದಿದ್ದಾರೆ.


ಬಾಬರ್ ಆಜಂ

‘ಮತ್ತೊಬ್ಬ ಪ್ರಮುಖ ವೇಗಿ ರವೂಫ್ ಸೋಮವಾರದ ಆಟದಲ್ಲಿ ಬೌಲಿಂಗ್ ಮಾಡಿರಲಿಲ್ಲ. ಅವರು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಪಂದ್ಯದಲ್ಲಿ ಆಡುವುದರ ಕುರಿತು ಇನ್ನೂ ನಿರ್ಧಾರವಾಗಿಲ್ಲ’ ಎಂದೂ ಮೂಲಗಳು ತಿಳಿಸಿವೆ.

ಏಷ್ಯಾ ಕಪ್ 2023

ಬ್ಯಾಟಿಂಗ್‌ನಲ್ಲಿಯೂ ಇನ್ನೂ ಪಾಕ್ ಆಟಗಾರರು ಸಂಪೂರ್ಣ ಸಾಮರ್ಥ್ಯ ತೋರಿಸಿಲ್ಲ. ಬಾಬರ್ ಆಜಂ, ಫಕರ್ ಜಮಾನ್, ಮೊಹಮ್ಮದ್ ರಿಜ್ವಾನ್ ಮತ್ತು ಇಮಾಮ್ ಉಲ್ ಹಕ್ ಪ್ರಮುಖ ಬ್ಯಾಟರ್‌ಗಳಾಗಿದ್ದಾರೆ.

ಆದರೆ ಶ್ರೀಲಂಕಾ ತಂಡವು ಅಪಾರ ಹುರುಪಿನಲ್ಲಿದೆ. ಭಾರತ ಎದುರಿನ ಪಂದ್ಯದಲ್ಲಿ ಸೋತಿತ್ತು. ಆದರೆ ಪಂದ್ಯದಲ್ಲಿ ಶ್ರೀಲಂಕಾದ ದುನಿತ್ ವೆಲ್ಲಾಳಗೆ ಐದು ವಿಕೆಟ್ ಗಳಿಸಿದ್ದರು. ಚರಿತ ಅಸಲಂಕಾ, ಧನಂಜಯ ಡಿಸಿಲ್ವಾ ಕೂಡ ಉತ್ತಮ ಬೌಲಿಂಗ್ ಮಾಡಿದ್ದರು. ಭಾರತ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿದ್ದರು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಲಯಕ್ಕೆ ಮರಳಿದರೆ ಪಾಕ್ ತಂಡದ ಹಾದಿ ಕಠಿಣವಾಗುವ ಸಾಧ್ಯತೆ ಇದೆ.

ಟೂರ್ನಿಯಲ್ಲಿ ಬಹುತೇಕ ಎಲ್ಲ ಪಂದ್ಯಗಳಲ್ಲಿಯೂ ಮಳೆ ಸುರಿದಿದ್ದರಿಂದ ಆಟಕ್ಕೆ ವ್ಯತ್ಯಯವಾಗಿತ್ತು. ಈ ಪಂದ್ಯದ ವೇಳೆಯೂ ಮಳೆಯಾಗುವ ನಿರೀಕ್ಷೆ ಇದೆ.

ಆರಂಭ: ಮಧ್ಯಾಹ್ನ 3
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್

ಒಲಿಂಪಿಕ್ಸ್‌ನಲ್ಲಿ ಕನ್ನಡಿಗನ ಅಂಪೈರಿಂಗ್

ಪ್ಯಾರಿಸ್ ಕೂಟದಲ್ಲಿ ಭಾರತದ ಏಕೈಕ ಹಾಕಿ ಅಂಪೈರ್ ಬೆಂಗಳೂರಿನ ರಘುಪ್ರಸಾದ್

• ಗಿರೀಶ ದೊಡ್ಡಮನಿ

ಮುಖ್ಯಾಂಶಗಳು
- 2012, 2020ರ ಒಲಿಂಪಿಕ್ ಕೂಟಗಳಲ್ಲಿ ಅಂಪೈರ್ ಆಗಿದ್ದ ರಘುಪ್ರಸಾದ್
- 186 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ

ಬೆಂಗಳೂರು: ‘ನಾನು ಹಾಕಿ ಆಟಗಾರನಾಗಿದ್ದೆ. ಆದರೆ ಅದರಲ್ಲಿಯೇ ದೊಡ್ಡಮಟ್ಟಕ್ಕೆ ಬೆಳೆಯುವಂತಹ ಸಾಮರ್ಥ್ಯ ಇರಲಿಲ್ಲ. ಅದಕ್ಕಾಗಿಯೇ ಅದೊಂದು ದಿನ ನಮ್ಮ ಕೋಚ್ ಕೃಷ್ಣಮೂರ್ತಿಯವರು ಆಟ ಬಿಡು ಅಂಪೈರಿಂಗ್ ಮಾಡು ಎಂದರು. ಅವರ ಮಾತು ಕೇಳಿದೆ. ಇವತ್ತು ಈ ಎತ್ತರಕ್ಕೆ ಬೆಳೆದಿದ್ದೇನೆ’–

ಮುಂದಿನ ವರ್ಷ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ ಕೂಟದಲ್ಲಿ ಹಾಕಿ ಅಂಪೈರ್ ಆಗಿ ಕಾರ್ಯನಿರ್ವಹಿಸಲಿರುವ ರಘುಪ್ರಸಾದ್ ಆರ್.ವಿ. ಅವರ ಮಾತುಗಳಿವು. ಪ್ಯಾರಿಸ್ ಒಲಿಂಪಿಕ್ ಕೂಟಕ್ಕೆ ಆಯ್ಕೆಯಾಗಿರುವ ಭಾರತದ ಏಕೈಕ ಅಂಪೈರ್ ಕೂಡ ಅವರಾಗಿದ್ದಾರೆ. ಇದು ಅವರಿಗೆ ಮೂರನೇ ಒಲಿಂಪಿಕ್ಸ್. 2012 ಮತ್ತು 2020ರ ಒಲಿಂಪಿಕ್ ಕೂಟಗಳಲ್ಲಿ ಅವರು ಅಂಪೈರ್ ಆಗಿದ್ದರು. 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಕಾಯ್ದಿಟ್ಟ ಅಂಪೈರ್ ಆಗಿದ್ದರು. 186 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಅವರಿಗೆ ಇದೆ. ಬೆಂಗಳೂರಿನ ರಘುಪ್ರಸಾದ್, 23ನೇ ವಯಸ್ಸಿನಲ್ಲಿಯೇ ಅಂತರರಾಷ್ಟ್ರೀಯ ಅಂಪೈರಿಂಗ್‌ಗೆ ಪದಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದರು.

‘ಸ್ಥಳೀಯ ಟೂರ್ನಿಗಳಲ್ಲಿ ಅಂಪೈರಿಂಗ್ ಮಾಡುವ ಮೂಲಕ ಕಲಿಕೆ ಆರಂಭವಾಯಿತು. ಅರ್ಹತಾ ಪರೀಕ್ಷೆಗಳಲ್ಲಿ ಉತ್ತೀರ್ಣನಾದೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪಂದ್ಯಗಳಿಗೆ ಅರ್ಹತೆ ಪಡೆದೆ. 2003ರಲ್ಲಿ ಆಸ್ಟ್ರೇಲಿಯಾದ ಪರ್ತ್ ಹಗೂ ಸಿಡ್ನಿಯಲ್ಲಿ ನಡೆದ ಪಂದ್ಯಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ ಸಿಕ್ಕಿತು. ಆಗ ಧನರಾಜ್ ಪಿಳ್ಳೆ, ಎ.ಬಿ. ಸುಬ್ಬಯ್ಯ ಅವರಂತಹ ಖ್ಯಾತನಾಮರು ಭಾರತ ತಂಡದಲ್ಲಿದ್ದರು. ಅವರೆಲ್ಲರೂ ಬಹಳಷ್ಟು ಪ್ರೋತ್ಸಾಹ ನೀಡಿದರು. ಇದು ನನ್ನಲ್ಲಿದ್ದ ಭಯ ಕಡಿಮೆಯಾಗಿ ವೃತ್ತಿಪರನಾಗಿ ರೂಪುಗೊಳ್ಳಲು ಕಾರಣವಾಯಿತು. ಆ ಟೂರ್ನಿಯಲ್ಲಿ ನನ್ನ ಕೆಲಸ ನೋಡಿದ ಎಫ್‌ಐಎಚ್ ಅಂಪೈರ್ ಡಾನ್ ಪ್ರಯರ್ ಎಫ್‌ಐಎಚ್ (ಅಂತರರಾಷ್ಟ್ರೀಯ ಹಾಕಿ ಫೆಡರೇಷನ್)ಗೆ ಶಿಫಾರಸು ಮಾಡಿದರು. ಅಂತರರಾಷ್ಟ್ರೀಯಮಟ್ಟದ ಅರ್ಹತಾ ಪರೀಕ್ಷೆಗಳಲ್ಲಿ ಉತ್ತೀರ್ಣನಾದೆ. ವಿಶ್ವ ಪ್ಯಾನಲ್‌ಗೆ ಪ್ರವೇಶ ಲಭಿಸಿತು. ನಂತರ ತುಂಬಾ ಒಳ್ಳೆಯ ಅವಕಾಶಗಳು ಲಭಿಸಿದವು’ ಎಂದರು.


ರಘುಪ್ರಸಾದ್ ಆರ್‌.ವಿ. (ಎಡದಲ್ಲಿರುವವರು)

‘ಇದುವರೆಗೆ ನಾಲ್ಕು ಸೀನಿಯರ್ ವಿಶ್ವಕಪ್, ಮೂರು ಜೂನಿಯರ್ ವಿಶ್ವಕಪ್, ಒಂದು ಬಾರಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಾರ್ಯನಿರ್ವಹಿಸಿದೆ. ಮುಂಬರುವ ಚೀನಾ ಏಷ್ಯನ್ ಕ್ರೀಡಾಕೂಟಕ್ಕೂ ತೆರಳುತ್ತಿರುವೆ. ಇದೀಗ ಮೂರನೇ ಬಾರಿ ಒಲಿಂಪಿಕ್‌ಗೆ ತೆರಳುತ್ತಿರುವೆ. ಕೆಎಸ್‌ಎಚ್‌ಎ, ಹಾಕಿ ಇಂಡಿಯಾ, ಹಾಕಿ ಕರ್ನಾಟಕ, ದೇವರು ಮತ್ತು ನನ್ನ ಕುಟುಂಬದ ಬೆಂಬಲದಿಂದ ಈ ಸಾಧನೆ ಸಾಧ್ಯವಾಗುತ್ತಿದೆ’ ಎಂದು ರಘುಪ್ರಸಾದ್ ಸ್ಮರಿಸುತ್ತಾರೆ.

‘ಅಂಪೈರಿಂಗ್ ತುಂಬಾ ಸವಾಲಿನ ಕೆಲಸ. ಹಾಕಿ ಆಟದ ವೇಗ ಈಗ ಹಿಂದೆಂದಿಗಿಂತಲೂ ಹೆಚ್ಚಿದೆ. ಕ್ಷಣಾರ್ಧದಲ್ಲಿ ನಿರ್ಣಯ ಕೈಗೊಳ್ಳಬೇಕು. ಅಂಪೈರ್‌ಗಳಿಗೆ ಎಲ್ಲಕ್ಕಿಂತ ಮುಖ್ಯವಾಗಿ ಮಾನಸಿಕ ದೃಢತೆ ಜೊತೆಗೆ ದೈಹಿಕ ಕ್ಷಮತೆಯು ಉನ್ನತಮಟ್ಟದ್ದಾಗಿರಬೇಕು. ಅದಕ್ಕಾಗಿ ಪ್ರತಿನಿತ್ಯ ಓಟ, ವ್ಯಾಯಾಮಗಳನ್ನು ಕಟ್ಟುನಿಟ್ಟಾಗಿ ಮಾಡುತ್ತೇವೆ. ಇದೆಲ್ಲದರ ಜೊತೆಗೆ ನಿಯಮಗಳ ಕುರಿತು ಆಳವಾದ ಜ್ಞಾನ ಇರಬೇಕು. ಎಲ್ಲಕ್ಕಿಂತ ಹೆಚ್ಚಾಗಿ ತಾಳ್ಮೆ ಮತ್ತು ಸಮಚಿತ್ತದ ಗುಣ ರೂಢಿಸಿಕೊಳ್ಳಬೇಕು. ಯಾವುದೇ ಪಂದ್ಯ ಇರಲಿ. ಉಭಯ ತಂಡಗಳ ಆಟಗಾರರು ಆಕ್ರಮಣಶೀಲವಾಗಿರುತ್ತಾರೆ. ಆದ್ದರಿಂದ ಸಂಘರ್ಷಗಳಾಗದಂತೆ ಅವರೆಲ್ಲರಿಗೂ ಅರಿವು ಮೂಡಿಸಿ ಅತ್ಯಂತ ನಿಖರವಾದ ತೀರ್ಪು ನೀಡಬೇಕು. ಇವತ್ತು ಟಿ.ವಿಯಲ್ಲಿ ನೇರಪ್ರಸಾರ, ಡಿಜಿಟಲ್ ಸ್ಟ್ರೀಮಿಂಗ್ ಮತ್ತಿತರ ತಂತ್ರಜ್ಞಾನಗಳಿರುವುದರಿಂದ ಯಾವುದೇ ಲೋಪಕ್ಕೂ ಆಸ್ಪದವಿಲ್ಲ’ ಎಂದರು.

‘2012ರ ಒಲಿಂಪಿಕ್ ನೀಡಿದ ಅನುಭವ ವಿಶೇಷವಾದದ್ದು. ಆದರೆ, 2021ರಲ್ಲಿ ನಡೆದ ಟೋಕಿಯೊ ಒಲಿಂಪಿಕ್ ಕೂಟ ವಿಭಿನ್ನವಾದದ್ದು. ಅದು ಕೋವಿಡ್ ಕಾಲಘಟ್ಟ. ಪ್ರತಿದಿನವೂ ನಮ್ಮ ಆರೋಗ್ಯ ತಪಾಸಣೆ ನಡೆಯುತ್ತಿತ್ತು. ಕಟ್ಟುನಿಟ್ಟಿನ ನಿಯಮಗಳಿದ್ದವು. ಅಷ್ಟೇ ಅಚ್ಚುಕಟ್ಟಾದ ವ್ಯವಸ್ಥೆಗಳೂ ಇದ್ದವು. ಆದ್ದರಿಂದಲೇ ನಮ್ಮ ತಂಡದ ಯಾರಿಗೂ ಕೋವಿಡ್ ಕಾಡಲಿಲ್ಲ. ಕ್ವಾರ್ಟರ್‌ಫೈನಲ್ ಸೇರಿದಂತೆ ಐದು ಪಂದ್ಯಗಳಲ್ಲಿ ಕಾರ್ಯನಿರ್ವಹಿಸಿದೆ. ಪ್ರತಿಯೊಂದು ಪಂದ್ಯವೂ ಮಹತ್ವದ್ದಾಗಿತ್ತು’ ಎಂದರು.

ರಘುಪ್ರಸಾದ್ ಅವರು ಐದನೇ ವಯಸ್ಸಿನಲ್ಲಿಯೇ ಹಾಕಿ ಸ್ಟಿಕ್ ಕೈಗೆತ್ತಿಕೊಂಡವರು. ತಂದೆ ವೆಂಕಟೇಶಪ್ಪ ಅವರು ಬಿಇಎಲ್‌ನ ನಿವೃತ್ತ ಉದ್ಯೋಗಿ. ಆಗ ಬಿಇಎಲ್ ಪ್ರದೇಶದಲ್ಲಿದ್ದ ಯೂತ್ ಅಸೋಸಿಯೇಷನ್‌ನಲ್ಲಿ ರಘುಪ್ರಸಾದ್ ಹಾಕಿ ಆಟ ಕಲಿತರು. ಅಂತರರಾಷ್ಟ್ರೀಯ ಮಟ್ಟದ ಆಟಗಾರನಾಗಲಿಲ್ಲ. ಆದರೆ ‘ಒಲಿಂಪಿಯನ್ ಅಂಪೈರ್’ ಆಗಿ ರೂಪುಗೊಂಡಿದ್ದಾರೆ. ಎಫ್‌ಐಎಚ್ ನಿಯಮದ ಪ್ರಕಾರ ಅಂಪೈರ್‌ಗಳಿಗೆ 47 ವರ್ಷಕ್ಕೆ ನಿವೃತ್ತಿ ನೀಡಲಾಗುತ್ತದೆ. ಆದ್ದರಿಂದ 45 ವರ್ಷದ ರಘುಪ್ರಸಾದ್ ಅವರಿಗೆ ಇದು ಕೊನೆಯ ಒಲಿಂಪಿಕ್ ಕೂಡ ಹೌದು.

ಸಂಕ್ಷಿಪ್ತ ಸುದ್ದಿ

ಬೆನ್ ಸ್ಟೋಕ್ಸ್ ಅಬ್ಬರದ ಶತಕ: ಇಂಗ್ಲೆಂಡ್‌ಗೆ ಜಯ



ಲಂಡನ್ (ಎಎಫ್‌ಪಿ): ಬೆನ್ ಸ್ಟೋಕ್ಸ್ ಬುಧವಾರ ನ್ಯೂಜಿಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಶತಕ ಬಾರಿಸಿದರು. ಅದರೊಂದಿಗೆ ಗರಿಷ್ಠ ವೈಯಕ್ತಿಕ ಸ್ಕೋರ್ ದಾಖಲಿಸಿದ ಇಂಗ್ಲೆಂಡ್ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾದರು.

ದ ಓವಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸ್ಟೋಕ್ಸ್ 124 ಎಸೆತಗಳಲ್ಲಿ 182 ರನ್ ಗಳಿಸಿದರು. ಅದರಲ್ಲಿ 15 ಬೌಂಡರಿ ಮತ್ತು ಒಂಬತ್ತು ಸಿಕ್ಸರ್‌ಗಳಿದ್ದವು. ಅವರ ಅಬ್ಬರದ ಆಟದ ಬಲದಿಂದ ತಂಡವು 48.1 ಓವರ್‌ಗಳಲ್ಲಿ 368 ರನ್ ಗಳಿಸಿತು. ಆರಂಭಿಕ ಬ್ಯಾಟರ್ ಡೇವಿಡ್ ಮಲಾನ್ (96; 95ಎ) ನಾಲ್ಕು ರನ್‌ಗಳ ಅಂತರದಿಂದ ಶತಕ ಕೈತಪ್ಪಿಸಿಕೊಂಡರು.

ಬೃಹತ್ ರನ್ ಸವಾಲನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ತಂಡ 39 ಓವರ್‌ಗಳಲ್ಲಿ 187 ರನ್‌ಗೆ ಕುಸಿಯಿತು. ಇಂಗ್ಲೆಂಡ್ 181 ರನ್‌ಗಳಿಂದ ಗೆದ್ದಿತು. 4 ಪಂದ್ಯಗಳ ಸರಣಿಯಲ್ಲಿ ಆತಿಥೇಯ ತಂಡ 2–1ರಿಂದ ಮುನ್ನಡೆ ಪಡೆದಿದೆ.


ತನಿಷ್ಕಾ ಪೃಥ್ವಿ

ಜೂನಿಯರ್ ವಿಶ್ವ ಗಾಲ್ಫ್ ಟೂರ್ನಿಗೆ ಬೆಂಗಳೂರಿನ ತನಿಷ್ಕಾ

ಬೆಂಗಳೂರು: ನಗರದ ಯುವ ಗಾಲ್ಫ್ ಆಟಗಾರ್ತಿ ತನಿಷ್ಕಾ ಪೃಥ್ವಿ ಅವರಿಗೆ ಅಕ್ಟೋಬರ್‌ನಲ್ಲಿ ನಡೆಯಲಿರುವ ಸಿಂಘಾ– ಥಾಯ್ಲೆಂಡ್‌ನ ಜೂನಿಯರ್ ವಿಶ್ವ ಗಾಲ್ಫ್ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ.


16 ವರ್ಷದ ತನಿಷ್ಕಾ ಲಾರೆನ್ಸ್ ಬ್ರದರಿಜ್ ಅವರಿಂದ ತರಬೇತಿ ಪಡೆಯುತ್ತಿದ್ದು, 100ಕ್ಕೂ ಹೆಚ್ಚು ದಕ್ಷಿಣ ವಲಯ ಟೂರ್ನಿಗಳಲ್ಲಿ ಸ್ಪರ್ಧಿಸಿದ್ದಾರೆ. 2019ರಿಂದ ಇಂಡಿಯನ್ ಗಾಲ್ಫ್ ಯೂನಿಯನ್‌ನಲ್ಲಿ ಆಡುತ್ತಿದ್ದಾರೆ.

ಐಸಿಸಿ ಏಕದಿನ ರ‍್ಯಾಂಕಿಂಗ್: ಕೊಹ್ಲಿಗೆ ಎಂಟನೇ ಸ್ಥಾನ

ಎರಡನೇ ಸ್ಥಾನಕ್ಕೆ ಶುಭಮನ್ ಗಿಲ್

ದುಬೈ (ಪಿಟಿಐ): ಭಾರತ ತಂಡದ ಯುವ ಬ್ಯಾಟರ್ ಶುಭಮನ್ ಗಿಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ರ‍್ಯಾಂಕಿಂಗ್‌ನಲ್ಲಿ ಏಕದಿನ ಕ್ರಿಕೆಟ್ ವಿಭಾಗದಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಇದು ಅವರು ತಮ್ಮ ವೃತ್ತಿಜೀವನದಲ್ಲಿ ಗಳಿಸಿದ ಅತ್ಯುನ್ನತ ರ‍್ಯಾಂಕಿಂಗ್ ಆಗಿದೆ.

ಮಂಗಳವಾರ ಬಿಡುಗಡೆಯಾದ ಪಟ್ಟಿಯಲ್ಲಿ 759 ಅಂಕಗಳನ್ನು ಹೊಂದಿರುವ ಗಿಲ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಹೋದ ವಾರವಷ್ಟೇ ಅವರು ಮೂರನೇ ಸ್ಥಾನದಲ್ಲಿದ್ದರು. ಏಷ್ಯಾ ಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ ವಿರಾಟ್ ಕೊಹ್ಲಿ ಎಂಟು ಹಾಗೂ ರೋಹಿತ್ ಶರ್ಮಾ 9ನೇ ಸ್ಥಾನದಲ್ಲಿದ್ದಾರೆ. ನಾಲ್ಕು ವರ್ಷಗಳ ನಂತರ ಅಗ್ರ ಹತ್ತರಲ್ಲಿ ಭಾರತದ ಮೂವರು ಬ್ಯಾಟರ್‌ಗಳು ಸ್ಥಾನ ಪಡೆದಿದ್ದಾರೆ.


ಶುಭಮನ್ ಗಿಲ್

2019ರಲ್ಲಿ ರೋಹಿತ್, ವಿರಾಟ್ ಹಾಗೂ ಶಿಖರ್ ಧವನ್ ಇದ್ದರು.

ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಂ ಈ ವಿಭಾಗದಲ್ಲಿ ತಮ್ಮ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ದಕ್ಷಿಣ ಆಫ್ರಿಕಾದ ರಸಿ ವ್ಯಾನ್ ಡರ್ ಡಸೆ ಹಾಗೂ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅವರು ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಗಳಲ್ಲಿದ್ದಾರೆ.

ಬೌಲರ್ ವಿಭಾಗದಲ್ಲಿ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಐದು ಸ್ಥಾನಗಳ ಬಡ್ತಿ ಪಡೆದಿದ್ದಾರೆ. 656 ಅಂಕಗಳೊಂದಿಗೆ ಏಳನೇ ಸ್ಥಾನಕ್ಕೇರಿದ್ದಾರೆ. ಮೊಹಮ್ಮದ್ ಸಿರಾಜ್ 9ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಆಲ್‌ರೌಂಡರ್‌ಗಳ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ 237 ಅಂಕಗಳೊಂದಿಗೆ ಆರನೇ ಸ್ಥಾನಕ್ಕೇರಿದ್ದಾರೆ. ಬಾಂಗ್ಲಾದ ಶಕೀಬ್ ಅಲ್ ಹಸನ್ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ.

ವಿಶ್ವಕಪ್: ಅಫ್ಗಾನಿಸ್ತಾನ ತಂಡಕ್ಕೆ ಶಾಹಿದಿ ನಾಯಕ

ಕಾಬೂಲ್ (ಎಎಫ್‌ಪಿ): ವೇಗದ ಬೌಲರ್ ನವೀನ್–ಉಲ್–ಹಕ್ ಅವರನ್ನು ಮುಂದಿನ ತಿಂಗಳ 5ರಂದು ಆರಂಭವಾಗುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಡುವ 15 ಮಂದಿ ಆಟಗಾರರ ಅಫ್ಗಾನಿಸ್ತಾನ ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಆದರೆ, ಇತ್ತೀಚಿನ ದಿನಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆಲ್‌ರೌಂಡರ್ ಗುಲ್ಬದಿನ್ ನಯೀಬ್ ಅವರನ್ನು ಕೈಬಿಡಲಾಗಿದೆ. 32 ವರ್ಷದ ನಯೀಬ್ ಅವರು ನಾಲ್ಕು ವರ್ಷಗಳ ಹಿಂದೆ ಇಂಗ್ಲೆಂಡ್‌ನಲ್ಲಿ ನಡೆದಿದ್ದ ವಿಶ್ವಕಪ್‌ನಲ್ಲಿ ತಂಡದ ನಾಯಕತ್ವ ವಹಿಸಿದ್ದರು. ಅಲ್ಲಿ ತಂಡ ಆಡಿದ ಎಲ್ಲ 9 ಪಂದ್ಯಗಳನ್ನು ಸೋತಿದ್ದು ಅವರನ್ನು ಕಿತ್ತುಹಾಕಲಾಗಿತ್ತು.

ತಂಡ ಹೀಗಿದೆ: ಹಷ್ಮತ್‌ಉಲ್ಲಾ ಶಾಹಿದಿ (ನಾಯಕ), ರಹಮತ್‌ಉಲ್ಲಾ ಗುರ್ಬಾಝ್, ಇಬ್ರಾಹಿಂ ಜರ್ದಾನ್, ರಿಯಾಝ್ ಹಸನ್, ರಹಮತ್ ಶಾ, ನಜೀಬುಲ್ಲಾ ಜದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತ್‌ಉಲ್ಲಾ ಒಮ್ರಾಝೈ, ರಷೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಝಲ್‌ಖ್ ಫಾರೂಖಿ,

ಏಷ್ಯನ್ ಗೇಮ್ಸ್: ಸುನಿಲ್ ಚೆಟ್ರಿ ಮಾತ್ರ ಅನುಭವಿ

ಫುಟ್‌ಬಾಲ್ ತಂಡದಲ್ಲಿ ಹೊಸಬರೇ ಹೆಚ್ಚು

ನವದೆಹಲಿ (ಪಿಟಿಐ): ಚೀನಾದಲ್ಲಿ ನಡೆಯುವ ಏಷ್ಯನ್ ಕ್ರೀಡಾಕೂಟಕ್ಕೆ ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್ ಕೊನೆಗೂ 17 ಆಟಗಾರರ ತಂಡವನ್ನು ಪ್ರಕಟಿಸಿದ್ದು ಅನನುಭವಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಿರಿಯ ಫಾರ್ವರ್ಡ್ ಆಟಗಾರ ಸುನಿಲ್ ಚೆಟ್ರಿ ಅವರಷ್ಟೇ ಈ ತಂಡದಲ್ಲಿರುವ ಅನುಭವಿ ಆಟಗಾರರಾಗಿದ್ದಾರೆ.

ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಇಗರ್ ಸ್ಟಿಮಾಚ್ ಅವರು ತಂಡದೊಡನೆ ತೆರಳುವರೇ ಎಂಬುದು ಇನ್ನೂ ಖಚಿತವಾಗಿಲ್ಲ.

ರಾಷ್ಟ್ರೀಯ ತಂಡದ ಆಯ್ಕೆ ಪ್ರಕ್ರಿಯೆ ವೇಳೆ ಹೆಚ್ಚಿನ ಕ್ಲಬ್‌ಗಳು ತಮ್ಮ ತಂಡದ ಆಟಗಾರರನ್ನು ಬಿಡುಗಡೆ ಮಾಡಲು ಹಿಂದೇಟು ಹಾಕಿದ್ದವು. ಇಂಡಿಯನ್ ಫುಟ್‌ಬಾಲ್ ಲೀಗ್ (ಐಎಸ್‌ಎಲ್) ಇದೇ 21ರಂದು ಆರಂಭವಾಗಲಿದೆ. ಇದೇ ಸಮಯದಲ್ಲಿ ಏಷ್ಯನ್ ಗೇಮ್ಸ್ ಕೂಡ ನಡೆಯುತ್ತಿದೆ.

ಇದರಿಂದ ಎಐಎಫ್‌ಎಫ್ ಅಧ್ಯಕ್ಷ ಹಾಗೂ ಬಿಜೆಪಿ ನಾಯಕ ಕಲ್ಯಾಣ್ ಚೌಬೆ ಅವರಿಗೆ ಮುಜುಗರವಾಗಿದೆ. ಏಷ್ಯನ್ ಗೇಮ್ಸ್‌ಗೆ ತಂಡವನ್ನು ಕಳುಹಿಸುವಂತೆ ಅವರು ಕ್ರೀಡಾ ಸಚಿವಾಲಯದ ಮನವೊಲಿಸಿದ್ದರು. ಇದಕ್ಕೆ ಮೊದಲು ಮಾನದಂಡದ ಪ್ರಕಾರ ಏಷ್ಯಾಡ್‌ಗೆ ತಂಡವನ್ನು ಕಳುಹಿಸಲು ಆಗುವುದಿಲ್ಲ ಎಂದು ಕ್ರೀಡಾ ಸಚಿವಾಲಯ ತಿಳಿಸಿತ್ತು. ಮೂಲ 22 ಆಟಗಾರರ ಪಟ್ಟಿಯಲ್ಲಿ ಚೆಟ್ರಿ ಸೇರಿದಂತೆ 9 ಮಂದಿಯಷ್ಟೇ ಉಳಿದುಕೊಂಡಿದ್ದಾರೆ. ಉಳಿದ ಆಟಗಾರರು ವಿವಿಧ ಕ್ಲಬ್‌ಗಳಲ್ಲಿರುವ ಅನನುಭವಿ ಆಟಗಾರರು.

ಏಷ್ಯನ್ ಗೇಮ್ಸ್‌ಗೆ ತೆರಳಲು ಮೂರು ದಿನಗಳಿರುವಂತೆ ತಂಡ ರೂಪಿಸುವ ಕಸರತ್ತು ಮುಗಿದಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಸೆ. 19ರಂದು ಚೀನಾ ವಿರುದ್ಧ 21ರಂದು ಬಾಂಗ್ಲಾದೇಶ ವಿರುದ್ಧ ಮತ್ತು 24ರಂದು ಮ್ಯಾನ್ಮಾರ್ ವಿರುದ್ಧ ಆಡಲಿದೆ.

ಆರು ಗುಂಪುಗಳಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳ ಜೊತೆ, ಮೂರನೇ ಸ್ಥಾನ ಪಡೆದ ನಾಲ್ಕು ಉತ್ತಮ ತಂಡಗಳೂ ಪ್ರಿಕ್ವಾರ್ಟರ್‌ಫೈನಲ್‌ಗೆ ಅರ್ಹತೆ ಪಡೆಯುತ್ತವೆ.

ಬೆಂಗಳೂರು ಎಫ್‌ಸಿ, ಚೆಟ್ರಿ ಅವರನ್ನು ಮಾತ್ರ ಬಿಟ್ಟುಕೊಟ್ಟಿದೆ. ಬೆಂಗಳೂರು ತಂಡದ ಗೋಲ್‌ಕೀಪರ್ ಗುರುಪ್ರೀತ್ ಅಲಭ್ಯರಾಗಿದ್ದಾರೆ. ಈಸ್ಟ್ ಬೆಂಗಾಲ್ ತಂಡದ ಇಬ್ಬರು ಮೂಲಪಟ್ಟಿಯಲ್ಲಿದ್ದರೂ, ಈಗ ಒಬ್ಬರೂ ತಂಡದಲ್ಲಿಲ್ಲ.

ಭಾರತ ತಂಡ: ಗುರ್ಮೀತ್ ಸಿಂಗ್, ಧೀರಜ್ ಸಿಂಗ್ ಮೊಯ್ರಂಗ್‌ತೆಮ್, ಸುಮಿತ್ ರಥಿ, ನರೇಂದರ್ ಗೆಹಲೋತ್, ಅಮರ್‌ಜಿತ್ ಸಿಂಗ್ ಕಿಯಾಮ್, ಸಾಮ್ಯುಯೆಲ್ ಜೇಮ್ಸ್, ರಾಹುಲ್ ಕೆ.ಪಿ., ಅಬ್ದುಲ್ ರಬೀ ಅಂಜುಕಂಡನ್, ಆಯುಷ್ ದೇವ್ ಚೆಟ್ರಿ, ಬ್ರೈಸ್ ಮಿರಾಂಡಾ, ಅಜ್ಫರ್ ನೂರಾನಿ, ರಹೀಮ್ ಅಲಿ, ವಿನ್ಸಿ ಬರೆಟೊ, ಸುನಿಲ್ ಚೆಟ್ರಿ, ರೋಹಿತ್ ದನು, ಗುರುಕೀರತ್ ಸಿಂಗ್, ಅಂಕಿತ್ ಜಾಧವ್.

ಲಯಕ್ಕೆ ಮರಳಲು ಯತ್ನಿಸುವೆ: ಸೈನಾ

ನವದೆಹಲಿ (ಪಿಟಿಐ): ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವುದು ಕಠಿಣ ಎಂಬುದು ಸೈನಾ ನೆಹ್ವಾಲ್ ಅವರಿಗೆ ಗೊತ್ತೇ ಇದೆ. ಪದೇ ಪದೇ ಗಾಯದ ಸಮಸ್ಯೆಗೆ ಒಳಗಾಗಿದ್ದರೂ ಅವರು ಬ್ಯಾಡ್ಮಿಂಟನ್‌ನಿಂದ ನಿವೃತ್ತಿಯ ಆಲೋಚನೆಯನ್ನೇನೂ ಮಾಡಿಲ್ಲ. ಬದಲು ವೃತ್ತಿ-ಬದುಕನ್ನು ಮರಳಿ ಹಳಿಗೆ ತರುವ ಗುರಿಯನ್ನು ಹೊಂದಿದ್ದಾರೆ.


ಸೈನಾ ನೆಹ್ವಾಲ್

ಹೈದರಾಬಾದಿನ 33 ವರ್ಷದ ಸೈನಾ ಮೊಣಕಾಲು ಗಾಯ ಸೇರಿದಂತೆ ಅನೇಕ ಬಾರಿ ಗಾಯ ಮತ್ತು ಅನಾರೋಗ್ಯದಿಂದ ಬಳಲಿದ್ದಾರೆ. ನಿಯಮಿತವಾಗಿ ಬಿಡಬ್ಲ್ಯುಎಫ್ ಸರಣಿಗಳಲ್ಲಿ ಫಿಟ್ ಆಗಿ ಆಡಲು ಅವರಿಗೆ ಸಾಧ್ಯವಾಗಿಲ್ಲ. ಈಗ ವಿಶ್ವ ಕ್ರಮಾಂಕದಲ್ಲಿ ಅವರ ರ‍್ಯಾಂಕಿಂಗ್ 55ಕ್ಕೆ ಕುಸಿದಿದೆ.

‘ಒಂದು ಅಥವಾ ಎರಡು ಗಂಟೆ ತರಬೇತಿ ಪಡೆಯುವಾಗ ಮೊಣಕಾಲು ನೋವು ಕಾಡುತ್ತಿದೆ. ಮೊಣಕಾಲು ಬಗ್ಗಿಸಲು ಕಷ್ಟವಾಗುವ ಕಾರಣ ದಿನದಲ್ಲಿ ಎರಡನೇ ಬಾರಿ ತರಬೇತಿ ಪಡೆಯಲು ಸಾಧ್ಯವಾಗುತ್ತಿಲ್ಲ. ವೈದ್ಯರು ಎರಡು–ಮೂರು ಸಲ ಚುಚ್ಚುಮದ್ದು ನೀಡಿದ್ದಾರೆ. ಒಲಿಂಪಿಕ್ಸ್ (ಪ್ಯಾರಿಸ್) ಸಮೀಪಿಸುತ್ತಿದ್ದು, ಅರ್ಹತೆ ಪಡೆಯುವುದು ಕಠಿಣ’ ಎಂದು ಸೈನಾ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ನಿವೃತ್ತಿ ಆಲೋಚನೆಯಿಲ್ಲ: ನಿವೃತ್ತಿ ಬಗ್ಗೆ ಕೇಳಿದಾಗ ‘ಎಲ್ಲರೂ ಒಂದು ದಿನ ನಿವೃತ್ತರಾಗಬೇಕಾಗುತ್ತದೆ. ಅದಕ್ಕೆ ಗಡುವು ಎಂಬುದಿಲ್ಲ. ದೇಹ ಕೇಳುವುದಿಲ್ಲ ಎನಿಸಿದಾಗ ಎಲ್ಲರೂ ಆಡುವುದನ್ನು ನಿಲ್ಲಿಸುತ್ತಾರೆ’ ಎಂದು ಸೈನಾ ಪ್ರತಿಕ್ರಿಯಿಸಿದರು.

ಬೆಂಗಳೂರಿನ ಪ್ರಕಾಶ ಪಡುಕೋಣೆ ಅಕಾಡೆಮಿಯಲ್ಲಿ ಒಂದು ವಾರ ಕಾಲ ತರಬೇತಿ ಪಡೆಯುತ್ತಿರುವ ಪಿ.ವಿ.ಸಿಂಧು ಅವರ ನಿರ್ಧಾರವನ್ನು ಸೈನಾ ಸಮರ್ಥಿಸಿಕೊಂಡರು.

ಹಾಂಗ್‌ಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ

ಅಶ್ವಿನಿ– ತನಿಶಾ ಜೋಡಿ ಮುನ್ನಡೆ

ಕೊವ್ಲೂನ್ (ಹಾಂಗ್‌ಕಾಂಗ್), (ಪಿಟಿಐ): ಭಾರತದ ಅಶ್ವಿನಿ ಪೊನ್ನಪ್ಪ ಮತ್ತು ತನಿಶಾ ಕ್ರಾಸ್ಟೊ ಜೋಡಿಯು ಇಲ್ಲಿ ನಡೆಯುತ್ತಿರುವ ಹಾಂಗ್‌ಕಾಂಗ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಡಬಲ್ಸ್‌ನಲ್ಲಿ ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.

ಬುಧವಾರ ನಡೆದ ಪಂದ್ಯದಲ್ಲಿ ಭಾರತದ ಆಟಗಾರ್ತಿಯರು 21-19, 21-19ರಿಂದ ಚೀನಾ ತೈಪೆಯ ಲೀ ಚಿಯಾ ಹ್ಸಿನ್ ಮತ್ತು ಟೆಂಗ್ ಚುನ್ ಹ್ಸುನ್ ಅವರನ್ನು ಹಿಮ್ಮೆಟ್ಟಿಸಿದರು. ಅವರು ಮುಂದಿನ ಸುತ್ತಿನಲ್ಲಿ ಅಗ್ರ ಶ್ರೇಯಾಂಕದ ಮಯು ಮಟ್ಸುಮೊಟೊ ಮತ್ತು ವಕಾನಾ ನಗಾಹರಾ (ಜಪಾನ್) ಅವರ ಸವಾಲನ್ನು ಎದುರಿಸಲಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ ಲಕ್ಷ್ಯ ಸೇನ್ ಅವರು ಬೆನ್ನು ಸೆಳೆತದ ಕಾರಣದಿಂದ ಪಂದ್ಯದಿಂದ ಹಿಂದೆ ಸರಿದರು. ‘ಸೇನ್ ಬಹುತೇಕ ಚೇತರಿಸಿಕೊಂಡಿದ್ದಾರೆ. ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಏಷ್ಯನ್ ಕ್ರೀಡಾಕೂಟಕ್ಕೆ ಶೇ 100ರಷ್ಟು ಫಿಟ್ ಆಗುವ ಉದ್ದೇಶದಿಂದ ಅವರು ಪಂದ್ಯದಿಂದ ಹಿಂದೆ ಸರಿದರು’ ಎಂದು ಕೋಚ್ ಅನೂಪ್ ಶ್ರೀಧರ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಪ್ರಿಯಾಂಶು ರಾಜಾವತ್ 13-21, 14-21ರಿಂದ ಜಪಾನ್‌ನ ಕಾಂತಾ ತ್ಸುನೇಯಮಾ ಎದುರು ಪರಾಜಿತರಾದರು.

ಮಹಿಳೆಯರ ಸಿಂಗಲ್ಸ್‌ನಲ್ಲಿ ಮಾಳವಿಕಾ ಬನ್ಸೋಡ್ 14–21, 12–21 ರಿಂದ ಚೀನಾದ ಜಾಂಗ್ ಯಿ ಮಾನ್ ವಿರುದ್ಧ ಸೋತರು. ಆಕರ್ಷಿ ಕಶ್ಯಪ್ 18-21, 10-21ರಿಂದ ಜರ್ಮನಿಯ ಯೊವೊನ್ ಲೀ ವಿರುದ್ಧ ಮುಗ್ಗರಿಸಿದರು.


ಅಶ್ವಿನಿ ಪೊನ್ನಪ್ಪ

ಪುರುಷರ ಡಬಲ್ಸ್ ಜೋಡಿ ಕೃಷ್ಣ ಪ್ರಸಾದ್ ಗರಗ ಮತ್ತು ವಿಷ್ಣುವರ್ಧನ್ ಗೌಡ ಪಂಜಾಲ ಅವರು 14-21, 19-21ರಿಂದ ಕೊರಿಯಾದ ಕೊ ಸಂಗ್ ಹ್ಯುನ್ ಮತ್ತು ಶಿನ್ ಬೇಕ್ ಚಿಯೋಲ್ ಅವರಿಗೆ ಶರಣಾದರು.

ಮಿಶ್ರ ಡಬಲ್ಸ್‌ನಲ್ಲಿ ಬಿ.ಸುಮಿತ್ ರೆಡ್ಡಿ ಮತ್ತು ಅಶ್ವಿನಿ ಪೊನ್ನಪ್ಪ 16-21, 21-16,18-21 ರಿಂದ ಮಲೇಷ್ಯಾದ ಚೆನ್ ತಾಂಗ್ ಜೀ ಮತ್ತು ತೋ ಈ ವೀ ಎದುರು ಸೋತರು. ರೋಹನ್ ಕಪೂರ್ ಮತ್ತು ಎನ್. ಸಿಕ್ಕಿ ರೆಡ್ಡಿ ಜೋಡಿಯು 19-21 10-21ರಿಂದ ಸಿಂಗಪುರದ ಹೀ ಯಾಂಗ್ ಕೈ ಟೆರ್ರಿ ಮತ್ತು ಟಾನ್ ವೀ ಹಾನ್ ಜೆಸ್ಸಿಕಾ ವಿರುದ್ಧ ಪರಾಭವಗೊಂಡಿತು.


ಎಂಇಜಿ ಅಂಡ್ ಸೆಂಟರ್ ಎಫ್‌ಸಿ ತಂಡದ ಅನೂಪ್ (ಎಡ) ಮತ್ತು ಬೆಂಗಳೂರು ಡ್ರೀಮ್ ಯುನೈಟೆಡ್ ಎಫ್‌ಸಿ ತಂಡದ ಆಕಾಶ್ ಪ್ರಧಾನ್ ಚೆಂಡಿಗಾಗಿ ಪೈಪೋಟಿ ನಡೆಸುತ್ತಿರುವುದು –ಪ್ರಜಾವಾಣಿ ಚಿತ್ರ/ ಬಿ.ಎಚ್. ಶಿವಕುಮಾರ್

ಅಥ್ಲೀಟುಗಳಿಗೆ ಹಣಕಾಸು ನೆರವು

ಭುವನೇಶ್ವರ (ಪಿಟಿಐ): ಏಷ್ಯನ್ ಕ್ರೀಡೆಗಳಲ್ಲಿ ಭಾಗವಹಿಸುವ ಒಡಿಶಾದ 13 ಅಥ್ಲೀಟುಗಳಿಗೆ ಅಲ್ಲಿನ ಸರ್ಕಾರ ಬುಧವಾರ ತಲಾ ₹10 ಲಕ್ಷ ಹಣಕಾಸು ನೆರವು ಘೋಷಿಸಿದೆ.

ಅಥ್ಲೀಟುಗಳಿಗೆ ತರಬೇತಿ, ಸಿದ್ಧತೆ ಮತ್ತು ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದಕ್ಕೆ ನೆರವಾಗುವ ಉದ್ದೇಶದಿಂದ ಈ ನೆರವು ಘೋಷಿಸಲಾಗಿದೆ. ಏಷ್ಯನ್ ಕ್ರೀಡೆಗಳು ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8ರವರೆಗೆ ನಡೆಯಲಿದೆ.

ಕಿಶೋರ್ ಜೇನಾ (ಜಾವೆಲಿನ್), ದೀಪ್ ಗ್ರೇಸ್ ಎಕ್ಕಾ, ಅಮಿತ್ ರೋಹಿದಾಸ್ (ಹಾಕಿ) ಅವರು ಈ ಕ್ರೀಡಾಪುಟಗಳಲ್ಲಿ ಒಳಗೊಂಡಿದ್ದಾರೆ.

ಫುಟ್‌ಬಾಲ್: ರೆಬೆಲ್ಸ್‌ಗೆ ಗೆಲುವು

ಬೆಂಗಳೂರು: ಬಿಬಿನ್ ಬಾಬು ಅವರ ಆಟದ ನೆರವಿನಿಂದ ರೆಬೆಲ್ಸ್ ಎಫ್‌ಸಿ ತಂಡವು ಬಿಡಿಎಫ್‌ಎ ಸೂಪರ್ ಡಿವಿಷನ್ ಫುಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ 2–1ರಿಂದ ಚಿಕ್ಕಮಗಳೂರು ಎಫ್‌ಸಿ ತಂಡವನ್ನು ಮಣಿಸಿತು.

ಬುಧವಾರ ನಡೆದ ಪಂದ್ಯದಲ್ಲಿ ಬಿಬಿನ್ 2 ಗೋಲು ಗಳಿಸಿದರು. ಚಿಕ್ಕಮಗಳೂರು ತಂಡದ ಇಲೆನ್ಸ್ ಶರ್ಮಾ ಒಂದು ಗೋಲು ಗಳಿಸಿದರು.

ಮತ್ತೊಂದು ಪಂದ್ಯದಲ್ಲಿ ಎಂಇಜಿ ಅಂಡ್ ಸೆಂಟರ್ ಎಫ್‌ಸಿ ತಂಡವು 2–0ಯಿಂದ ಬೆಂಗಳೂರು ಡ್ರೀಮ್ ಯುನೈಟೆಡ್ ಎಫ್‌ಸಿ ತಂಡವನ್ನು ಮಣಿಸಿತು. ನಿಯಾಸ್ ನಾಜರ್, ಶೇಕ್ ಮುಜೀಬ್ ತಲಾ ಒಂದು ಗೋಲು ಗಳಿಸಿದರು.

ಮೈಸೂರು ರೇಸ್

ಕಿಂಗ್ ಲೂಯಿಸ್ ಗೆಲ್ಲುವ ನಿರೀಕ್ಷೆ

ಡೆನ್ನಿಸ್ ಅಂಡ್ ಯೊನ್ನಿ ಜಾರ್ವಿಸ್ ಮೆಮೋರಿಯಲ್ ಕಪ್ ಗುರುವಾರದ ಮೈಸೂರು ರೇಸ್‌ಗಳ ಪ್ರಧಾನ ಆಕರ್ಷಣೆಯಾಗಿದ್ದು, ಕಿಂಗ್ ಲೂಯಿಸ್ ಈ ರೇಸ್‌ನಲ್ಲಿ ಗೆಲ್ಲುವ ನಿರೀಕ್ಷೆಯಿದೆ. ಮಧ್ಯಾಹ್ನ 2:00ಕ್ಕೆ ಪ್ರಾರಂಭವಾಗಲಿರುವ ದಿನದ ಏಳು ರೇಸ್‌ಗಳಿಗೆ ನಮ್ಮ ಆಯ್ಕೆ ಈ ಕೆಳಕಂಡಂತಿವೆ:

1ನೇ ರೇಸ್: ಅನ್ನೆ ಬೊಲಿನ್ 2, ಸ್ಪೈ ಪ್ರಿನ್ಸೆಸ್ 1, ಅಲ್ಟಿಮೇಟ್ ಚಾಯ್ಸ್ 9
2ನೇ ರೇಸ್: ಟ್ರೆಷರ್ ಚೆಸ್ಟ್ 1, ಡಾನ್ ರೈಸಿಂಗ್ 2, ಏರ್ ಬ್ಲಾಸ್ಟ್ 4
3ನೇ ರೇಸ್: ಶೀರ್ ಬ್ಲಿಸ್ 2, ಸ್ಟಾರ್ ಸ್ಪೆಕ್ 4, ಅವಿಸೇನ 5
4ನೇ ರೇಸ್: ಮಜಲ್ ಟೋವ್ 13, ಐರನ್ ಕ್ಲಾಡ್ 2, ಕ್ರೌನ್ ಕಾನ್ಸರ್ಟ್ 4
5ನೇ ರೇಸ್: ಕಿಂಗ್ ಲೂಯಿಸ್ 9, ಸಿರೆನಿಯಸ್ 8, ಶುಭಾಂಕರ್ 7
6ನೇ ರೇಸ್: ವೆಂಚೆಂಗ್ 1, ನ್ಯಾಚುರಲ್ ಒನ್ 6, ಕೂರ್ಗ್ ಜನರಲ್ 8
7ನೇ ರೇಸ್: ಊ ಲಾ ಲಾ 8, ತೆನಾಲಿ 1, ವಿಂಡ್ ಪವರ್ 7

ಉತ್ತಮ ಬೆಟ್: ಟ್ರೆಷರ್ ಚೆಸ್ಟ್

ಜಾಕ್‌ಪಾಟ್	1ನೇ ಟ್ರಿಬಲ್	2ನೇ ಟ್ರಿಬಲ್
3,4,5,6,7	3,4,5	5,6,7